



ಕರ್ನಾಟಕ ಸರ್ಕಾರ

ಶ್ರೀ ಕನ್ನಡ

ದ್ವಿತೀಯ ಭಾಷಾ ಕನ್ನಡ ಪಠ್ಯಪುಸ್ತಕ

(ಪರಿಷ್ಕಾರ - 2022)



ಒಂಬತ್ತನೇಯ ತರಗತಿ

ಕರ್ನಾಟಕ ಪಠ್ಯಪುಸ್ತಕ ಸಂಖ್ಯ (ರಿ.)

ನಂ. ೧, ೧೦೦ ಅಡಿ ವರ್ತುಲ ರಸ್ತೆ, ಬನಶಂಕರ,
ಮೂರನೆಯ ಹಂತ, ಬೆಂಗಳೂರು - ೫೬೦ ೦೫೫

ಪರ್ಯಾಪ್ತಸ್ತಕ ರಚನಾ ಸಮಿತಿ

ಅಧ್ಯಕ್ಷರು :

ಪ್ರೌ. ಕೆ. ಎಸ್. ಮಧುಸೂದನ

ನಿವೃತ್ತ ಪ್ರಾಂಶುಪಾಲರು, ಎ.ಪಿ.ಎಸ್. ಕಲಾ ಮತ್ತು ವಿಜ್ಞಾನ ಪದವಿ ಕಾಲೇಜು, ಬೆಂಗಳೂರು – ೧೯

ಸದಸ್ಯರು :

ಶ್ರೀ ಎಂ. ಆರ್. ಸುರೇಶ, ಬಿ.ಆರ್.ಎಿ., ಬಿ.ಆರ್.ಸಿ., ಶ್ರೀರಂಗಪಟ್ಟಣ, ಮಂಡ್ಯ ಜಿಲ್ಲೆ.

ಶ್ರೀ ಸಿ. ಬಿ. ಏರಭದ್ರಾಚಾರಿ, ಸಹ ಶಿಕ್ಷಕರು, ಬಾಲಕರ ಪದವಿಪೂರ್ವ ಕಾಲೇಜು, ಮಾಲೂರು, ಕೋಲಾರ ಜಿಲ್ಲೆ.

ಶ್ರೀ ಅಸೀಫ್ ಅಹ್ಮದ್, ಸಹ ಶಿಕ್ಷಕರು, ದ ಸಿಟಿ ಅಕಾಡೆಮಿ, ಜಾವ್ ಜಾವ್ ಕಾಲೋನಿ, ರಿಂಗ್ ರೋಡ್, ಕಲಬುರಗಿ.

ಶ್ರೀ ಸುಬ್ರಾಯ ಶರ್ಮ, ಕನ್ನಡ ಭಾಷಾ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಸಜ್ಜಲೂರು, ಮಂಡ್ಯ ಜಿಲ್ಲೆ.

ಶ್ರೀ ರವಿಕುಮಾರ ಕೆ. ಎಂ., ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಎಸ್. ಮಾದಾಮರ, ಕಡೂರು ತಾ. ಬಿಕ್ಕಮುಗಳೂರು ಜಿಲ್ಲೆ.

ಶ್ರೀ ಸುಂದರ ತೋಡಾರ್, ಚಿತ್ರಕಲಾ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಗೋಳ್ಜುಮಜಲು, ಬಂಟ್ವಾಳ ತಾ. ದಕ್ಷಿಣ ಕನ್ನಡ ಜಿಲ್ಲೆ – ೧೫
ಪರಿಶೀಲಕರು :

ಶ್ರೀ ಎ. ಬಿ. ಚಂದ್ರಶೇಖರ್, ಪ್ರಾಧ್ಯಾಪಕರು, ಶ್ರೀ ಆದಿಚುಂಚನಗಿರಿ, ಶಿಕ್ಷಣ ಮಹಾವಿದ್ಯಾಲಯ, ಚನ್ನರಾಯಪಟ್ಟಣ.

ಸಂಪಾದಕ ಮಂಡಳಿ ಸದಸ್ಯರು :

೧. ಪ್ರೌ. ಚಂದ್ರಶೇಖರ ಹಾಟೀಲ್, ಸಾಹಿತ್ಯಗಳು, ಸಂಕ್ರಮಣ ಪ್ರಕಾಶನ, ಎಲಚೆನಹಳ್ಳಿ, ಜೆ.ಪಿ. ನಗರ, ಬೆಂಗಳೂರು – ೨೮

೨. ಡಾ. ಕ. ಮರುಳಸಿದ್ಧಪ್ಪ, ಸಾಹಿತ್ಯಗಳು, ನಂ.೧೩೬, ರೀ ನೇ ಕ್ರೂಸ್, ಜೆ.ಪಿ.ನಗರ, ಬೆಂಗಳೂರು – ೨೮

೩. ಪ್ರೌ. ಸಾ.ಶಿ. ಮರುಳಯ್ಯ, ಸಾಹಿತ್ಯಗಳು, ರಾಗಿಣಿ, ಹಂಪಿನಗರ, ಬೆಂಗಳೂರು.

೪. ಪ್ರೌ. ಅ.ರಾ. ಮಿತ್ರ, ಸಾಹಿತ್ಯಗಳು, ಕೆ.ಎಚ್.ಬಿ. ಕಾಲೋನಿ, ಯಲಹಂಕ, ಬೆಂಗಳೂರು.

೫. ಡಾ. ವಿಷ್ಣು ಎಂ. ಶಿಂದೆ, ಸಹಾಯಕ ಪ್ರಾಧ್ಯಾಪಕರು, ಕನಾಂಟಿಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರ.

ಮುಖ್ಯ ಸಂಯೋಜಕರು :

ಪ್ರೌ. ಜ.ಎಸ್. ಮುಡಂಬಡಿತ್ತಾಯ

ಪರ್ಯಾಪ್ತಮ ಪರಿಷ್ಠರಣೆ ಮತ್ತು ಪರ್ಯಾಪ್ತಸ್ತಕ ರಚನೆ, ಕನಾಂಟಿಕ ಪರ್ಯಾಪ್ತಸ್ತಕ ಸಂಘ(ರಿ), ಬೆಂಗಳೂರು.

ಸಲಹೆ ಮತ್ತು ಮಾರ್ಗದರ್ಶನ :

೧. ಶ್ರೀ ನಾಗೇಂದ್ರಪುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕನಾಂಟಿಕ ಪರ್ಯಾಪ್ತಸ್ತಕ ಸಂಘ(ರಿ), ಬೆಂಗಳೂರು.

೨. ಶ್ರೀಮತಿ ಸಿ. ನಾಗಮನ್, ಉಪನಿರ್ದೇಶಕರು, ಕನಾಂಟಿಕ ಪರ್ಯಾಪ್ತಸ್ತಕ ಸಂಘ(ರಿ), ಬೆಂಗಳೂರು.

ಕಾರ್ಯಕ್ರಮ ಸಂಯೋಜಕರು :

ಶ್ರೀ ಪಾಂಡುರಂಗ, ಹಿರಿಯ ಸಹಾಯಕ ನಿರ್ದೇಶಕರು, ಕನಾಂಟಿಕ ಪರ್ಯಾಪ್ತಸ್ತಕ ಸಂಘ(ರಿ), ಬೆಂಗಳೂರು.

೨೦೦೫ ರ ರಾಷ್ಟ್ರೀಯ ಪರ್ಯಕ್ಷಮುದ ಆಧಾರದ ಮೇಲೆ ರಚಿತವಾದ ಕನಾಂಟಿಕ ರಾಜ್ಯ ಪರ್ಯವಸ್ತುವಿಗೆ ಅನುಗುಣವಾಗಿ ಕನಾಂಟಿಕ ಪರ್ಯಪುಸ್ತಕ ಸಂಖ್ಯೆ ೨೦೧೦ ನೇಯ ಸಾಲಿನಿಂದ ಒಂದರಿಂದ ಹತ್ತನೇಯ ತರಗತಿವರೆಗಿನ ಪರ್ಯಪುಸ್ತಕಗಳ ರಚನಾ ಕಾರ್ಯದಲ್ಲಿ ತೊಡಗಿದೆ. ಒಟ್ಟು ೧೨ ಭಾಷೆಗಳಲ್ಲಿ ಭಾಷಾ ಪರ್ಯಪುಸ್ತಕಗಳನ್ನು ಹಾಗೂ ೨ ಮಾಧ್ಯಮಗಳಲ್ಲಿ ಕೋರ್ ವಿಷಯಗಳನ್ನು ರಚನೆ ಮಾಡಲಾಗುತ್ತಿದೆ. ಇಂದ ಈ ನೇ ತರಗತಿಯವರೆಗೆ ಪರಿಸರ ವಿಜ್ಞಾನ, ಗಣಿತ ಇಲ್ಲಿ ರಿಂದ ೧೦ ನೇ ತರಗತಿಯವರೆಗೆ ಕೋರ್ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನಗಳಿರುತ್ತವೆ.

೨೦೦೫ ರ ರಾಷ್ಟ್ರೀಯ ಪರ್ಯಕ್ಷಮುದ ಈ ಕೆಳಗಿನ ವ್ಯೇಶಿಪ್ಪೆಗಳನ್ನು ಹೊಂದಿದೆ.

- + ಕಲಿಕೆಯನ್ನು ಜೀವನದ ಅವಶ್ಯಕತೆಗಳೊಂದಿಗೆ ಜೋಡಿಸುವುದು.
- + ಕಂಠಪಾಠ ವಿಧಾನದಿಂದ ಕಲಿಕೆಯನ್ನು ಮುಕ್ತಗೊಳಿಸುವುದು.
- + ಪರ್ಯಪುಸ್ತಕಗಳ ಹೊರತಾಗಿ ಪರ್ಯಕ್ಷಮವನ್ನು ಶ್ರೀಮಂತಗೊಳಿಸುವುದು
- + ಜ್ಞಾನದ ಅಭಿವೃದ್ಧಿಗೆ ಕಲಿಕಾ ಅನುಭವಗಳನ್ನು ಬಳಸುವುದು.
- + ಭಾರತದ ಪ್ರಜಾಸತ್ತಾತ್ಮಕ ನೀತಿಯನ್ನು ಮಕ್ಕಳ ಅವಶ್ಯಕತೆಗಳಿಗೆ ತಕ್ಷಂತೆ ಸ್ಪಂದಿಸುವುದು
- + ಶಿಕ್ಷಣವನ್ನು ಇಂದಿನ ಹಾಗೂ ಭವಿಷ್ಯದ ಜೀವನವರ್ಶಕತೆಗಳಿಗೆ ಹೊಂದುವಂತೆ ಮಾಡುವುದು
- + ವಿಷಯಗಳ ಮೇರೆಗಳನ್ನು ಮುರಿದು ಅವುಗಳ ಸಮಗ್ರದೃಷ್ಟಿಯ ಬೋಧನೆಯನ್ನು ಅಳವಡಿಸುವುದು
- + ಶಾಲೆಯ ಹೊರಗಿನ ಬದುಕಿಗೆ ಜ್ಞಾನ ಸಂಯೋಜನೆ.
- + ಮಕ್ಕಳಿಂದಲೇ ಜ್ಞಾನವನ್ನು ಅಭಿವೃದ್ಧಿ ಪಡಿಸುವುದು.

ನೂತನ ಪರ್ಯಪುಸ್ತಕಗಳನ್ನು ಕೆಳಗಿನ ಮೂಲಭೂತ ವಿಧಾನಗಳ ಆಧಾರದ ಮೇಲೆ ರಚಿಸಲಾಗಿದೆ. ಅಂತರ್ಗತ ವಿಧಾನ (Integrated Approach), ರಚನಾತ್ಮಕ ವಿಧಾನ (Constructive Approach) ಹಾಗೂ ಸುರುಳಿಯಾಕಾರದ ವಿಧಾನ (Spiral Approach).

ಪರ್ಯಪುಸ್ತಕಗಳಲ್ಲಿರುವ ವಿಷಯ ಹಾಗೂ ಅಭ್ಯಾಸಗಳು ವಿದ್ಯಾರ್ಥಿಗಳನ್ನು ಯೋಚನೆ ಮಾಡುವಂತೆ ಮಾಡಿ, ಚಟುವಟಿಕೆಗಳ ಮೂಲಕ ಜ್ಞಾನ ಹಾಗೂ ಸಾಮಾಜಿಕಗಳನ್ನು ಪಡೆಯುವಂತೆ ಮಾಡುವ ಪ್ರಯತ್ನ ಮಾಡಲಾಗಿದೆ. ಪರ್ಯವಸ್ತುಗಳೊಂದಿಗೆ ಅತ್ಯಂತ ಅವಶ್ಯಕ ಭಾರತೀಯ ಜೀವನ ಮೌಲ್ಯಗಳನ್ನು ಅಂತರ್ಗತವಾಗಿ ಬಳಸಲಾಗಿದೆ. ಈ ನೂತನ ಪರ್ಯಪುಸ್ತಕಗಳು ಪರೀಕ್ಷಾಮೂರಕ ದೃಷ್ಟಿಯಿಂದ ರಚಿತವಾಗಿಲ್ಲ. ಬದಲಾಗಿ ಅವುಗಳು ವಿದ್ಯಾರ್ಥಿಗಳ ಸರ್ವಾಂಗಿಣಿ ವ್ಯಕ್ತಿತ್ವ ವಿಕಸನಕ್ಕೆ ಪೂರ್ಕವಾಗಿವೆ. ತನ್ನೂಲಕ ಅವರನ್ನು ಸ್ವತಂತ್ರ ಭಾರತದ ಸ್ವಾಸ್ಥಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡುವ ಪ್ರಯತ್ನ ನಡೆದಿದೆ.

ಭಾಷಾ ಕಲಿಕೆಯಲ್ಲಿ ಅತ್ಯಂತ ಮುಖ್ಯ ಗುರಿಗಳಾದ ಆಲಿಸುವುದು, ವಾತನಾಡುವುದು, ಚೀದುವುದು, ಬರೆಯುವುದು ಹಾಗೂ ಆಕರ್ಗಂಥಗಳಿಂದ ವಿಷಯ ಸಂಗ್ರಹಣೆಯಂತಹ ಕ್ಷೇತ್ರವಾರು ಸಾಮಧ್ಯಗಳಿಗೆ ಒತ್ತು ನೀಡಲಾಗಿದೆ. ಈ ಕೌಶಲಗಳೊಂದಿಗೆ ಕ್ರಿಯಾತ್ಮಕ ವ್ಯಾಕರಣ, ಸೌಂದರ್ಯಪ್ರಜ್ಞೆ ಪ್ರಶಂಸಾ ಮನೋಭಾವ, ಮೌಲ್ಯಗಳ ಸಂವರ್ಧನೆ ಹಾಗೂ ಮಕ್ಕಳ ಅಭ್ಯಾಸ ಮಸ್ತಕಗಳಲ್ಲಿ ಅನೇಕ ಚಟುವಟಿಕೆಗಳನ್ನು ಮಕ್ಕಳಿಂದ ಮಾಡಿಸಿ ಅವರಲ್ಲಿ ಸಂಬಂಧಪಟ್ಟ ಸಾಮಧ್ಯ ಸಂವರ್ಧನೆಗೆ ಅನುವು ಮಾಡಿಕೊಡಬೇಕು. ಈ ಸಾಮಧ್ಯ ಮಕ್ಕಳಲ್ಲಿ ಬಂದಾಗ ಅವರು ಪರೀಕ್ಷೆಗಳಾಗಿ ಕಂತಪಾಠಕ್ಕೆ ಶರಣು ಹೋಗಬೇಕಾಗಿಲ್ಲ. ಪರ್ಯಾಪ್ತಮಸ್ತಕವು ಭಾಷಾ ಕೌಶಲಗಳ ಸಂವರ್ಧನೆಗೆ ಒಂದು ಮೂರಕವಸ್ತುವೆಂದು ಪರಿಗಣಿಸಲು, ಮಕ್ಕಳ ಮನೋವ್ಯೋಗಾಲ್ಯಾಪನ್ನು ಬೆಳೆಸಲು ವಿಷಯಗಳಿಗೆ ಸಂಬಂಧಿಸಿದಂತೆ ಅನೇಕ ಚಟುವಟಿಕೆಗಳನ್ನು ಪರ್ಯಾಪ್ತಮಸ್ತಕದಲ್ಲಿ ಒದಗಿಸಲಾಗಿದೆ. ಮಿತ್ರರೂಪಿಂದಿಗೆ ಗುಂಪುಗಳಲ್ಲಿ ಚಚ್ಚೆಯ ಮೂಲಕ ಅವರ ಅಭಿವೃತ್ತಿ ಹಾಗು ಸಂವಹನ ಕೌಶಲಗಳ ಸಂವರ್ಧನೆಯೇ ಕಲಿಕೆಯ ಗುರಿಯೆಂದು ಅಂತಹ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ರೀತಿಯ ಚಟುವಟಿಕೆಗಳು ಮಕ್ಕಳಲ್ಲಿ ಕಲಿಯುವ ಕಲೆ(learning to learn) ಹಾಗೂ ಕಲಿತುದನ್ನು ಜೀವನದಲ್ಲಿ ಅಳವಡಿಸುವ ಶಕ್ತಿ(learning to do) ಯನ್ನು ವ್ಯಾಧಿಮಾಡುತ್ತದೆ. ಪ್ರತಿ ಫಟಕದಲ್ಲಿಯೂ ಕೆಲವು ಜೀವನ ಮೌಲ್ಯಗಳನ್ನು ಅಂತರ್ಗತವಾಗಿ ಜೋಡಿಸಲಾಗಿದೆ. ಅವುಗಳನ್ನು ಮಕ್ಕಳೇ ಕಂಡುಹಿಡಿದು, ಚಚ್ಚೆಸಿ ಜೀವನದಲ್ಲಿ ಅವುಗಳ ಅರಿವನ್ನುಂಟುಮಾಡಿಕೊಳ್ಳುವಂತೆ ಮಾಡಬೇಕು.

ಕನಾರ್ಟಿಕ ಪರ್ಯಾಪ್ತಮಸ್ತಕ ಸಂಘವು ಈ ಮಸ್ತಕದ ತಯಾರಿಯಲ್ಲಿ ಸಹಕರಿಸಿದ ಸಮಿತಿಯ ಅಧ್ಯಕ್ಷರಿಗೆ, ಸದಸ್ಯರಿಗೆ, ಕಲಾಕಾರರಿಗೆ, ಪರಿಶೀಲಕರಿಗೆ, ಸಂಯೋಜಕ ಅಧಿಕಾರಿಗಳಿಗೆ ಮತ್ತು ಸಂಪಾದಕ ಮಂಡಳಿಯ ಸದಸ್ಯರಿಗೆ ಹೃತ್ಯಾವರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಕವಿಗಳ ಹಾಗೂ ಸಾಹಿತ್ಯಗಳ ಕೃತಿಗಳನ್ನು ಈ ಪರ್ಯಾಪ್ತಮಸ್ತಕಗಳಲ್ಲಿ ಅಳವಡಿಸಲಾಗಿದೆ. ಇದಕ್ಕೆ ತಮ್ಮ ಒಪ್ಪಿಗೆಯನ್ನು ನೀಡಿರುವ ಕವಿಗಳಿಗೆ ಹಾಗೂ ಸಾಹಿತ್ಯಗಳಿಗೆ ಪರ್ಯಾಪ್ತಮಸ್ತಕ ಸಂಘ ಆಭಾರಿಯಾಗಿದೆ.

ಪ್ರೋ. ಜಿ. ಎಸ್. ಮುಡಂಬಡಿತ್ತಾಯ

ಮುಖ್ಯ ಸಂಯೋಜಕರು
ಪರ್ಯಾಪ್ತಮಸ್ತಕ ಪರಿಷ್ಕರಣೆ ಹಾಗೂ ಪರ್ಯಾಪ್ತಮಸ್ತಕ ರಚನೆ

ಕನಾರ್ಟಿಕ ಪರ್ಯಾಪ್ತಮಸ್ತಕ ಸಂಘ (ಒ.)
ಬೆಂಗಳೂರು

ನಾಗೇಂದ್ರ ಶುಮಾರ್

ವ್ಯವಸಾಯ ನಿರ್ದೇಶಕರು
ಕನಾರ್ಟಿಕ ಪರ್ಯಾಪ್ತಮಸ್ತಕ ಸಂಘ (ರ.)
ಬೆಂಗಳೂರು

ಪಾಠ ಮಾಡುವ ಮುನ್ನ....

ಹದಿಹರೆಯದ ಹುಡುಗರಿಗೆ ಕನ್ನಡ ಕಲಿಸುವುದು ಎಂದರೇನು? ವಾಸ್ತವವಾಗಿ ಕನ್ನಡ ಕಲಿಸುವುದು ಎಂದರೆ ಕನ್ನಡವನ್ನು ಕೇಳಿಸಿಕೊಳ್ಳುವುದು. ಅಥವಾಡಿಕೊಳ್ಳುವುದು. ಅಥವಾಡಿಕೊಂಡದ್ದನ್ನು ಜೆನ್ನಾಗಿ ಅಭಿವೃತ್ತಿಸುವುದು ಹಾಗೂ ತಮಗೆ ಉಂಟಾದ ಭಾವನೆಗಳು ಮತ್ತು ಆಲೋಚನೆಗಳನ್ನು ತಪ್ಪಿಲ್ಲದಂತೆ ಕನ್ನಡದಲ್ಲಿ ಬರೆಯುವ ಹಾಗೆ ವಿದ್ಯಾರ್ಥಿಗಳನ್ನು ತಯಾರು ಮಾಡುವುದು - ಇವೇ ಆಗಿದೆ. ಈ ಅಂಶಗಳನ್ನು ಶೂನ್ಯದಲ್ಲಿ ಕಲಿಸಿಕೊಡಲಾಗುವುದಿಲ್ಲ. ಇದಕ್ಕೆ ಪೂರ್ಕವಾಗಿ ಒಂದು ಒಳ್ಳೆಯ ಪತ್ಯವಿರಬೇಕಾಗುತ್ತದೆ. ಇಂತಹ ಪತ್ಯವನ್ನು ಸಿದ್ಧಪಡಿಸುವಾಗ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವ ತರಗತಿ, ಅವರ ವಯೋಮಾನವನ್ನು ಗಮನದಲ್ಲಿಸಿಕೊಂಡು, ಒಟ್ಟು ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಗಳ ಪರಂಪರೆಯನ್ನು ಕಟ್ಟಿ ಕೊಟ್ಟಿರುವ ಬರೆವಣಿಗೆಯ ಪ್ರಾತಿನಿಧಿಕ ಪತ್ಯಪ್ರಸ್ತುತಿಯನ್ನು ಆಯ್ದು ಮಾಡಿಕೊಳ್ಳಬೇಕಾಗುತ್ತದೆ. ಈ ಅಂಶಗಳನ್ನು ಗಮನದಲ್ಲಿಸಿಕೊಂಡು ಈ ಪತ್ಯವನ್ನು ಸಿದ್ಧಗೊಳಿಸಿದೆ.

ವಿದ್ಯಾರ್ಥಿಗಳು ಮೇಲಿನ ಅಂಶಗಳನ್ನು ಕಲಿಯುವುದರ ಜೊತೆಗೆ ಒಳ್ಳೆಯ ಅಭಿರುಚಿ, ವಾಚನಾಸ್ತಕಿ, ಬದುಕಿನ ಘನತೆಯನ್ನು ಕುರಿತ ಗೌರವ, ವಿವಿಧ ಕಾವ್ಯಶಾಸ್ತ್ರ ಕಲಾ ವಿನೋದಗಳನ್ನು ಕುರಿತಂತೆ ಪ್ರಜ್ಞಾಪೂರ್ವಕ ಎಚ್ಚರ, ವಿವೇಕಯುತ ವಸ್ತುನಿಷ್ಠ ಜಿಂತನೆ, ಜೀವನ ಪ್ರೀತಿ - ಇವುಗಳನ್ನು ಈ ಪತ್ಯದ ಮೂಲಕ ಕುದುರಿಸಿಕೊಳ್ಳುತ್ತಾರೆ ಎಂಬುದು ಪತ್ಯಪ್ರಸ್ತುತಿ ರಚನಾ ಸಮಿತಿಯ ಆಶಯ. ಈ ನಿಟ್ಟನಲ್ಲಿ, ಬೋಧನೆ ಮಾಡುವ ಅಧ್ಯಾಪಕರ ಪಾಠ ತಂಬಾ ಜವಾಬ್ದಾರಿಯತವಾದದ್ದು.

ನಾಡಿನ ಮಹತ್ವದ ಲೇಖಿಕರ ಕಾವ್ಯ, ವೈಚಾರಿಕ ಬಿರೆವಣಿಗೆ, ಪ್ರಬುಂಧ ಮುಂತಾದ ಲೇಖನಗಳು, ಅವುಗಳಿಗೆ ಪೂರ್ಕವಾಗಿ ನೀಡಿರುವ ವ್ಯಾಕರಣ ವಿಶೇಷ, ಭಾಷಾವಿಚಾರ, ಅಭ್ಯಾಸ ಮುಂತಾದವುಗಳನ್ನು ವಿದ್ಯಾರ್ಥಿಗಳಿಂದ ಅನುಷ್ಠಾನಕ್ಕೆ ತರಿಸಿ, ಪತ್ಯಭಾಗದಲ್ಲಿನ ಸೂಕ್ತಾಂಶಗಳು ಹಾಗೂ ಒಳನೋಟಿಗಳನ್ನು ವಿದ್ಯಾರ್ಥಿಗಳ ಮನಸ್ಸಿಗೆ ರವಾನೆಯಾಗುವಂತೆ ಪಾಠ ಮಾಡುವ ಪ್ರಕ್ರಿಯೆಯಲ್ಲಿ ಅಧ್ಯಾಪಕರು ಕ್ರಿಯಾತ್ಮಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಶೈಕ್ಷಣಿಕ ಹೊರಸಂಚಾರದಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ವಿಷಯ ಮನನ ಮಾಡಿಕೊಡಬಹುದು. ಶೈಕ್ಷಕರು ವಿದ್ಯಾರ್ಥಿಗಳನ್ನು ಧರ್ಮಾರ್ಥಿತವಾಗಿ ವೈಚಾರಿಕವಾಗಿ ಬಲಪಡಿಸಬೇಕಾದ್ದು ಅಗತ್ಯ. ಇದಕ್ಕೆ ಈ ಪತ್ಯ ನೆರವು ನೀಡಿದರೆ ನಮ್ಮ ಶ್ರಮವು ಸಾರ್ಥಕ.

ಮೇಲ್ಮುಂದ ವಿಷಯಗಳನ್ನು ಕುರಿತು ಜೀಜಾಸ್ತ ಮಾಡಿ ಒಂದು ಒಳ್ಳೆಯ ಪತ್ಯವೆಂದು ಸಮಿತಿಯು ನಂಬಿರುವ ಈ ಪತ್ಯವನ್ನು ಅಣಿಗೊಳಿಸಲು ಕ್ರಿಯಾತ್ಮಕವಾಗಿ ವಿವಿಧ ನೆಲೆಗಳಲ್ಲಿ ನೆರವು ನೀಡಿರುವ ಕನಾರ್ಟಕ ಪತ್ಯಪ್ರಸ್ತುತಿ ಸಂಘದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಉಪ ನಿರ್ದೇಶಕರು ಹಾಗೂ ಸಂಯೋಜಕರಾದ ಪ್ಲೇ. ಜಿ.ಎಸ್. ಮುಂಬಡಿತ್ತಾಯ, ಕಾರ್ಯಕ್ರಮ ಸಂಯೋಜಕ ಹಾಗೂ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀ ಪಾಂಡುರಂಗ ಮತ್ತು ಪರಿಶೀಲಕ ಶ್ರೀ ಎ.ಬಿ.ಚಂದ್ರಶೇಖರ ಹಾಗೂ ಸಮಿತಿ ಸದಸ್ಯರು - ಇವರುಗಳನ್ನು ಕೃತಜ್ಞತೆಗಳಿಂದ ಸೃಷ್ಟಿಸಿಕೊಳ್ಳುತ್ತೇನೆ. ಸಂಪಾದಕ ಮಂಡಳಿ ಸದಸ್ಯರ ಸೂಕ್ತ ಸಲಹೆ ಮಾರ್ಗದರ್ಶನಗಳಿಗೆ ನಾನು ವಿಶೇಷವಾಗಿ ಶ್ರಮಿಸುತ್ತೇನೆ.

ಕೆ. ಎಸ್. ಮಧುಸೂದನ
ಅಧ್ಯಕ್ಷರು, ತಿಳಿ ಕನ್ನಡ - ೬
ಪತ್ಯಪ್ರಸ್ತುತಿ ರಚನಾ ಸಮಿತಿ

ಪರ್ಯಾಪ್ತಸ್ತಕ ಪರಿಷ್ಕರಣ ಸಮಿತಿಗಳ ವಿವರ

ಸರ್ವಾಧ್ಯಾಕ್ಷರು

ಮೈ. ಬರಗೂರು ರಾಮಚಂದ್ರಪ್ಪ

ರಾಜ್ಯ ಪರ್ಯಾಪ್ತಸ್ತಕ ಪರಿಷ್ಕರಣ ಸಮಿತಿ, ಕನಾರ್ಕಿಕ ಪರ್ಯಾಪ್ತಸ್ತಕ ಸಂಘ(ರ), ಬೆಂಗಳೂರು-೮೫

ಅಧ್ಯಕ್ಷರು

ಡಾ. ಕೆಂಪೇಗೌಡ

ನಿವೃತ್ತ ಪ್ರಾಧ್ಯಾಪಕರು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ತಿ, ಮೈಸೂರು-೬

ಸದಸ್ಯರು

ಡಾ. ಬಂಗಾರಿಮತ ಎಸ್. ವಿ.

ಮುಖ್ಯಾತ್ಮಕರು, ಸರ್ಕಾರಿ ಪ್ರೌಢಶಾಲೆ,
ಮದಕಲಕಟ್ಟಿ, ಧಾರವಾಡ ಜಿಲ್ಲೆ.

ಶ್ರೀ ಪ್ರಕಾಶ್ ಎಸ್.

ಸೀ.ಆರ್.ಪಿ. ಕೈತ್ತ್ರಿ ಸಂಪನ್ಮೂಲ ಕೇಂದ್ರ, ಮದ್ರಾಸ.
ಮಂಡ್ಯ ಜಿಲ್ಲೆ.

ಶ್ರೀ ವೆಂಕಟೇಶ್ ಡಿ. ಎನ್.

ಚಿತ್ರಕಲಾ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ,
ಉರಮಾರ ಕಸಲಗರೆ, ಮಂಡ್ಯ ದಟ್ಟಿ ವಲಯ.

ಡಾ. ಗಣೇಶ್ ಜಿ. ಎಂ.

ಸಹಾಯಕ ಪ್ರಾಧ್ಯಾಪಕರು, ಎಂ.ಎಲ್.ಎಂ.ಎನ್.

ಶಿಕ್ಷಣ ಮಹಾವಿದ್ಯಾಲಯ, ಜ್ಯೋತಿನಗರ, ಚಿಕ್ಕಮಗಳೂರು.

ಡಾ. ಕೆ. ಪರೀಷ್ಠಾ

ಲೇಖಕ, ನಂ.ಬಿ/ಇ ನೇನೇ ಮಹಡಿ, ನೇನೇ ಬ್ಲಾಕ್,

ನೇನೇ ಕ್ರಾಸ್, ಆರ್.ಟಿ. ನಗರ, ಬೆಂಗಳೂರು.

ಶ್ರೀ ನಾಗರಾಜಾಚಾರಿ

ಕನ್ನಡ ಶಿಕ್ಷಕರು, ಸರ್ಕಾರಿ ಉದ್ಯುಕ್ತ ಪ್ರೌಢಶಾಲೆ,

ಡಾ.ಟಿ.ಸಿ.ಎಂ. ರಾಯನ್ ರಸ್ತೆ, ಬೆಂಗಳೂರು.

ಡಾ. ಎಚ್.ಎಸ್. ರಾಘವೇಂದ್ರರಾವ್

ನಿವೃತ್ತ ಪ್ರಾಧ್ಯಾಪಕರು, #೨, ಇನ್ನೇ ಕ್ರಾಸ್, ಇನ್ನೇ ಫೇಸ್. ಜೆ.ಪಿ.ನಗರ, ಬೆಂಗಳೂರು-೬೮

ಡಾ. ಜಿ.ಆರ್. ತಿಪ್ಪೇಶ್ವಾಮಿ

ನಿವೃತ್ತ ಪ್ರಾಧ್ಯಾಪಕರು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ,
ಮಾನಸ ಗಂಗೋತ್ತಿ, ಮೈಸೂರು-೬

ಡಾ. ಸೈಯದ್ ಜಮೀರ್ ಉಲ್ಲಾಪರೀಷ್

ನಿವೃತ್ತ ಪಾಂಪುಪಾಲರು, ಭಟ್ಟಳ,
ಉತ್ತರ ಕನ್ನಡ ಜಿಲ್ಲೆ.

ಡಾ. ಯಲ್ಲಪ್ಪ ಹಿಮೃಡಿ

ಎಸ್.ಪಿ.ಎಂ. ಕೆಲಾ ಮತ್ತು ವಾಸಿಜ್ಞ ಕಾಲೇಜು,
ರಾಯಬಾಗ, ಬೆಂಗಳೂರು.

ಸೆಲದೆ ಮತ್ತು ಮಾರ್ಗದರ್ಶನ

ಶ್ರೀ ಎಂ.ಪಿ. ಮಾದೇಗೌಡ, ವ್ಯವಸ್ಥಾಪಕ ನಿರ್ದೇಶಕರು, ಕನಾರ್ಕಿಕ ಪರ್ಯಾಪ್ತಸ್ತಕ ಸಂಘ(ರ), ಬೆಂಗಳೂರು-೮೫

ಶ್ರೀ ಕೆ.ಜಿ. ರಂಗಯ್ಯ್ ಉಪನಿರ್ದೇಶಕರು, ಕನಾರ್ಕಿಕ ಪರ್ಯಾಪ್ತಸ್ತಕ ಸಂಘ(ರ), ಬೆಂಗಳೂರು-೮೫

ಕಾರ್ಯಕ್ರಮ ಸಂಯೋಜಕರು

ಶ್ರೀಮತಿ ಎಂ.ಡಿ. ಉಪಾ, ಹಿರಿಯ ಸಹಾಯಕ ನಿರ್ದೇಶಕರು, ಕನಾರ್ಕಿಕ ಪರ್ಯಾಪ್ತಸ್ತಕ ಸಂಘ(ರ), ಬೆಂಗಳೂರು-೮೫

ಪರಿಷ್ಕರಣೆ ಕುರಿತು

ಒಂದರಿಂದ ಹತ್ತನೇ ತರಗತಿಯ ಪಠ್ಯಪುಸ್ತಕಗಳ ಬಗ್ಗೆ ಪ್ರಕಟಗೊಂಡ ಸಾರ್ವಜನಿಕ ಅಭಿಪ್ರಾಯಗಳನ್ನು ಗಮನಿಸಿ ಮಾನ್ಯ ಮುಖ್ಯಮಂತ್ರಿಯವರೂ ಅಧ್ಯಾಸಚಿವರೂ ಆಗಿರುವ ಶ್ರೀ ಸಿದ್ಧರಾಮಯ್ಯನವರು ತಮ್ಮು ಅಂದಳಿ-ಒಬ್ಬ ರ ಬಚೆಟೋನಲ್ಲಿ ತಜ್ಜರು ಸಮಿತಿಯನ್ನು ರಚಿಸುವ ಫೋಷಣೆ ಮಾಡಿದರು. ತಜ್ಜರು ಅನುಸರಿಸಬೇಕಾದ ಮೂಲ ಆಶಯವನ್ನು ಹೀಗೆ ಹೇಳಿದರು: “ಪಠ್ಯಪುಸ್ತಕಗಳನ್ನು ಸಾಮಾಜಿಕ ಸಾಮರಸ್ಯ, ಸ್ವೇತಿಕ ಮೌಲ್ಯಗಳು, ವೈಕೀಕ್ರಿಯೆ ವಿಕಸನ, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ, ಜಾತ್ಯತೀತೆ ಮತ್ತು ರಾಷ್ಟ್ರೀಯ ಬದ್ಧತೆಗಳಿಗೆ ಅನುವಾಗುವಂತೆ ತಜ್ಜರು ಸಮಿತಿಯನ್ನು ಮನರ್ ರಚಿಸಲಾಗುವುದು” ಇದು ಬಚೆಟೋ ಭಾಷಣದಲ್ಲಿ ಸಾದರಪಡಿಸಿದ ಆಶಯ.

ಅನಂತರ ಶಿಕ್ಷಣ ಇಲಾಖೆಯ ಒಂದರಿಂದ ಹತ್ತನೇ ತರಗತಿಯವರೆಗಿನ ಪಠ್ಯಪುಸ್ತಕಗಳ ಪರಿಷ್ಕರಣೆಗಾಗಿ ಅಂತರಿಕ್ಷಾಯಿತಿ ದಿನಾಂಕ: ೨೪. ೧೧. ೨೦೧೪ ರಂದು ಆದೇಶ ಹೊರಡಿಸಿತು. ಈ ಸಮಿತಿಗಳು ವಿಷಯವಾರು ಮತ್ತು ತರಗತಿವಾರು ಮಾನದಂಡಕ್ಕನುಗುಣವಾಗಿ ರಚಿತವಾದವು. ವಿವಿಧ ಪರ್ಯಾವರಣೆಗಳಿಗೆ ಸಂಬಂಧಿಸಿದ ತಜ್ಜರು, ಅಧ್ಯಾಪಕರು ಈ ಸಮಿತಿಗಳಲ್ಲಿದ್ದಾರೆ. ಈಗಾಗಲೇ ಲಿಖಿತವಾಗಿ ಬಂದಿರುವ ಅನೇಕ ಆಳ್ವಿಕೆಗಳು ಮತ್ತು ವಿಶೇಷಜ್ಞಾನಗಳನ್ನು ಪರಿಶೀಲಿಸಿ, ತಮ್ಮ ಒಪ್ಪುಗಳ ಬಗ್ಗೆ ನಿರ್ಣಯಿಸಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಹೊಣೆಹೊತ್ತ ಈ ಸಮಿತಿಗಳಿಗೆ ‘ಅಗತ್ಯವಿದ್ವಲ್ಲಿ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ನಂತರ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ’ ಸ್ವಾತಂತ್ರ್ಯವನ್ನು ೨೪.೧೧.೨೦೧೪ ರಂದು ಆದೇಶ ಹೊರಡಿಸಿ ‘ಅಗತ್ಯವಿದ್ವಲ್ಲಿ ಮನರ್ ರಚಿಸುವ’ ಸ್ವಾತಂತ್ರ್ಯವನ್ನು ನೀಡಲಾಯಿತು. ಹೀಗೆ ಸಮಗ್ರ ಪರಿಷ್ಕರಣೆಗೊಂಡ ಪಠ್ಯಪುಸ್ತಕಗಳನ್ನು ೨೦೧೯-೨೧ ರ ಬದಲು ೨೦೨೧-೨೮ ನೇ ಶೈಕ್ಷಣಿಕ ವರ್ಷದಲ್ಲಿ ಜಾರಿಗೊಳಿಸಲಾಗುವುದೆಂದು ಇದೇ ಆದೇಶದಲ್ಲಿ ತಿಳಿಸಲಾಯಿತು.

ಅನೇಕ ವೈಕೀಕರಣೆಗಳೂ ಸಂಘಟನೆಗಳೂ ಸ್ವಯಂಂಪ್ರೇರಿತರಾಗಿ ಪಠ್ಯಪುಸ್ತಕಗಳ ಮಾಹಿತಿ ದೋಷ, ಆಶಯ ದೋಷಗಳನ್ನು ಪಟ್ಟಿಮಾಡಿ ಶಿಕ್ಷಣ ಸಚಿವರಿಗೆ, ಪಠ್ಯಪುಸ್ತಕ ಸಂಘಕ್ಕೆ ಕಳುಹಿಸಿದ್ದರು. ಅವುಗಳ ಪರಿಶೀಲನೆ ಮಾಡಿದ್ದಲ್ಲದೆ, ಸಮಿತಿಗಳಾಚಿಗೆ ಅನೇಕ ಸಂವಾದಗಳನ್ನು ವರ್ಷದಲ್ಲಿ ವಿಷಯ ವಿನಿಮಯ ಮಾಡಿಕೊಂಡಿದ್ದೇವೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಅಧ್ಯಾಪಕರ ಸಂಘಗಳ ಜೊತೆ ಚರ್ಚಿಸಿದ್ದಲ್ಲದೆ ಪ್ರಶ್ನಾವಳಿ ಸಿದ್ಧಪಡಿಸಿ ಅಧ್ಯಾಪಕರಿಗೆ ಕಳಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಅಧ್ಯಾಪಕರು, ವಿಷಯ ಪರಿವೀಕ್ಷಕರು ಮತ್ತು ಡಯಟ್ ಪ್ರಾಂಶುಪಾಲರ ಪ್ರಶ್ನೆಗಳ ಸಭೆಗಳನ್ನು ನಡೆಸಿ ವಿಶೇಷಜ್ಞಾತ್ವಕ್ಕೆ ಅಭಿಮತಗಳನ್ನು ಪಡೆಯಲಾಗಿದೆ. ವಿಜ್ಞಾನ, ಸಮಾಜವಿಜ್ಞಾನ, ಗಣಿತ, ಭಾಷೆ ಸಾಹಿತ್ಯಗಳಿಗೆ ಸಂಬಂಧಿಸಿದ ತಜ್ಜರಿಗೆ ಮೊದಲೇ ಪಠ್ಯಪುಸ್ತಕಗಳನ್ನು ಕಳುಹಿಸಿ ಆನಂತರ ಸಭೆನಡೆಸಿ ಚರ್ಚಿಸಲಾಗಿದೆ. ಮಹಿಳಾ ಸಂಘಟನೆ ಹಾಗೂ ವಿಜ್ಞಾನ ಸಂಬಂಧಿ ಸಂಸ್ಥೆಗಳನ್ನು ಆಹ್ವಾನಿಸಿ ಚಿಂತನೆ ನಡೆಸಲಾಗಿದೆ. ಹೀಗೆ ಎಲ್ಲಾ ಮೂಲಗಳಿಂದ ಪಡೆದ ಅರಿವಿನ ಆಧಾರದ ಮೇಲೆ ಪಠ್ಯಪುಸ್ತಕಗಳನ್ನು ಅಗತ್ಯವಿದ್ವಕ್ಕೆ ಪರಿಷ್ಕರಿಸಲಾಗಿದೆ.

ಬಹುಮುಖ್ಯವಾದ ಇನ್ನೊಂದು ಸಂಗತಿಯನ್ನು ಇಲ್ಲಿ ಹೇಳಬೇಕು. ಕೇಂದ್ರೀಯ ಶಾಲಾ (ಎನ್.ಸಿ.ಇ.ಆರ್.ಟಿ) ಪಠ್ಯಪುಸ್ತಕಗಳ ಜೊತೆ ರಾಜ್ಯದ ಪಠ್ಯಪುಸ್ತಕಗಳನ್ನು ತೆಲನಿಕವಾಗಿ ಅಧ್ಯಯನ ಮಾಡಿ

ಸಲಹೆಗಳನ್ನು ನೀಡಲು ವಿಚಾರಣೆ, ಗಣತೆ ಮತ್ತು ಸಮಾಜವಿಚಾರಣೆಕ್ಕೆ ಸಂಬಂಧಿಸಿದಂತೆ ತಜ್ಞರ ಮೂರು ಸಮಿತಿಗಳನ್ನು ರಚಿಸಲಾಯಿತು. ಈ ಸಮಿತಿಗಳು ನೀಡಿದ ತೌಲನಿಕ ವಿಶೇಷಣೆ ಮತ್ತು ಸಲಹೆಗಳನ್ನು ಅಧರಿಸಿ ರಾಜ್ಯ ಪರ್ಯಾಪ್ತಸ್ತಕಗಳ ಗುಣಮಟ್ಟವನ್ನು ಹೆಚ್ಚಿಸಲಾಗಿದೆ. ಕೇಂದ್ರೀಯ ಶಾಲಾ ಪರ್ಯಾಪ್ತಸ್ತಕಗಳಿಗಿಂತ ನಮ್ಮ ರಾಜ್ಯದ ಪರ್ಯಾಪ್ತಸ್ತಕಗಳ ಗುಣಮಟ್ಟ ಕಡಿಮೆಯಾಗದಂತೆ ಕಾಯ್ದುಕೊಳ್ಳಲಾಗಿದೆ. ಜೊತೆಗೆ ಆಂಧ್ರ, ತಮಿಳನಾಡು, ಮಹಾರಾಷ್ಟ್ರಗಳ ಪರ್ಯಾಪ್ತಸ್ತಕಗಳ ಜೊತೆ ನಮ್ಮ ಪರ್ಯಾಪ್ತಸ್ತಕಗಳನ್ನು ಪರಿಶೀಲಿಸಲಾಗಿದೆ.

ಇನ್ನೊಂದು ಸ್ವಫ್ಟ್‌ನೇಯನ್ನು ನೀಡಲು ಬಯಸುತ್ತೇನೆ. ನಮ್ಮ ಸಮಿತಿಗಳು ಮಾಡಿರುವುದು ಪರಿಪೂರಣೆಯೇ ಹೊರತು ಪರ್ಯಾಪ್ತಸ್ತಕಗಳ ಸಮಗ್ರ ರಚನೆಯಲ್ಲ. ಆದ್ದರಿಂದ ಈಗಾಗಲೇ ರಚಿತವಾಗಿರುವ ಪರ್ಯಾಪ್ತಸ್ತಕಗಳ ಸ್ವರೂಪಕ್ಕೆ ಎಲ್ಲಿಯೂ ಧಕ್ಕೆಯಂಟು ಮಾಡಿಲ್ಲ. ಲಿಂಗಕ್ಕೆ ಸಮಾನತೆ, ಪ್ರಾದೇಶಿಕ ಪ್ರಾತಿನಿಧ್ಯ, ರಾಷ್ಟ್ರೀಯ ಸಮಗ್ರತೆ, ಸಮಾನತೆ, ಸಾಮಾಜಿಕ ಸಾಮರಸ್ಯಗಳ ಹಿನ್ನೆಲೆಯಲ್ಲಿ ಕೆಲವು ಪರಿಪೂರಣೆಗಳು ನಡೆದಿವೆ. ಹೀಗೆ ಪರಿಪೂರಿಸುವಾಗ ರಾಷ್ಟ್ರೀಯ ಪರ್ಯಾಕ್ರಮ ಚೌಕಟ್ಟು ಮತ್ತು ರಾಜ್ಯ ಪರ್ಯಾಕ್ರಮ ಚೌಕಟ್ಟುಗಳನ್ನು ಮೀರಿಲ್ಲವೆಂದು ತಿಳಿಸಬಯಸುತ್ತೇನೆ: ಜೊತೆಗೆ ನಮ್ಮ ಸಂವಿಧಾನದ ಆಶಯಗಳನ್ನು ಅನುಸರಿಸಲಾಗಿದೆ. ಸಮಿತಿಗಳು ಮಾಡಿದ ಪರಿಪೂರಣೆಯನ್ನು ಮತ್ತೊಮ್ಮೆ ಪರಿಶೀಲಿಸಲು ವಿಷಯವಾರು ಉನ್ನತ ಪರಿಶೀಲನ ಸಮಿತಿಗಳನ್ನು ರಚಿಸಿ ಅಭಿಪ್ರಾಯಪಡೆದು ಅಳವಡಿಸಲಾಗಿದೆ.

ಹೀಗೆ ಕ್ರಮಬದ್ಧವಾಗಿ ನಡೆದ ಕೆಲಸಕ್ಕೆ ತಮ್ಮನ್ನು ತಾವು ಸಂಪೂರ್ಣ ತೊಡಗಿಸಿಕೊಂಡ ಏಂ ಸಮಿತಿಗಳ ಅಧಿಕರು ಮತ್ತು ಸದಸ್ಯರನ್ನು ಹಾಗೂ ಉನ್ನತ ಪರಿಶೀಲನಾ ಸಮಿತಿಯ ಸಮಸ್ಯರನ್ನು ಕೃತಜ್ಞತೆಯಿಂದ ನೇನೆಯುತ್ತೇವೆ. ಅಂತಹೀ ಸಮಿತಿಗಳ ಕೆಲಸ ಸುಗಮವಾಗಿ ನಡೆಯವಂತೆ ವ್ಯವಸ್ಥೆಯಾಡಲು ಕಾರ್ಯಕ್ರಮ ಅಧಿಕಾರಿಗಳಾಗಿ ನಿಷ್ಪೇಣಿಯಂದ ದುಡಿದ ಪರ್ಯಾಪ್ತಸ್ತಕ ಸಂಘದ ಎಲ್ಲಾ ಅಧಿಕಾರಿಗಳನ್ನೂ ನೇನೆಯುತ್ತೇವೆ. ಸಹಕರಿಸಿದ ಸಿಬ್ಬಂದಿಗೂ ನಮ್ಮ ವಂದನೆಗಳು. ಅಭಿಪ್ರಾಯ ನೀಡಿ ಸಹಕರಿಸಿದ ಸರ್ವ ಸಂಘಟನೆಗಳು ಮತ್ತು ತಜ್ಞರಿಗೆ ಧನ್ಯವಾದಗಳು.

(ಶ್ರೀಎಂ.ಪಿ. ಮಾದೇಗೌಡ)

ವ್ಯವಸ್ಥಾಪಕ ನಿರ್ದೇಶಕರು

ಕನಾರ್ಚಿಕ ಪರ್ಯಾಪ್ತಸ್ತಕ ಸಂಘ (ರ.)

ಬೆಂಗಳೂರು-೮೫

(ಮೌ. ಬರಗೂರು ರಾಮಚಂದ್ರಪ್ಪ)

ಸರ್ವಾಧ್ಯಾಕ್ಷರು

ರಾಜ್ಯ ಪರ್ಯಾಪ್ತಸ್ತಕ ಪರಿಪೂರಣ ಸಮಿತಿ

ಕನಾರ್ಚಿಕ ಪರ್ಯಾಪ್ತಸ್ತಕ ಸಂಘ(ರ.)

ಬೆಂಗಳೂರು-೮೫

ಮನರ್ ಪರಿಶೀಲನೆಯ ಕುರಿತು

ಎಂದಿಗೆ ಶೈಕ್ಷಣಿಕ ವರ್ಷದಲ್ಲಿ ಪ್ರಕಟವಾದ ಪಠ್ಯಪುಸ್ತಕಗಳು ರಾಜಕೀಯ ಕಾರಣಗಳಿಗಾಗಿ ಅದೇ ವರ್ಷ ಪರಿಷ್ಕರಣೆಗೆ ಒಳಗಾದವು. ಪರಿಷ್ಕತ ಪಠ್ಯಪುಸ್ತಕಗಳು ೨೦೧೨-೧೩ರ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಕ್ಯೆ ತಲುಪಿದವು. ಪರಿಷ್ಕತ ಪಠ್ಯಗಳಲ್ಲಾದ ಬದಲಾವಣೆಗಳ ಬಗ್ಗೆ ವ್ಯಾಪಕ ಟಿಕೆ, ವಿಮರ್ಶೆಗಳು ಬಂದವು. ಶಿಕ್ಷಣದ ಮೂಲ ಆಶಯಗಳನ್ನು ಬದಿಗಿಟ್ಟಿ ಸ್ವಂತತಾಸಕ್ತಿಯ ಸಿದ್ಧಾಂತಗಳ ಪ್ರಚಾರಕ್ಕೆ ಪಠ್ಯಪುಸ್ತಕಗಳನ್ನು ಬಳಸಿಕೊಳ್ಳಲಾಯಿತೆಂಬ ಆಕ್ಷೇಪ ಎಲ್ಲೆಡೆಯಿಂದ ಕೇಳಬಂದ ಹಿನ್ನೆಲೆಯಲ್ಲಿ ಕೆನಾರ್ಟಕ ಸರಕಾರವು ೨೦೨೧ರಲ್ಲಿ ಈ ಪಠ್ಯಗಳ ಮರುಪರಿಶೀಲನೆ ನಡೆಸುವಂತೆ ಆದೇಶಿಸಿ ಒಂದು ಸಮಿತಿಯನ್ನು ರಚಿಸಿತು. ಈ ಸಮಿತಿಯು ಆಪಾದನೆ ಕೇಳಬಂದ ನಿರ್ದಿಷ್ಟ ಪಠ್ಯಪುಸ್ತಕಗಳನ್ನು ಆಮೂಲಾಗ್ರ ಪರಿಶೀಲಿಸಿ ಬದಲಾವಣೆಗಳನ್ನು ಸೂಚಿಸಿದೆ.

ಇಂದಿನ ಮುಕ್ತಭೇ ಮುಂದಿನ ಜನಾಂಗವೆಂಬ ಮಾತಿದೆ. ಶಾಲೆಗಳಲ್ಲಿ ಓದುವ ಇಂದಿನ ಮುಕ್ತಭೇಗೆ ನಾವು ಎಂಥ ಪಠ್ಯಗಳನ್ನು ಬೋಧಿಸುತ್ತೇವೆಂಬುದರ ಮೇಲೆ ಸಮಾಜದ ಭವಿಷ್ಯ ನಿಂತಿದೆ. ವಿದ್ಯಾರ್ಥಿಗಳು ಓದುವ ಪಠ್ಯಗಳು ಆರೋಗ್ಯಕರ ಚಿಂತನೆಗಳನ್ನು ಬಳಗೊಂಡಿರಬೇಕು. ಸಮಾಜದ ವಿವಿಧ ವರ್ಗ-ಸಮುದಾಯಗಳಲ್ಲಿ ಪರಸ್ಪರ ಅಪನಂಬಿಕೆ, ದೈತ್ಯ, ತಾತ್ಪರಗಳನ್ನು ಹರಡುವಂತಿರಬಾರದು. ಅವರಲ್ಲಿ ರಾಷ್ಟ್ರೀಯತೆಯನ್ನೂ ದೇಶಪ್ರೇಮವನ್ನೂ ಉದ್ದೀಪಿಸುವಂತಿರಬೇಕು. ರಾಷ್ಟ್ರ, ದೇಶಗಳಲ್ಲಿ ಆಗಿಹೋದ ಸಂಗೀತಗಳ ಬಗ್ಗೆ ನಿಖಿರವಾದ, ವಸ್ತುನಿಷ್ಪತ್ತಾದ ಮಾಹಿತಿ ದೊರೆಯವಂತಿರಬೇಕು. ಅವರಿಗೆ ಸ್ಥಳೀಯ ಸಂಸ್ಕೃತಿ, ಭಾಷೆ, ಜನಪದಗಳ ಪರಿಚಯವಾಗುವಂತಿರಬೇಕು. ಒಟ್ಟಾರೆಯಾಗಿ ಪಠ್ಯಗಳು ವಿದ್ಯಾರ್ಥಿಗಳನ್ನು ಉತ್ತಮ, ಜವಾಬ್ದಾರಿಯತ, ಪ್ರಜ್ಞಾವಂತ, ಮುಕ್ತ ಮನಸ್ಸಿನ, ಸಭ್ಯ ನಾಗರಿಕರನ್ನಾಗಿ ಮಾಡಬೇಕು. ಆ ಜವಾಬ್ದಾರಿಯನ್ನು ಗಮನದಲ್ಲಿಸಿಕೊಂಡು ಪಾಠಗಳನ್ನು ಪರಿಷ್ಕರಣೆ ಮಾಡಬೇಕಾಯಿತು.

೨೦೧೪ರಲ್ಲಿ ಪರಿಷ್ಕರಣೆಗೆ ಒಳಗಾಗಿದ್ದ ಭಾಷಾ ಪಠ್ಯಗಳಲ್ಲಿ ನಮಗೆ ಅನೇಕ ಸಮಸ್ಯೆಗಳು ಕಂಡುಬಂದವು. ಅವುಗಳನ್ನು ಸರಿಪಡಿಸಲು ಪಠ್ಯಪುಸ್ತಕಗಳ ಪರಿಶೀಲನೆ, ಪರಿಷ್ಕರಣೆಗಳಲ್ಲಿ ನಾವು ನಮ್ಮದೇ ಆದ ಚೌಕಟ್ಟನ್ನು ನಿರ್ಮಿಸಿಕೊಂಡೆವು. ಭಾಷಾಪಠ್ಯವು ಇರುವುದು ವಿದ್ಯಾರ್ಥಿಯಲ್ಲಿ ಅಭಿವೃದ್ಧಿಯ ಸಾಮರ್ಥ್ಯವನ್ನು ಉತ್ತಮಪಡಿಸುವುದಕ್ಕೆ. ಭಾಷಾಪಠ್ಯಗಳನ್ನು ಅಧ್ಯಯನ ಮಾಡಿದ ವಿದ್ಯಾರ್ಥಿಯಲ್ಲಿ ಭಾಷೆಯ ಬಗ್ಗೆ ಅಭಿಮಾನ ಮಾಡಬೇಕು; ಆತನ ಭಾಷಾಪ್ರಾಧಿಮೆ ಗಣನಾತ್ಮಕವಾಗಿ ಹೆಚ್ಚಬೇಕು. ಓದುವ, ಆಲಿಸುವ, ಮಾತಾಡುವ ಮತ್ತು ಬರೆಯುವ ಸಾಮರ್ಥ್ಯಗಳು ಸುಧಾರಿಸಬೇಕು. ಸ್ವತಂತ್ರವಾಗಿ ವಿದ್ಯಾರ್ಥಿಯು ತನ್ನ ಅಭಿಪ್ರಾಯ, ಅನಿಸಿಕೆಗಳನ್ನು ಅತ್ಯೇತ ಶಕ್ತಿಶಾಲಿಯಾಗಿ ಹೇಳುವುದಕ್ಕೆ ಸಾಧ್ಯವಾಗಬೇಕು. ೨೦೧೪ರಲ್ಲಿ ಪರಿಷ್ಕರಣೆಗೆ ಒಳಗಾದ ಪಠ್ಯಪುಸ್ತಕಗಳಲ್ಲಿ ಭಾಷೆಯ ಈ ಬಗೆಯ ಕಲಿಕೆಗೆ ಹಿನ್ನಡೆಯಾಗಿ ಕೇವಲ ಸಿದ್ಧಾಂತಪ್ರಚಾರವೇ ಮುನ್ನೆಲೆಗೆ ಬಂದಿದ್ದುದನ್ನು ಗಮನಿಸಿದೆವು. ಆ ಪಠ್ಯಗಳ ಮರುಪರಿಷ್ಕರಣೆಯ ಹೊತ್ತಿನಲ್ಲಿ ಈ ನಿಯಮಗಳನ್ನು ಹೇರಿಕೊಂಡೆವು: (೧) ಭಾಷಾಪಠ್ಯವಿರುವುದು ಅತ್ಯೇತಮಾದ ಪ್ರತಿನಿಧಿಕ ಪಠ್ಯವನ್ನು ಕೊಡುವುದಕ್ಕಾಗಿಯೇ ಹೊರತು ಸಾಮಾಜಿಕನ್ನಾಯ, ಲಿಂಗಸಮಾನತೆ ಇತ್ಯಾದಿ ಅಂಶಗಳನ್ನು ತುರುಕುವುದಕ್ಕಲ್ಲ. ಹಾಗಾಗಿ ಭಾಷೆಯ ವೈಮಿಥ್ಯ ಹಾಗೂ ವಿಶೇಷಗಳನ್ನು ಹೆಚ್ಚು ಕಾಣಿಸುವ ಗಡ್ಡ/ಪದ್ಯ ಭಾಗಗಳನ್ನು ಆರಿಸಿಕೊಳ್ಳಬೇಕು. (೨) ಭಾಷೆಯ ಪಠ್ಯದ ಹೆಸರಿನಲ್ಲಿ ಸಿದ್ಧಾಂತಪ್ರಚಾರಕ್ಕೆ ಅವಕಾಶವಾಗಬಾರದು. (೩) ಗ್ರಂಥಿಕ ಭಾಷೆಯಲ್ಲದೆ ಮೌಲಿಕ ಪರಂಪರೆಯ ಹಾಗೂ ಹಲವು ಪ್ರಕಾರದ ಸಾಂಪ್ರದಾಯಿಕ ಅವಕಾಶ ಕೊಡಬೇಕು. (೪) ಬಳಸಿದ ಭಾಷೆ, ಭಾಷಾಸೋಗದು, ಪ್ರತಿಪಾದಿಸಿರುವ ವಿಚಾರ, ಹೊಸ ಚಿಂತನೆಗಳನ್ನು ಹುಟ್ಟಿಸುವ ಸಾಧ್ಯತೆ, ಸಾಹಿತ್ಯ

ಪ್ರಕಾರದ ವೈಶಿಷ್ಟ್ಯ ಇತ್ಯಾದಿ ಎಲ್ಲ ಬಗೆಯಲ್ಲಿ ಪಾಠಗಳ ಗುಣಮಟ್ಟಿ ಅತ್ಯುತ್ತಮವಾಗಿರಬೇಕು. (ಒ) ಕವಿ/ಲೇಖಕರ ಮನರಾಷ್ಟ್ರನೆಯನ್ನು ಕಡಿಮೆ ಮಾಡಿ ಹೊಸ ಕವಿ/ಲೇಖಕರ ಬರಹಗಳಿಗೆ ಅವಕಾಶ ಮಾಡಿಕೊಡಬೇಕು. (೩) ಭಾಷೆಯ ಸೂಬಗನ್ನು ಪರಿಚಯಿಸುವ ಭಾಗಗಳನ್ನು ಪ್ರತಿ ಅಧ್ಯಾಯದ ಜೊತೆ ಸೇರಿಸಬೇಕು.

ಅತ್ಯುತ್ತಮ ಪರ್ಯಾಪ್ತಸ್ತಕ ಎಂಬುದು ಒಂದು ಆದರ್ಶಸ್ಥಿತಿ. ಅದರತ್ತ ನಡೆಯುವುದು ನಮ್ಮ ಆಶಯವೇ ಹೊರತು ನೂರಕ್ಕೆ ನೂರು ಅತ್ಯುತ್ತಮವಾದ ಪರ್ಯಾಪ್ತಸ್ತಕವನ್ನು ರಚಿಸುವುದು ಸಾಧ್ಯವಿಲ್ಲ. ಆ ವಿನಯದಿಂದಲೇ ನಾವು ಈ ಮನರ್ ಪರಿಶೀಲನೆಯ ಕಾರ್ಯವನ್ನು ಮುಗಿಸಿ ಪರ್ಯಾಪ್ತಸ್ತಕವನ್ನು ನಿಮ್ಮ ಕೈಗಿಡುತ್ತಿದ್ದೇವೆ. ಇದು ಕೇವಲ ಮರುಪರಿಷ್ಕರಣೆಯೇ ಹೊರತು ಸಮಗ್ರ ಮನಾರಚನೆಯಲ್ಲ. ಈಗಾಗಲೇ (೨೦೧೪ರಲ್ಲಿ) ರಚಿತವಾಗಿದ್ದ ಪರ್ಯಾಪ್ತಸ್ತಕದ ಆಶಯ ಮತ್ತು ಸ್ವರೂಪಕ್ಕೆ ಎಲ್ಲಿಯೂ ಧಕ್ಕೆಯಂಟುಮಾಡಿಲ್ಲ. ರಾಷ್ಟ್ರೀಯ ಪರ್ಯಾಪ್ತಸ್ತಕ ಚೌಕಟ್ಟು ಮತ್ತು ಅದನ್ನುಸರಿಸಿ ಬಂದ ರಾಷ್ಟ್ರ ಪರ್ಯಾಪ್ತಸ್ತಕ ಚೌಕಟ್ಟಿಗಳನ್ನು ಮುಂದಿಟ್ಟುಕೊಂಡೇ ಇಡಿಯ ಮರುಪರಿಷ್ಕರಣೆಯ ಕಾರ್ಯ ನಡೆದಿದೆ. ಜೊತೆಗೆ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲಾಗಿದೆ. ಪರಿಷ್ಕರಣೆಯ ಕೆಲಸವನ್ನು ಅತ್ಯಂತ ಅಜ್ಞಕಟ್ಟಾಗಿ ನಿರ್ವಹಿಸಿರುವ ಪರಿಶೀಲನಾ ಸಮಿತಿಯ ನನ್ನ ಎಲ್ಲ ಸಮೋದ್ಯೋಗಿಗಳಿಗೆ ನಾನು ಕೃತಜ್ಞ ಅಂತರೆಯೇ ಸಮಿತಿಯ ಕೆಲಸ ಸುಗಮವಾಗಿ ನಡೆಯಲು ಸಹಕರಿಸಿದ ಪರ್ಯಾಪ್ತಸ್ತಕ ಸಂಘದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಆಭಾರಿ. ಈ ಪರಿಷ್ಕರಣೆಯು ಈಗಷ್ಟೇ ಬಂದಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಹೆಚ್ಚಿ ಪ್ರತಿಫಲಿಸುತ್ತ, ಮುಂದೆ ಬರಲಿರುವ ಸಮಗ್ರ ಮನಾರಚಿತ ಪರ್ಯಾಪ್ತಸ್ತಕವೇಶಿಕೆಯಾಗಲಿದೆ ಎಂಬ ಭರವಸೆ ನಮ್ಮುದು.

ಶ್ರೀ ಎಂ. ಪಿ. ಮಾಡೇಗೌಡ

ವ್ಯವಸ್ಥಾಪಕ ನಿರ್ದೇಶಕರು
ಕನಾಂಟಿಕ ಪರ್ಯಾಪ್ತಸ್ತಕ ಸಂಘ (ರ.)
ಬೆಂಗಳೂರು-೮೫

ರೋಹಿತ್ ಚಕ್ರತೀಧ್ರ್ವ

ಅಧ್ಯಕ್ಷರು,
ಕನಾಂಟಿಕ ಪರ್ಯಾಪ್ತಸ್ತಕಗಳ
ಪರಿಶೀಲನಾ ಸಮಿತಿ

ಮನರ್ ಪರಿಷ್ಕರಣಾ ಸಮಿತಿ

ಶ್ರೀ ರೋಹಿತ್ ಚಕ್ರತೀಧ್ರ್ವ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ವಿಧಾನಸೌಧ, ಬೆಂಗಳೂರು

ಸದಸ್ಯರು :

ಡಾ. ರೋಹಿತ್ ಕಾರ್ಕ, ಸಹಾಯಕ ಪ್ರಾಧ್ಯಾಪಕರು, ಜಾನಪದ ಶಾಸ್ತ್ರ ಮತ್ತು ಬುಡಕಟ್ಟ ಅಧ್ಯಯನ ವಿಭಾಗ, ಕನಾಂಟಿಕ ಕೇಂದ್ರೀಯ ವಿಶ್ವವಿದ್ಯಾಲಯ, ಕಡಗಂಚಿ, ಅಳಂದ ರಸ್ತೆ, ಕಲಬುರಗಿ.

ಶ್ರೀ ಚಿಕ್ಕದೇವೇಗೌಡ, ಕನ್ನಡ ಭಾಷಾ ಶಿಕ್ಷಣಕಾರ, ಕನಾಂಟಿಕ ಪಬ್ಲಿಕ್ ಶಾಲೆ, ಉತ್ತರಹಳ್ಳಿ, ಬೆಂಗಳೂರು, ದಕ್ಕಣ ವಲಯ, ಬೆಂಗಳೂರು.

ಕಳಾವಿದರು :

ಶ್ರೀ ರಘುಪತಿ ಶ್ರೀಗೌಡ

ಸಲಹಾರರು

ಶ್ರೀ ಎಂ.ಪಿ. ಮಾಡೇಗೌಡ, ವ್ಯವಸ್ಥಾಪಕ ನಿರ್ದೇಶಕರು, ಕನಾಂಟಿಕ ಪರ್ಯಾಪ್ತಸ್ತಕ ಸಂಘ (ರ.), ಬೆಂಗಳೂರು-೮೫

ಶ್ರೀ ಕೆ.ಜಿ.ರಂಗಯ್ಯ, ಉಪನಿರ್ದೇಶಕರು, ಕನಾಂಟಿಕ ಪರ್ಯಾಪ್ತಸ್ತಕ ಸಂಘ (ರ.), ಬೆಂಗಳೂರು-೮೫

ಕಾರ್ಯಕ್ರಮ ಸಂಯೋಜಕರು :

ಶ್ರೀಮತಿ. ಎಂ.ಡಿ. ಉಪಾಂತ, ಹಿರಿಯ ಸಹಾಯಕ ನಿರ್ದೇಶಕರು, ಕನಾಂಟಿಕ ಪರ್ಯಾಪ್ತಸ್ತಕ ಸಂಘ(ರ.) ಬೆಂಗಳೂರು-೮೫



ಪರಿವಿಡಿ

ಕ್ರ. ಸಂ.	ಪಾಠದ ಹೆಸರು	ಕೃತಿಕಾರರು	ಪು. ಸಂ.
ಗದ್ಯಭಾಗ			
೧.	ಅವರೇ ರಾಜರತ್ನಂ!	ಕೆ. ಪಿ. ಪೂರ್ಣಚಂದ್ರ ತೇಜಸ್ಸಿ	೦೧ - ೦೬
೨.	ಅರಳಿಕಟ್ಟೆ	ಡಾ. ಬಿ. ಜಿ. ಎಲ್. ಸ್ವಾಮಿ	೧೦ - ೧೬
೩.	ಜೀನು ಕುರುಬರ ತಾಯಿಯೂ ಕಾಡು ಆನೆಯ ಮಗನೂ	ಅಬ್ದುಲ್ ರಶೀದ್	೧೬ - ೨೫
೪.	ಬಸ್ತು ಪ್ರಯಾಣದ ಸುಖ ದುಃಖಗಳು	ವೀರೇಂದ್ರ ಸಿಂಹಿ	೨೨ - ೩೫
೫.	ಅಷ್ಟರಿಯ ಜೀವಿ ಇಂಬಳ	ಪಿ. ಸತ್ಯನಾರಾಯಣಭಟ್	೩೬ - ೪೬
೬.	ಪಾಂಡಿತ್ಯದ ಡಿ.ಎಲ್. ನರಸಿಂಹಾಚಾರ್	ಡಾ. ಎಂ.ಎಂ. ಕಲಬುಗ್ರ್ರ	೪೬ - ೫೬
೭.	ಎನ್‌ಫ್ರೆನ್ಸ್ ಮತ್ತು ದೇವರು	ಎಚ್. ನರಸಿಂಹಯ್ಯ	೫೬ - ೬೫
೮.	ಬೀಷ್ಟ ಪ್ರತಿಜ್ಞೆ	ಎ. ಆರ್. ಕೃಷ್ಣಶರ್ಮ	೬೫ - ೭೨

ಪದ್ಯಭಾಗ

೯.	ಬೆಳಗು ಜಾವ	ದ. ರಾ. ಬೇಂದ್ರೆ	೭೨ - ೭೭
೧೦.	ಅಟ್ಟ ಹತ್ತೆ ಬೇಡ	ಎಲ್. ಹನುಮಂತಯ್ಯ	೭೭ - ೮೧
೧೧.	ಶಬರಿ	ಡಾ. ನಾ. ಮೋಗಸಾಲೆ	೮೧ - ೮೬
೧೨.	ತೊಟ್ಟಿಲು ತೊಗುವ ಹಾಡು	ವ್ಯಾದೇಹಿ	೮೬ - ೯೦
೧೩.	ಬೊಮ್ಮನಹಳ್ಳಿಯ ಕಿಂದರಿಜೋಗಿ	ಕುವೆಂಪು	೯೦ - ೯೬
೧೪.	ಹೊನ್ನೆ ಮರದ ನೆರಳು	ಜನಪದ ಸಾಹಿತ್ಯ	೯೬ - ೧೦೧
೧೫.	ವಚನಗಳು	ಜೀಡರ ದಾಸಿಮಯ್ಯ	೧೦೧ - ೧೦೫
೧೬.	ಆಚಾರವಿಲ್ಲದ ನಾಲಗೆ	ಪುರಂದರದಾಸರು	೧೦೫ - ೧೦೯

ಸ್ವೇಧಾಂತಿಕ ವ್ಯಾಕರಣ

೧.	ಸಂಧಿಗಳು – ಸಂಸ್ಕೃತ ಸಂಧಿಗಳು	೦೬ – ೦೯
೨.	ದೇಶೀಯ – ಅನ್ಯದೇಶೀಯ ಪದಗಳು	೧೪ – ೧೬
೩.	ನಾಮಪದ – ನಾಮಪದದ ವಿಧಗಳು	೨೪ – ೨೬
೪.	ವಿಭಕ್ತಿ ಪ್ರಶ್ನೆಯಗಳು	೨೭ – ೩೫
೫.	ಕ್ರಿಯಾಪದ – ಸಕರ್ಮಕ – ಅಕರ್ಮಕ ಕ್ರಿಯಾಪದಗಳು	೪೪ – ೪೬
೬.	ಕಾಲಗಳು – ಕಾಲಪಲ್ಲಟ	೫೪ – ೫೬
೭.	ದ್ವಿರೂಪ – ಜೋಡುನುಡಿ – ಅವ್ಯಯಗಳು	೬೨ – ೬೪
೮.	ನುಡಿಗಟ್ಟಿ – ಪಡೆನುಡಿ	೭೨

ರಚನೆ

೧.	ಗಾದೆಗಳ ವಿಸ್ತರಣೆ	೧೧೦ – ೧೧೧
೨.	ಪತ್ರಲೇಖನ	೧೧೧ – ೧೧೩
೩.	ಪ್ರಬಂಧ ರಚನೆ	೧೧೪ – ೧೧೬

ಪೂರಕ ಓದು

೧.	ಕುವೆಂಪು ಅವರ ವಿಶ್ವಮಾನವ ಸಂದೇಶ	೧೧೭ – ೧೧೯
೨.	ನೀರಿನ ಮಹತ್ತ ಮತ್ತು ಮಾಲಿನ್ಯ	೧೨೦ – ೧೨೧
೩.	ಸರ್ ಎಂ. ವಿಶ್ವೇಶ್ವರಯ್ಯ	೧೨೨ – ೧೨೩
೪	ಚಟುವಟಿಕೆ	೧೨೪




ರ. ಅವರೇ ರಾಜರತ್ನಂ !

- ಕೆ. ಪಿ. ಪೂರ್ಣಚಂದ್ರ ತೇಜಸ್ಸಿ

ಪಾಠ ಪ್ರಮೇಶ : ಕೆಲವು ವ್ಯಕ್ತಿಗಳ ಪರಿಜಯ ನಮಗೆ ನೇರವಾಗಿರದೆ ಪರೋಕ್ಷವಾಗಿರುತ್ತದೆ. ಅವರ ಕಾರ್ಯಸಾಧನೆಗಳ ಬಗ್ಗೆ ಕೇಳಿ ಅಭಿಮಾನ ಹೊಂದಿರುತ್ತೇವೆ. ಆದರೆ, ಅವರನ್ನು ನಾವು ನೋಡಿರುವುದಿಲ್ಲ. ಒಂದು ವೇಳೆ ಅದೇ ವ್ಯಕ್ತಿ ಅನಿರೀಕ್ಷಿತವಾಗಿ ನಮ್ಮ ಮನೆಗೆ ಬಂದರೆ ನಾವು ಅವರನ್ನು ಹೇಗೆ ಕಾಣಬಹುದು? ಹೇಗೆ ಉಪಚರಿಸಬಹುದು? ಹೇಳುವುದು ಕಷ್ಟ. ಸಾಮಾನ್ಯವಾಗಿ ಅಂತಹವರನ್ನು ನಿಲ್ದಾಸಿಸುತ್ತೇವೆ ಇಲ್ಲವೇ ಅನುಮಾನಿಸಿ ಅವಮಾನಿಸುತ್ತೇವೆ. ನಂತರದಲ್ಲಿ ಆ ವ್ಯಕ್ತಿ ಯಾರೆಂಬುದು ತಿಳಿದಾಗ ನಮಗೆ ಹೇಗಾಗಬಹುದು? ಆಗ ನಮಗಾಗುವ ಮುಜಗರ, ಆಶ್ಚರ್ಯ, ನಾಚಿಕೆ, ಕಸಿವಿಸಿ, ಚಡಪಡಿಕೆ ಪಶ್ಚಾತ್ತಾಪ ಹೇಳತೀರದು. ಇಂತಹ ಘಟನೆಯಂದು ಮೂರ್ಖಚಂದ್ರ ತೇಜಸ್ಸಿಯವರ ಬಾಲ್ಯದಲ್ಲಿ ನಡೆದಿದ್ದು, ಅದನ್ನು ಅವರು ಇಲ್ಲಿ ಸ್ವಾರಸ್ಯಕರವಾಗಿ ವಿವರಿಸಿದ್ದಾರೆ.

ಮೊದಲೆಲ್ಲ ಯಾವತ್ತೂ ಅಣ್ಣನನ್ನು ನೋಡಬರುವವರಿಂದ ನಮಗೆ ತೊಂದರೆಯೇ ಆಗಿರಲಿಲ್ಲ. ಹೆಚ್ಚಿಂದರೆ ಭಿಕ್ಷುಕರ ಕಾಟವಷ್ಟೇ ನಮಗೆ ಗೊತ್ತಿದ್ದಿದ್ದು. ಭಿಕ್ಷುಕರಿಗೆ ಭಿಕ್ಷೆ ಹಾಕುವುದು ಅವರನ್ನು ಪ್ರೌತ್ಸಾಹಿಸಿದ ಹಾಗೆ ಎಂದು ಒಂದು ದಿನ ಅಣ್ಣ ನಮಗೆ ಜೋರು ಮಾಡಿದರು. ಅವರು ಆಶ್ರಮದಲ್ಲಿದ್ದಾಗ ಒಬ್ಬ ಹೆಳವನಿಗೆ ಮೂರುಕಾಸು, ಆರುಕಾಸು ಭಿಕ್ಷೆ ಹಾಕುತ್ತಿದ್ದರಂತೆ. ಆಗಲೂ ಆಶ್ರಮದ ಸ್ವಾಮಿಗಳಾದ ಸಿದ್ದೇಶ್ವರಾನಂದರು ಭಿಕ್ಷುವೃತ್ತಿಗೆ ಉತ್ತೇಜನ ನೀಡುವುದಕ್ಕೆ ಬಧ್ಯ ವಿರೋಧಿಗಳಾಗಿದ್ದರು. ಒಮ್ಮೆ ಅಣ್ಣ ಆ ಹೆಳವನಿಗೆ ಭಿಕ್ಷೆ ನೀಡುತ್ತಿದ್ದಾಗ ಆಕ್ಷಿಸಿಕವಾಗಿ ಸಿದ್ದೇಶ್ವರಾನಂದರು ಅಲ್ಲಿಗೆ ಬಂದರು. ಕೈಕಾಲೆಲ್ಲ ಸೊಟ್ಟ ಮಾಡಿಕೊಂಡು ಸ್ವಾಮೀ ಎಂದು ಕರುಣಾಜನಕವಾಗಿ ಅಂಗಲಾಜುತ್ತಿದ್ದ ಆ ಹೆಳವ, ಸಿದ್ದೇಶ್ವರಾನಂದರನ್ನು ನೋಡಿದ ಶೂದಳೆ ಸಟ್ಟನೆ ಕೈಕಾಲುಗಳನ್ನು ನೆಟ್ಟಿಗೆ ಮಾಡಿಕೊಂಡು ವೇಗವಾಗಿ ಆಶ್ರಮದ ಆವರಣದಿಂದ ಆಚೆಗೆ ಓಡಿಹೋದನಂತೆ. ಸಿದ್ದೇಶ್ವರಾನಂದರು ಅಣ್ಣನ ಮೂರ್ಖತನಕ್ಕೆ ಸರಿಯಾಗಿ ಟೀಮಾರಿ ಮಾಡಿದರು. ಅಣ್ಣನಿಗೆ ದುಡ್ಡ ಕಳಕೊಂಡಿದ್ದಕ್ಕಿಂತ ಹೆಚ್ಚಾಗಿ ಇಷ್ಟ ದಿನ ಮೋಸಹೋದನಲ್ಲಾ ಎಂಬುದು ಹೆಚ್ಚು ಬೇಸರದ ಸಂಗತಿಯಾಗಿತ್ತು.

ಅಣ್ಣ ಆಗಾಗೆ ನಮಗೆ ಈ ಕಥೆ ಹೇಳಿ ಭಿಕ್ಷಕ್ಕೆ ಬರುವವರೆಲ್ಲ ಸಾಧಾರಣವಾಗಿ ಮೋಸಗಾರರು, ಅಥವಾ ಕದಿಯಲು ಏನಾದರೂ ಇದೆಯೆ ಎಂದು ನೋಡಿಕೊಂಡು ಹೋಗಲು ಬರುವ ಕಳ್ಳರು, ಇಲ್ಲವೇ ದುಡಿದು ತಿನ್ನಲು ಇಷ್ಟವಿಲ್ಲದ ಸೋಮಾರಿಗಳು. ಆದ್ದರಿಂದ ಅವರಿಗೆ ಭಿಕ್ಷೆ ಹಾಕಿ ಪ್ರೌತ್ಸಾಹಿಸಬೇಡಿ ಎಂದು ಹೇಳುತ್ತಿದ್ದರು. ಆದರೂ ಅಮ್ಮ ಮಾತ್ರ ನಮ್ಮ ಮನ ಹತ್ತಿರ ಬರುತ್ತಿದ್ದ ಎರಡು ಮೂರು ಜನ ಕುಷ್ಟ ರೋಗಿಗಳಿಗೆ ಕನಿಕರದಿಂದ ಭಿಕ್ಷೆ ಹಾಕೇ ಹಾಕುತ್ತಿದ್ದರು. ನಾವು ಮಾತ್ರ ಅಣ್ಣನ ಬೋಧನೆಯನ್ನು ಶಿರಸಾವಹಿಸಿ ಯಾರು ಮನೆಗೆ ಬಂದರೂ “ಮುಂದೆ ಹೋಗಪ್ಪಾ” ಎಂದು ಕೂಗುತ್ತಿದ್ದೇವು.



ಒಂದು ಸಾರಿ ಬಿಳಿಯ ಅಡ್ಡ ಪಂಚೆ ಹಾಗೂ ಬಿಳಿಯ ಅಂಗಿ, ಮೃಮೇಲೆ ನನು ಕಂದು ಧೋತ್ರ ಹೊದ್ದವರೊಬ್ಬರು ನಮ್ಮ ಮನೆ ಬಾಗಿಲು ತೆರೆಯಲು ಸಾಹಸ ಪಡುತ್ತಿದ್ದುದನ್ನು ನೋಡಿದೆವು. ಅವರ ಬಗಲಲ್ಲಿಂದ ದೊಡ್ಡ ಜೋಳಿಗೆಯಂಥ ಚೀಲ ಇತ್ತು. ಮನೆಯ ಚಿಕ್ಕ ಗೇಟನ್ನು ಕೊಂಡೆ ಎತ್ತಿ ಅಗುಳಿ ತೆರೆಯಬೇಕಾಗಿದ್ದರಿಂದ ಹೊರಗಿನಿಂದ ತೆಗೆಯುವುದು ಕಷ್ಟ ಇತ್ತು. ಅವರನ್ನು ನೋಡಿದ ಜೈತ್ರು “ಮುಂದೆ ಹೋಗಪ್ಪಾ” ಎಂದು ಶಾಗಿದ. ಆದರೂ ಆ ವ್ಯಕ್ತಿ ತಮ್ಮ ಗೇಟು ತೆಗೆಯುವ ಪ್ರಯತ್ನ ಮುಂದುವರೆಸಿದ್ದನ್ನು ನೋಡಿ ನಾವೆಲ್ಲರೂ ಸಾಮೂಹಿಕವಾಗಿ ಮುಂದೆ ಹೋಗಪ್ಪಾ ಎಂದು ಕರುಚಿದೆವು. ಆಮೇಲೂ ಅವರು ನಿಂತೆ ಇದ್ದುದನ್ನು ನೋಡಿ ನಾವು ಅಣ್ಣನಿಗೆ ಚಾಡಿ ಹೇಳಲು ಒಳಗೆ ಓಡಿದೆವು. ಬಂದ ವ್ಯಕ್ತಿಯೇನೂ ಭಿಕ್ಷುಕರ ರೀತಿ ಕೊಳಕು ಬಟ್ಟಿಯಲ್ಲಿ ಭಿಕ್ಷಾಪಾತ್ರೆ ಹಿಡಿದವರಲ್ಲ. ಆದರೆ ಅನೇಕ ದಾಸಯ್ಯಗಳೂ, ಮಾರಿ ಭಕ್ತರೂ, ಎಂತೆಂಥವಕ್ಕೂ ಚಂದಾ ವಸೂಲಿ ಮಾಡಲು ಬರುವವರು ಟ್ರಿಮಾಗ್ನಿಯೇ ಬಟ್ಟೆ ಹಾಕಿಕೊಂಡು ಭಿಕ್ಷಾಟನಿಗೆ ಬರುತ್ತಿದ್ದುದರಿಂದ ನಾವು ನಮಗೆ ಗುರುತು ಪರಿಚಯ ಇಲ್ಲದೆ ಮನೆಯೇಳಗೆ ಬರುವವರನ್ನೇಲ್ಲ ಮುಂದೆ ಕಳಿಸಬೇಕಾದ ಭಿಕ್ಷದವರೆಂದೇ ತೀಮಾರ್ಕನಿಸಿ ಕಾಗುತ್ತಿದ್ದೆವು. ಅಣ್ಣನ ಬಳಿ ಹೋಗಿ “ಯಾವನೋ ಒಬ್ಬ ಮುಂದೆ ಹೋಗು ಅಂದರೂ ಹೋಗದೆ ನಿಂತೇ ಇದ್ದಾನೆ” ಎಂದು ಚಾಡಿ ಹೇಳಿದೆವು. ಅಣ್ಣ ಹೊರಬಂದು ನೋಡಿದವರೇ ಅವರ ಗುರುತು ಹಿಡಿದು “ಓಹ್ಮೈ ಬನ್ನಿ ಬನ್ನಿ” ಎಂದೆನ್ನುತ್ತಾ ಅವರೇ ಸರಸರ ಮುಂದುವರೆದು ಗೇಟು ತೆಗೆದು ದಟ್ಟಪಂಚೆಯ ಮನುಷ್ಯನನ್ನು ಕರೆದುಕೊಂಡು ಬಂದರು. ಮುಂದೆ ಹೋಗು ಎಂದು ಹೇಳಿದ ಮನುಷ್ಯನಿಗೆ ಸಿಕ್ಕ ಮಯಾದೆಯನ್ನು ನೋಡಿ ನಾವು ಅಪ್ರತಿಭಾಗಿ ನಿಂತಿದೆವು. ಬಂದಾತ “ವಿನು ಮಟ್ಟಪ್ಪಾ! ಮನಗೆ ಬಂದವರನ್ನೇಲ್ಲ

ಮುಂದೆ ಕೇಳಿಸಿಬಿಡಿ ಎಂದು ಹೇಳಿದ್ದೀರಾ?” ಎಂದು ತಮಾಷೆಯಾಗಿ ಕೇಳಿದರು. ಅದಕ್ಕೆ ಅಣ್ಣ ನಮ್ಮೆ ಕಡೆ ತಿರುಗಿ “ಇವರು ಯಾರು ಗೊತ್ತಾ?” ಎಂದು ಕೇಳಿದರು. ನಮಗೇನು ಗೊತ್ತು. ನಮಗೆ ಗೊತ್ತಿದ್ದರೆ ನಾವ್ಯಾಕೆ ಮುಂದೆ ಹೋಗು ಎಂದು ಹೇಳುತ್ತಿದ್ದೇವು. ನಮ್ಮ ವಿಳಿಪಿಳಿ ಕಣ್ಣಗಳನ್ನು ನೋಡಿ “ನಿಮ್ಮ ಮನುಕದಲ್ಲಿ ಬಣ್ಣದ ತಗಡಿನ ಶುಶ್ಲಾರಿ, ಕಾಸಿಗೆ ಹೊಂಡನು ಕಸ್ತೂರಿ ಓದಿದ್ದೀರಲ್ಲಾ. ಇವರೇ ಅದನ್ನು ಬರೆದವರು.” ಎಂದರು.

ಅವರೇ ರಾಜರತ್ನಂ! ನಾವು ಆವರೆಗೂ ಕವಿತೆಗಳು ಸಹ ಹುಡುಗರು ಮತ್ತು ಮರ ಗಿಡ ಇರುವಂತೆ ಪ್ರಪಂಚದಲ್ಲಿರುವ ವಸ್ತುಗಳು ಎಂದು ತಿಳಿದಿದ್ದವರು. ಕವಿತೆಗಳನ್ನು ಕವಿಗಳು ಬರೆಯುತ್ತಾರೆ. ಎಂದು ತಿಳಿದಿದ್ದೇ ಅವತ್ತು. ಆಮೇಲಿಂದ ನಾವು ಕವಿತೆ ಓದುವಾಗಲೇಲ್ಲಾ ಅದು ಮುಗಿದ ಮೇಲೆ ಕೆಳಗೆ ಕೊಟ್ಟಿರುವ ಕವಿಯ ಹೆಸರನ್ನೂ ಬಾಯಿಪಾಠ ಮಾಡಿಕೊಂಡು ಕಿರುಚುಟಿದ್ದೇವು. ರಾಜರತ್ನಂ ಆಮೇಲೆ ಯಾವಾಗಲಾದರೂ ಮನೆಗೆ ಬಂದಾಗ ನಮ್ಮನ್ನು ಕಂಡರೆ “ಪನ್ನಪ್ಪಾ ಒಳಗೆ ಬರಬಹುದೋ, ಮುಂದೆ ಹೋಗಬೇಕೋ?” ಎಂದು ತಮಾಷೆ ಮಾಡುತ್ತಿದ್ದರು.

* * * *

ಕೃತಿಕಾರರ ಪರಿಚಯ :

ಕೆ.ಪಿ. ಪೂರ್ಣಾಚಂದ್ರ ತೇಜಸ್ಸಿ ಅವರು ಇಟ್ಟಿಲ್ ರಲ್ಲಿ ಜನಿಸಿದರು. ತಂದೆ ರಾಷ್ಟ್ರಕವಿ ಕುವೆಂಪು. ಕನ್ನಡದ ಶೈಷ್ವ ಬರಹಗಾರರಲ್ಲಿಭೂರಾದ ತೇಜಸ್ಸಿಯವರು ಪ್ರಕೃತಿ ಹಾಗೂ ಪರಿಸರಕ್ಕೆ ಸಂಬಂಧಿಸಿದ ಹಲವಾರು ಕೃತಿಗಳನ್ನು ಬರೆದಿದ್ದಾರೆ. ‘ಹುಲಿಯೂರಿನ ಸರಹದ್ದು’, ‘ನಿಗೂಢ ಮನುಷ್ಯರು’, ‘ಜುಗಾರಿ ಕ್ರಾಸ್’, ‘ಚಿದಂಬರ ರಹಸ್ಯ’ ಎಂಬ ಕಾದಂಬರಿಗಳನ್ನೂ ‘ಅಲೆಮಾರಿಯ ಅಂಡಮಾನ ಮತ್ತು ಮಹಾನದಿ ನ್ಯೇಲ್’ ಎಂಬ ಪ್ರಾಣ ಕಥನವನ್ನೂ ಅವರು ಬರೆದಿದ್ದಾರೆ. ‘ಅಬಚೂರಿನ ಪ್ರೋಸ್ಫಾರ್ಮೆಸು’ ಮತ್ತು ‘ತಬರನಕಥೆ’ ಚಲನಚಿತ್ರಗಳಾಗಿವೆ. ಇವರ ‘ಕವಾರ್ಲೋ’ ಕಾದಂಬರಿಗೆ ಕನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ಚಿದಂಬರ ರಹಸ್ಯ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಇವರ ಸಾಹಿತ್ಯ ಸೇವೆ ಗುರುತಿಸಿದ ಕನಾಟಕ ಸಕಾರ ಪಂಪ ಪ್ರಶಸ್ತಿ ನೀಡಿ ಸನ್ನಾನಿಸಿದೆ. ಇವರು ೨೦೦೨ ರಲ್ಲಿ ಇಹಲೋಕವನ್ನು ತ್ಯಜಿಸಿದರು.



‘ಅವರೇ ರಾಜರತ್ನಂ!’ ಗಡ್ಡ ಭಾಗವನ್ನು ತೇಜಸ್ಸಿ ಅವರ ‘ಅಣ್ಣನ ನೆನಪು’ ಕೃತಿಯಿಂದ ಆರಿಸಲಾಗಿದೆ.

ಅಭ್ಯಾಸ

I. ಪದಗಳ ಅರ್ಥ :

ಅಂಗಲಾಚು - ಬೇಡು

ಕೆರುಚು - ಜೋರಾಗಿ ಕೊಗು

ಬೀಮಾರಿ ಹಾಕು - ತಿರಸ್ಕಾರ; ಧಿಕ್ಕರಿಸು; ಅಪಮಾನಿಸು.

ಧೋತ್ರ - ಪಂಚೆ

ಮೂಲಿಕತನ - ದಡ್ಡತನ

ಸಾಮೂಹಿಕ - ಒಟ್ಟು

ಹೆಳವ - ಹುಂಟು

ಅಪ್ರತಿಭ - ದಿಗ್ತಿಮೆ

ಚಾಡಿ -ಇಲ್ಲದ್ದನ್ನು ಹೇಳು

ಜೋರುಮಾಡು - ದಬಾಯಿಸು

ಬಗಲು - ಪಕ್ಕೆ; ಕಂಕುಳು.

ಶಿರಸಾವಹಿಸು - ಹೇಳಿದಂತೆ ಮಾಡು

ಸೋಮಾರಿ - ಮೈಗಳ್ಳಿ; ಆಲಸಿ.

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ನೀಡಿರುವ ನಾಲ್ಕು ಅಯ್ದುಗಳಿಂದ ಸೂಕ್ತವಾದನ್ನು ಆಯ್ದು ಬರೆಯಿರಿ.

ಇ. ಅವರೇ ರಾಜರತ್ನ ಗದ್ಯಭಾಗದ ಆಕರ್ಷಣೀಯ _____

ಅ) ಅಣ್ಣನ ಕನಸು ಬ) ಅಣ್ಣನ ನೆನಪು ಕ) ಅಣ್ಣನ ಮನಸು ಡ) ಅಣ್ಣನ ಸೊಗಸು

ಇ. ತೇಜಸ್ಸಿ ಅವರು ರಾಜರತ್ನಂ ಅವರನ್ನು _____ ಎಂದು ಭಾವಿಸಿದ್ದರು.

ಅ) ಕವಿ ಬ) ಭಿಕ್ಷುಕ ಕ) ಗೆಳೆಯ ಡ) ಸನ್ಯಾಸಿ

ಇ. ತೇಜಸ್ಸಿಯವರು ಬಾಲ್ಯದಲ್ಲಿ ಕವಿತೆಗಳನ್ನು _____ ಎಂದು ಭಾವಿಸಿದ್ದರು.

ಅ) ಕವಿಸ್ತೃತ್ವ ಬ) ಮಾಯಾಸ್ತೃತ್ವ ಕ) ಸಹಜಸ್ತೃತ್ವ ಡ) ಮಕ್ಕಳಸ್ತೃತ್ವ

ಇ. ಕುವೆಂಪು ಅವರ ಪ್ರಕಾರ ಭಿಕ್ಷೆ ನೀಡುವುದು ಭಿಕ್ಷುಕರನ್ನು _____

ಅ) ಅವಮಾನಿಸಿದಂತೆ ಬ) ತಿರಸ್ಕರಿಸಿದಂತೆ ಕ) ಮ್ಹೋತ್ಸಾಹಿಸಿದಂತೆ ಡ) ಗೌರವಿಸಿದಂತೆ

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

ಇ. ಕುವೆಂಪು ಅವರು ಭಿಕ್ಷೆ ಹಾಕುವುದನ್ನು ಏಕೆ ವಿರೋಧಿಸುತ್ತಿದ್ದರು?

ಇ. ಕುವೆಂಪು ಅವರನ್ನು ಮನೆಯವರೆಲ್ಲ ಏನೆಂದು ಕರೆಯುತ್ತಿದ್ದರು?

ಇ. ಕುವೆಂಪು ಅವರ ಮಕ್ಕಳು ಭಿಕ್ಷುಕನೆಂದು ಭಾವಿಸಿದ ಕವಿಯ ಹೆಸರೇನು?

೬. ಕುವೆಂಪು ಅವರ ಮಕ್ಕಳು ಚಿಕ್ಕವರಿರುವಾಗ ಕವಿತೆಗಳನ್ನು ಏನೆಂದು ತಿಳಿದಿದ್ದರು?

೭. ಕುವೆಂಪು ಅವರ ಹೆಂಡತಿ ಮಕ್ಕಳ ಹೆಸರೇನು?

೮. ರಾಜರತ್ನಂ ಅವರು ಮಟ್ಟಪನವರನ್ನು ಏನೆಂದು ತಮಾಡೆ ಮಾಡಿದರು?

೯) ಕೆಳಗಿನ ಪ್ರಶ್ನೆಗಳಿಗೆ ಮೂರು - ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಕುವೆಂಪು ಅವರಿಗೆ ಭಿಕ್ಷುಕರ ಬಗ್ಗೆ ಇದ್ದ ಅಭಿಪ್ರಾಯವೇನು?

೨. ಕುವೆಂಪು ತಮ್ಮ ಮಕ್ಕಳಿಗೆ ರಾಜರತ್ನಂ ಅವರನ್ನು ಹೇಗೆ ಪರಿಚಯಿಸಿದರು?

೩. ರಾಜರತ್ನಂ ಅವರ ವೇಷಭೂಷಣಗಳು ಹೇಗಿದ್ದವು?

೪. ರಾಜರತ್ನಂ ಬಗ್ಗೆ ಮಕ್ಕಳು ಕುವೆಂಪು ಅವರಲ್ಲಿ ಏನೆಂದು ಚಾಡಿ ಹೇಳಿದರು?

೫. ಕವಿತೆಯ ಜೊತೆಗೆ ಕವಿಯ ಹೆಸರನ್ನೂ ಏಕೆ ನೆನಪಲ್ಲಿಡಬೇಕು?

೬. ಕುವೆಂಪು ಅವರು ರಾಜರತ್ನಂ ಅವರನ್ನು ಮನೆಯ ಒಳಕ್ಕೆ ಹೇಗೆ ಬರಮಾಡಿಕೊಂಡರು?

೭. ಕುವೆಂಪು ಅವರ ಮಕ್ಕಳನ್ನು ಕಂಡಾಗಲೆಲ್ಲಾ ರಾಜರತ್ನಂ ಏನೆಂದು ತಮಾಡೆ ಮಾಡುತ್ತಿದ್ದರು?

ಹ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಕುವೆಂಪು ಅವರು ಭಿಕ್ಷೆ ನೀಡಿ ಯಾವ ರೀತಿ ಮೋಸಕೆ ಒಳಗಾಗಿದ್ದರು?

೨. ಕುವೆಂಪು ಅವರ ಮಕ್ಕಳು ರಾಜರತ್ನಂ ಅವರನ್ನು ಭಿಕ್ಷುಕನೆಂದು ಏಕೆ ಭಾವಿಸಿದರು? ಅದು ಉಂಟು ಮಾಡಿದ ಘಟೇತಿ ಏನು?

ಉ) ಸಂದರ್ಭದೊಡನೆ ವಿವರಿಸಿರಿ.

೧. “ಯಾವನೋ ಒಬ್ಬ ಮುಂದೆ ಹೋಗು ಅಂದರೂ ಹೋಗದೆ ನಿಂತೇ ಇದ್ದಾನೆ”

೨. “ನಿಮ್ಮ ಪುಸ್ತಕದಲ್ಲಿ ಬಣ್ಣಿದ ತಗಡಿನ ತುಶ್ಯಾರಿ, ಕಾಸಿಗೆ ಕೊಂಡನು ಕಸ್ತೂರಿ ಓದಿದ್ದೀರಲ್ಲಾ. ಇವರೇ ಅದನ್ನು ಬರೆದವರು”

೩. “ಏನ್ನಪ್ಪಾ ಒಳಗೆ ಬರಬಹುದೋ, ಮುಂದೆ ಹೋಗಬೇಕೋ?”

III. ಭಾಷಾಭ್ಯಾಸ :

ಅ) ಗುಂಪಿಗೆ ಸೇರದ ಪದವನ್ನು ಆರಿಸಿ ಬರೆಯಿರಿ.

೧. ಅಪ್ಪ, ಅಣ್ಣ, ತಮ್ಮ, ಸ್ನೇಹಿತ.

೨. ಮನೆಯನ್ನು, ಕರುವನ್ನು, ಏನನ್ನು, ಶಾಲೆಯನ್ನು.

೩. ಬಾಗಿಲು, ಕಿಟಕಿ, ಜೋಳಿಗೆ, ಅಟ್ಟ.

೪. ಸರಸರ, ಬನ್ನಿಬನ್ನಿ, ಸಟ್ಟನೆ, ಪಿಲಿಪಿಲಿ.

೫. ಕಣ್ಣ, ದೇಹ, ಕವಿ, ಮೂಗು.

- ಆ) ಕೆಳಗಿನ ಪದಗಳನ್ನು ಸ್ವೀಕರಿಸಿ, ಅಕ್ಷರ, ಬಿಂದು, ಪ್ರತ್ಯೇಕಾಕ್ಷರ, ಕನಿಕರ, ಅಂಗಲಾಚಮ.
- ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಪದಗಳನ್ನು ಬರೆಯಿರಿ.
ಕರುಣ, ಸಾಧಾರಣ, ಕಷ್ಟ, ಮೌಲ್ಯಾಂಶನು.
- ಈ) ಕೆಳಗಿನ ಪದಗಳಿಗೆ ಒಮ್ಮೆವಚನ ರೂಪಗಳನ್ನು ಬರೆಯಿರಿ.
ಭಿಕ್ಷು, ಜೀಲ, ಸೋಮಾರಿ, ಬಾಗಿಲು, ಮಗು, ಕವಿತೆ.
- ಉ) ಕೆಳಗಿನ ಪದಗಳ ವಿಭಕ್ತಿ ಪ್ರತ್ಯೇಕಾಕ್ಷರನ್ನು ಗುರುತಿಸಿ ಬರೆಯಿರಿ.
ಮನೆಯಿಂದ, ಕಾಲೇಜಿಗೆ, ಉಂಟವನ್ನು, ಪ್ರಸ್ತುತಕದ, ದಾರಿಯಲ್ಲಿ.

IV. ಸೈದ್ಧಾಂತಿಕ ವ್ಯಾಕರಣ :

ಕನ್ನಡ ವಣಿಕೆಯಲ್ಲಿ, ಗುಣಿತಾಕ್ಷರಗಳು, ಸಂಯುಕ್ತಾಕ್ಷರಗಳು, ಲಿಂಗ, ವಚನ, ವಿಭಕ್ತಿ, ತತ್ವಮ, ತದ್ವಾದ, ವಾಕ್ಯರಚನೆ, ಸಂಧಿಯ ಅರ್ಥ ಮತ್ತು ಕನ್ನಡ ಸಂಧಿ - ಇತ್ಯಾದಿಗಳನ್ನು ಲೇನೇ ತರಗತಿಯಲ್ಲಿ ವಿವರವಾಗಿ ಕಲಿತ್ತಿದ್ದೀರಿ. ನೀವು ಅವುಗಳನ್ನು ೧೦ ನೇ ತರಗತಿಯವರೆಗೂ ಮನರ್ಹ ಮನನ ಮಾಡಿಕೊಳ್ಳುತ್ತಿರಬೇಕು. ಈ ತರಗತಿಯಲ್ಲಿ ಕನ್ನಡ ವ್ಯಾಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ವಿಚಾರಗಳನ್ನು ನಿಮಗೆ ಪರಿಚಯಿಸಲಾಗುತ್ತದೆ. ಕನ್ನಡ ವ್ಯಾಕರಣವನ್ನು ಜೆನ್ನಾಗಿ ಕಲಿತರೆ ನಿಮ್ಮ ಭಾಷೆಯ ಶುದ್ಧತೆ ಮತ್ತು ಬಳಕೆ ಉತ್ತಮಗೊಳ್ಳುತ್ತದೆ. ಆ ಮುಖೇನ ನಿಮ್ಮ ವ್ಯಕ್ತಿತ್ವಕೂ ಹೆಚ್ಚಿತದೆ.

ಸಂಧಿಗಳು

- ಎರಡು ಅಕ್ಷರಗಳು ಕಾಲಪಿಳಂಬವಿಲ್ಲದಂತೆ ಕೊಡುವುದಕ್ಕೆ ‘ಸಂಧಿ’ ಎಂದು ಹೆಸರು.
೧. ಸಂಧಿಯಾಗುವಾಗ ಸ್ವರದ ಮುಂದೆ ಸ್ವರ ಬಂದರೆ ‘ಸ್ವರಸಂಧಿ’ ಎನ್ನುವರು.
 ೨. ಸ್ವರದ ಮುಂದೆ ವ್ಯಂಜನ ಅರ್ಥವಾ ವ್ಯಂಜನದ ಮುಂದೆ ವ್ಯಂಜನ ಬಂದರೆ ‘ವ್ಯಂಜನ ಸಂಧಿ’ ಎನ್ನುವರು.
 ೩. ಸಂಧಿಯಾಗುವಾಗ ಹಲಕೆಲವು ವ್ಯತ್ಯಾಸಗಳು ಸಂಧಿಸಿದ ಅಕ್ಷರಗಳಲ್ಲಿ ಉಂಟಾಗುವವು. ಅದನ್ನು ‘ಸಂಧಿ ಕಾರ್ಯಗಳು’ ಎನ್ನುತ್ತೇವೆ.

ನೀವು ಲ ನೇ ತರಗತಿಯಲ್ಲಿ ಕನ್ನಡ ಸಂಧಿಗಳಾದ ‘ಲೋಪ ಸಂಧಿ’, ‘ಅಗಮ ಸಂಧಿ’ ಹಾಗೂ ‘ಅದೇಶ ಸಂಧಿ’ ಇವುಗಳ ಬಗೆಗೆ ತಿಳಿದಿದ್ದೀರಿ. ಈಗ ಸಂಸ್ಕೃತ ಸಂಧಿಗಳನ್ನು ವಿವರವಾಗಿ ತಿಳಿಯೋಣ.

ಸಂಸ್ಕೃತ ಸಂಧಿಗಳು :

ಸಂಧಿ ಆಗುವ ಎರಡು ಘ್ಯನಿಷ್ಟಕಗಳು (ಪದಗಳು) ಸಂಸ್ಕೃತವಾಗಿದ್ದರೆ ಅದನ್ನು ‘ಸಂಸ್ಕೃತ ಸಂಧಿ’ ಎಂದು ಕರೆಯಲಾಗುತ್ತದೆ. ಇದರಲ್ಲಿ ಸಂಸ್ಕೃತ ಸ್ವರಸಂಧಿಗಳು ಹಾಗೂ ಸಂಸ್ಕೃತ ವ್ಯಂಜನ ಸಂಧಿಗಳು ಎಂದು ಎರಡು ವಿಭಾಗಗಳಿವೆ. ಮೊದಲಿಗೆ ಸಂಸ್ಕೃತ ಸ್ವರ ಸಂಧಿಗಳನ್ನು ತಿಳಿಯೋಣ.

ಸಂಸ್ಕೃತ ಸ್ವರಸಂಧಿಗಳು :

೧. ಸವಣದೀಷ್ವಂಧಿ : ಎರಡು ಸವಣ ಸ್ವರಗಳ (ಅ+ಆ, ಇ+ಈ, ಉ+ಉ, ಎ+ಏ, ಒ+ಒ) ನಡುವೆ ಸಂಧಿ ಕಾರ್ಯ ನಡೆದಾಗ ಅವೇರಡರ ಸ್ಥಾನದಲ್ಲಿ ಅದೇ ವಣಿದ ದೀಷ್ವಂಧರವು ಆದೇಶವಾಗಿ ಬರುವುದನ್ನು ‘ಸವಣದೀಷ್ವಂಧಿ’ ಎಂದು ಕರೆಯಲಾಗುತ್ತದೆ.

ಉದಾ :	ಮೂರ್ಖಪದ	+	ಉತ್ತರಪದ	= ಸಂಧಿಪದ
ದೇವ	+	ಆಲಯ	= ದೇವಾಲಯ	(ಅ + ಆ = ಆ)
ಮಹಾ	+	ಅನುಭಾವ	= ಮಹಾನುಭಾವ	(ಆ + ಆ = ಆ)
ಗಿರಿ	+	ಇಂದ್ರ	= ಗಿರಿಂದ್ರ	(ಇ + ಇ = ಈ)
ಗುರು	+	ಉಪದೇಶ	= ಗುರೂಪದೇಶ	(ಉ + ಉ = ಉ)

೨. ಗುಣಸಂಧಿ : ಮೂರ್ಖಪದದ ಅಂತ್ಯದಲ್ಲಿ ‘ಅ’ ಅಥವಾ ‘ಆ’ ಸ್ವರಗಳಿಷ್ಟು, ಅವುಗಳಿಗೆ ‘ಇ’ ಅಥವಾ ‘ಈ’ ಸ್ವರ ಪರವಾದರೆ ಅವೇರಡರ ಸ್ಥಾನದಲ್ಲಿ ‘ಎ’ ಸ್ವರವು, ‘ಉ’ ಅಥವಾ ‘ಉ’ ಸ್ವರ ಪರವಾದರೆ ಅವೇರಡರ ಸ್ಥಾನದಲ್ಲಿ ‘ಒ’ ಸ್ವರವು, ಅದೇ ರೀತಿ ‘ಓ’ ಸ್ವರ ಪರವಾದರೆ ಅವೇರಡರ ಸ್ಥಾನದಲ್ಲಿ ‘ಅರ್ಜ’ ಆದೇಶವಾಗಿ ಬರುವುದನ್ನು ‘ಗುಣ ಸಂಧಿ’ ಎಂದು ಕರೆಯಲಾಗುತ್ತದೆ.

ಉದಾ :	ಮೂರ್ಖಪದ	+	ಉತ್ತರಪದ	= ಸಂಧಿಪದ
ದೇವ	+	ಆಶ	= ದೇವೇಶ	(ಅ + ಈ = ಎ)
ಮಹಾ	+	ಉತ್ಸವ	= ಮಹೋತ್ಸವ	(ಆ + ಉ = ಒ)
ಮಹಾ	+	ಉಷಣಿ	= ಮಹಷಣಿ	(ಆ + ಉ = ಅರ್ಜ)

೩. ವೃದ್ಧಿಸಂಧಿ : ಮೂರ್ಖಪದದ ಅಂತ್ಯದಲ್ಲಿ ‘ಅ’ ಅಥವಾ ‘ಆ’ ಸ್ವರಗಳಿಷ್ಟು, ಅವುಗಳಿಗೆ ‘ಎ’ ಅಥವಾ ‘ಉ’ ಸ್ವರ ಪರವಾದರೆ ಅವೇರಡರ ಸ್ಥಾನದಲ್ಲಿ ‘ಎ’ ಸ್ವರವು, ಅದೇ ರೀತಿ ‘ಒ’ ಅಥವಾ ‘ಇ’ ಸ್ವರ ಪರವಾದರೆ ಅವೇರಡರ ಸ್ಥಾನದಲ್ಲಿ ‘ಇ’ ಸ್ವರವು ಆದೇಶವಾಗಿ ಬರುತ್ತದೆ. ಇದನ್ನೇ ‘ವೃದ್ಧಿ ಸಂಧಿ’ ಎಂದು ಕರೆಯಲಾಗುತ್ತದೆ.

ಉದಾ :	ಮೂರ್ವಪದ	+	ಉತ್ತರಪದ	= ಸಂಧಿಪದ
	ಏಕ	+	ಏಕ	= ಏಕೈಕ (ಅ + ಏ = ಇ)
	ಭಾವ	+	ಭಕ್ತಿ	= ಭಾವೈಕ್ತಿ (ಅ + ಇ = ಈ)
	ಜಲ	+	ಜಿಫ್	= ಜಲೋಫ್ (ಅ + ಜಿ = ಜೀ)
	ವನ	+	ವೆಣಿಷಧ	= ವನೋಷಧ (ಅ + ಜೀ = ಜೀ)

ಇ. ಯಣ್ಣಸಂಧಿ : ಮೂರ್ವಪದದ ಅಂತ್ಯದಲ್ಲಿನ ಇ, ಈ, ಉ, ಔ, ಓ ಮತ್ತು ಸ್ವರಗಳಿಗೆ ಅನ್ಯಸ್ವರಗಳು ಪರವಾದಾಗ ಇ, ಈ ಸ್ವರಗಳಿಗೆ 'ಯ' ಕಾರವೂ, ಉ, ಉ ಸ್ವರಗಳಿಗೆ 'ವ' ಕಾರವೂ, ಓ ಸ್ವರಕ್ಕೆ 'ರ' ಕಾರವು ಆದೇಶವಾಗಿ ಬರುವುದು. ಇದನ್ನು 'ಯಣ್ಣಸಂಧಿ' ಎಂದು ಕರೆಯಲಾಗುತ್ತದೆ.

ಉದಾ :	ಮೂರ್ವಪದ	+	ಉತ್ತರಪದ	= ಸಂಧಿಪದ
	ಅತಿ	+	ಉತ್ತಿ	= ಅತ್ಯತ್ತಿ
	ಮನು	+	ಅಂತರ	= ಮನ್ಯಂತರ
	ಪಿತೃ	+	ಆಜ್ಞಿತ	= ತಿತ್ರಾಜ್ಞಿತ

ಸಂಸ್ಕೃತ ವ್ಯಂಜನ ಸಂಧಿಗಳು :

ಇ. ಜಸ್ತಿಸಂಧಿ : ಮೂರ್ವಪದದ ಕೊನೆಯಲ್ಲಿರುವ ಕೌ, ಚೌ, ತೌ, ದೌ, ಪೌ, ವ್ಯಂಜನಗಳಿಗೆ ಯಾವ ವರ್ಣ ಪರವಾದರೂ ಅದೇ ವರ್ಗದ ಮೂರನೆಯ ವ್ಯಂಜನಾಕ್ಷರಗಳು (ಗೌ, ಜೌ, ಡೌ, ದೌ, ಬೌ,) ಆದೇಶವಾಗಿ ಬರುತ್ತವೆ. ಇದನ್ನು 'ಜಸ್ತಿಸಂಧಿ' ಎನ್ನುತ್ತಾರೆ.

ಉದಾ :	ಮೂರ್ವಪದ	+	ಉತ್ತರಪದ	= ಸಂಧಿಪದ
	ವಾಕ್	+	ದೇವಿ	= ವಾಗ್ದೇವಿ
	ಅಚ್	+	ಅಂತ	= ಅಜಂತ
	ಷಟ್	+	ಆನನ	= ಷಡಾನನ
	ಸತ್	+	ಆನಂದ	= ಸದಾನಂದ
	ಅಪ್	+	ಧಿ	= ಅಧಿಧಿ

ಇ. ಶ್ವಿತಪಸಂಧಿ : ಮೂರ್ವಪದದ ಕೊನೆಯಲ್ಲಿ ಸಕಾರ ಇಲ್ಲವೇ ತವಗಾಕ್ಷರಗಳಿಗೆ ಶಕಾರ ಇಲ್ಲವೇ ಚವಗಾಕ್ಷರಗಳು ಪರವಾದಾಗ ಸಕಾರಕ್ಕೆ ಶಕಾರವೂ, ತವಗಾಕ್ಷೆ ಚವಗಾವೂ ಆದೇಶಗಳಾಗಿ ಬರುತ್ತವೆ. ಇದನ್ನು 'ಶ್ವಿತಪಸಂಧಿ' ಎನ್ನುತ್ತಾರೆ.

ಉದಾ :	ಮೂರ್ವಪದ	+	ಉತ್ತರಪದ	= ಸಂಧಿಪದ
	ಮನಸ್	+	ಶುದ್ಧಿ	= ಮನಶುದ್ಧಿ
	ಸತ್	+	ಚಿತ್ರ	= ಸಚಿತ್ರ
	ಜಗತ್	+	ಚ್ಯಾತ್ರಿ	= ಜಗಚ್ಯಾತ್ರಿ

೨. ಅನುನಾಸಿಕಸಂಧಿ : ವರ್ಗದ ಪ್ರಥಮ ಆಕ್ಷರಗಳಿಗೆ ಯಾವ ಅನುನಾಸಿಕ ಆಕ್ಷರ ಪರವಾದರೂ ಅವುಗಳಿಗೆ ಅಂದರೆ ಕ್ರೀ, ಚ್ಚೀ, ತ್ತೀ, ಹ್ಹೀ, ವ್ಯಂಜನಗಳಿಗೆ ಕ್ರಮವಾಗಿ ಅದೇ ವರ್ಗದ ಜ್ಞೀ, ಝ್ಞೀ, ಣ್ಣೀ, ನ್ನೀ, ಮ್ಮೀ, ವ್ಯಂಜನಗಳು ಆದೇಶಗಳಾಗಿ ಬರುತ್ತವೆ.

ಉದಾ :	ಘೋರಪದ	+	ಉತ್ತರಪದ	= ಸಂಧಿಪದ
ದಿಕ್ಕೀ	+	ನಾಗ	= ದಿಜ್ಞಾಗ	
ಷಟ್ಕೀ	+	ಮಾಸ	= ಷಟಾಂಸ	
ಚಿತ್ರೀ	+	ಮೂಲ	= ಚಿನ್ಮೂಲ	

V. ಚಟುವಟಿಕೆಗಳು :

೧. ತೇಜಸ್ಸಿಯವರ ‘ಅಣ್ಣನ ನೆನಪು’ ಕೃತಿಯನ್ನು ಓದಿರಿ.
೨. ರಾಜರತ್ನಂ ಅವರು ಬರೆದಿರುವ ಮಕ್ಕಳ ಕವಿತೆಗಳನ್ನು ಸಂಗ್ರಹಿಸಿ ಓದಿರಿ.
೩. ನಿಮ್ಮ ಜೀವನದಲ್ಲಿ ನಡೆದ ಸ್ವಾರಸ್ಯಕರ ಫಟನೆಗಳನ್ನು ಬರೆದು ಶಾಲಾ ಭಿತ್ತಿಪತ್ರದಲ್ಲಿ ಪ್ರಕಟಿಸಿ.




೭. ಅರಳಿಕಟ್ಟಿ

- ಡಾ. ಬಿ. ಜಿ. ಎಲ್. ಶ್ರೀಮಿ

ಪಾಠ ಪ್ರಮೇಶ : ಕೆಲವು ಗಿಡಮರಗಳು ನಮ್ಮ ಸಮೀಕ್ಷೆದಲ್ಲಿದ್ದರೂ ಅವುಗಳ ಉಪಯೋಗ, ಗುಣ, ಲಕ್ಷಣಗಳು ನಮ್ಮ ಅರಿವಿಗೆ ಬಾರದಿರಬಹುದು. ಎಷ್ಟೋ ಗಿಡ ಮೂಲಿಕೆಗಳು ಅಳಿವಿನ ಅಂಚಿನಲ್ಲಿವೆ. ಅಶ್ವತ್ಥವೃಕ್ಷವನ್ನು ಅರಳಿಮರ, ಬೋಧಿವೃಕ್ಷವೆಂತಲೂ ಕರೆಯುವರು. ಮಾನವನ ಒಡನಾಡಿಯಾಗಿ ಅಶ್ವತ್ಥಮರ ಅನಾದಿಕಾಲದಿಂದಲೂ ಉಪಯೋಗದಲ್ಲಿದೆ. ಈ ಮರವನ್ನು “ಆಷ್ಟುಜನಕದ ಬ್ಯಾಂಕ್” ಎಂದು ಕರೆಯುವರು. ನಮ್ಮ ಮೂರ್ವಜರು ಈ ಮರದ ಗುಣವನ್ನು ಅರಿತೇ ಪ್ರತಿ ಗ್ರಾಮದ ಮುಂದೆ ಅರಳಿಮರದ ಜೊತೆಗೆ ಬೇವಿನ ಮರವನ್ನು ಬೇಳಿಸಿ ಸುತ್ತಲೂ ಕಟ್ಟಿಕಟ್ಟಿ ನಾಗರಕಲ್ಲು ಪ್ರತಿಷ್ಠಾಪಿಸಿ ಮೂರಿಸುತ್ತಿದ್ದರು. ಅರಳಿಮರದ ಎಲೆಗಳನ್ನು ಆಡು, ಹಸು, ಎಷ್ಟುಗಳು ತಿನ್ನುತ್ತವೆ. ಹಣ್ಣಗಳನ್ನು ಹತಾರು ಪಕ್ಷಿಗಳು ತಿನ್ನುತ್ತವೆ. ಪಕ್ಷಿಗಳು ಗೂಡುಕಟ್ಟಿ ವಾಸ ಮಾಡುತ್ತವೆ. ಅಲ್ಲದೆ ನೂರಾರು ಕ್ರಿಮಿ-ಕೀಟಗಳ ವಾಸಸಾಫಾನವೂ ಹೌದು.

ಬಹು ಉಪಯುಕ್ತವಾದ ಅರಳಿಮರವನ್ನು ನೆಟ್ಟಿ ಬದುಕಿನ ಸಾರ್ಥಕತೆಯನ್ನು ಕಂಡುಕೊಂಡ ಹೃದಯ ಶ್ರೀಮಂತಿಕೆ ಮೆರೆದ ಕಡುಬಡತನದ ಶೇಷಪ್ಪನ ಯಶೋಗಾಢಯೆ ಪ್ರಸ್ತುತ ಗದ್ದದ ತಿರುಳು. ಇಂತಹ ಸಾರ್ಥಕ ಬದುಕನ್ನು ಬದುಕಬೇಕು ಎಂಬುದು ಲೇಖಿಕರ ಆಶಯ.

ನನ್ನ ಚಿಕ್ಕಂದಿನಲ್ಲಿ ನಮ್ಮ ಮನಗೊಬ್ಬಿ ವೃದ್ಧರು ಬರುತ್ತಿದ್ದರು. ವಯಸ್ಸು ೧೫-೧೦ ಇರಬಹುದು; ಕೃತವಾದ ದೇಹ, ಕುಳಿಬಿದ್ದ ಕಣ್ಣಿ, ದೃಷ್ಟಿಮಾಂದ್ರ, ಕಿವಿಯಂತೂ ಎಷ್ಟೋ ವರ್ಷಗಳ ಹಿಂದೆಯೇ ತನ್ನ ಕಾರ್ಯದಿಂದ ರಿಟ್ಯೂ ಆಗಿಬಿಟ್ಟತ್ತು. ಕೈಯಲ್ಲಿ ಕೋಲು ಹಿಡಿಯದೆ ಒಂದು ಹೆಚ್ಚೆಯನ್ನೂ ಇಡುವಂತಿರಲಿಲ್ಲ. ನಿತ್ಯ ಭಿಕ್ಷೆಯಿಂದ ಜೀವನ. ಇಂಥಿ ವಯಸ್ಸಿನಲ್ಲಿ ಇವರನ್ನು ನೋಡಿಕೊಳ್ಳುವವರಾರೂ ಇರಲಿಲ್ಲ. ಶೇಷಪ್ಪ ಎಂದೇನೋ ಹಸರು. ಈತನಿಗಿಧ್ಯಾಧ್ಯಾ ಒಂದೇ ಒಂದು ಆಸೆ, ಉತ್ತಣವಾದ ಆಸೆ. ಕಣ್ಣಿಮುಚ್ಚುವುದರೊಳಗಾಗಿ ನೆರವೇರಿಸಬೇಕೆಂಬ ಆಸೆ. ಅಶ್ವತ್ಥ ಪ್ರತಿಷ್ಠೆ, ಪ್ರತಿಷ್ಠೆಯಾದ ಮರಕೊಂಡು ಕಟ್ಟಿಕಟ್ಟಿಪ್ಪುದು. ಈ ಎರಡು ಕರ್ತವ್ಯಗಳ ಹೊರೆ ಅವರ ಹೆಗಲ ಮೇಲೆ ಭಾರವಾಗಿ ಹೇರಿಕೊಂಡಿದ್ದು ಬಹಳ ತೊಂದರೆ ಹೊಡುತ್ತಿದ್ದವಂತೆ. ಈ ಕಾರ್ಯಕ್ಷಾಗಿ ಅವರು ಉದ್ದೇಶಿಸಿದ್ದ ಪ್ರದೇಶ ಬಸವನಗುಡಿಯಲ್ಲಿರುವ (ಬೆಂಗಳೂರು) ಮಲ್ಲಿಕಾಬುಂನಸ್ಸಾಮಿ ಗುಡಿಯ ಮುಂಭಾಗ. ಅದು ಸಕಾರಕ್ಕೊಂಡ ಕಾಪ್ಯೋರೆಷನ್ನಿಗೋ ಸೇರಿದ್ದು. ಕಟ್ಟಿ ಹಾಕುವುದಕ್ಕೆ ಈ ಸಂಸ್ಥೆಗಳವರು ಏನೋ ತಕರಾರು ಎತ್ತಿದ್ದರು. ವೃದ್ಧರ ಯಶ್ವಕ್ಕೆ ವಿಷ್ಣುಗಳನ್ನು ಒಡ್ಡಿದ್ದರು. ಇದರ ವಿಷಯವಾಗಿ ವಾತಾವರಕತೆಯಾಡಿಕೊಂಡು ಹೋಗುವುದಕ್ಕೆ ನನ್ನ ತಂದೆಯವರ ಬಳಿ ಬರುತ್ತಿದ್ದರು. ಹೊನೆಗೊಂದು ದಿನ ವಿಷ್ಣುಗಳು ನಿವಾರಣೆಯಾದವು.



ಪ್ರಶಸ್ತಿ ದಿನವೋಂದರಲ್ಲಿ ಕಾರ್ಯಗಳನ್ನು ಮುಗಿಸಿದರು. ಬೆಳಗೆ ಸುಮಾರು ಇಗಂಟೆ ಸಮಯಕ್ಕೆ ವ್ಯಧರು ಮನಗೆ ಬಂದರು. ತಂದೆಯವರು ಹೊರಗೆ ಹೋಗಿದ್ದರು. ವ್ಯಧರು ಕೈಲಿ ಹಿಡಿದು ತಂದಿದ್ದ ತಾಮ್ರದ ಪಂಚಪಾತ್ರ, ಉದ್ದರಹಣೆ, ಒಂದು ಬಾಳಿಹಣ್ಣು, ಎರಡು ಸೇವಂತಿಗೆ ಹೂ, ಒಂದು ‘ಅನಂತ ವಸ್ತು’ ಇವುಗಳನ್ನು ನನ್ನ ಸೋದರತ್ತೆಯವರ ಕೈಲಿಟ್ಟು “ಇವುಗಳನ್ನು ಯಜಮಾನರಿಗೆ ತಲುಪಿಸಿಬಿಡಿ. ಕಾರ್ಯ ನನ್ನ ಉದ್ದೇಶಕ್ಕೆ ತಕ್ಷಂತೆ ನೆರವೇರಿತು. ನನ್ನ ಖರಣ ತೀರಿತು. ಯಜಮಾನರ ನೆರವಿಲ್ಲದೆ ಹೋಗಿದ್ದಿದ್ದರೆ ನನ್ನ ಖರಣದ ಗಂಟನ್ನು ಹೊತ್ತುಕೊಂಡೇ ಕೆಲ್ಲುಜ್ಬೇಕಾಗಿದ್ದಿತು. ಈಗ ನನಗೆ ಯಾವ ಭಯವೂ ಇಲ್ಲ. ನಿಷಿಂತಯಿಂದ ಮುಂದಿನದನ್ನು ಎದುರು ನೋಡುತ್ತಿದ್ದೇನೆ. ಇನ್ನೊಂದು ಸಲ ಒಂದು ಯಜಮಾನರಿಗೆ ಸಾಷ್ಟಾಂಗ ಬೀಳುತ್ತೇನೆ. ದಯವಿಟ್ಟು ತಿಳಿಸಿಬಿಡಿ” ಎಂದು ಹೊರಡಲು ಉದ್ದೃಕ್ತರಾದರು. ಸೋದರತ್ತು “ಒಂದಿಟ್ಟು ಹಾಲು ಕುಡಿದು ಹೋಗಬೇಕು” ಎಂದರು.

“ಇಲ್ಲಮ್ಮ, ಇವತ್ತು ನಾಲ್ಕು ಜನಕ್ಕೆ ಭೋಜನ ಬಡಿಸಬೇಕು. ಅವರದಾದ ಬಳಿಕವೇ ನನ್ನದು. ನಾಲ್ಕು ಮನಗಳಿಗೆ ಹೋಗಿ ಭಿಕ್ಷೆ ತೆಗೆದುಕೊಳ್ಳಬೇಕು. ಆಮೇಲೆ ಅಡುಗೆ ಮಾಡಬೇಕು. ಅನ್ನಶಾಂತಿಗೆ ಬರುವವರನ್ನು ನಾನು ಕಾಯಿಸಬಾರದಮ್ಮ.”

“ಅಕ್ಕಿ ಬೇಳೆ ಸಾಮಗ್ರಿಗಳನ್ನು ನಮ್ಮ ಮನೆಯಿಂದಲೇ ಕೊಡುತ್ತೇನೆ.”

“ಬೇಡಮ್ಮ, ನಾಲ್ಕು ಬಾಗಿಲಲ್ಲಿ ನಿಂತು ಯಾಚಿಸುವುದು ನನಗೆ ರಕ್ತಗತವಾಗಿಬಿಟ್ಟದೆ. ಇಂದೇಕೆ ಅದನ್ನು ತಪ್ಪಿಸಲಿ?” ಎಂದು ಹೊರಟುಹೋದರು.


ನನ್ನ ಬಾಲ್ಯದ ಬುದ್ಧಿಗೆ “ಈ ಮುದುಕ ಯಾಚನೆಯಿಂದ ಜನರನ್ನು ತೊಂದರೆಗೇಡುವಾಡಿ, ಮರನೆಟ್ಟು ಜಗುಲಿ ಕಟ್ಟಸದೆ ಹೋಗಿದ್ದರೆ ಯಾರು ಅಳ್ಳತ್ತಿದ್ದರು?” ಎನ್ನಿಸಿದ್ದೇನೋ ನಿಜ. ಕಾಲಕ್ರಮೇಣಾದಲ್ಲಿ ಶೇಷಪ್ರವಂಧ ಮಹಾನುಭಾವರಿಗಲ್ಲ ಮನಸ್ಸಿನಲ್ಲಿಯೇ ಎಷ್ಟೋ ಸಲ ಮಣಿದ್ದೇನೆ. ಕೃತಜ್ಞತೆ ಅರ್ಥಸಿದ್ದೇನೆ. ಅವರ ಜೀವಿತದಲ್ಲಿ ಯಾವುದೋ ಒಂದು - ತಮ್ಮ ಸ್ವಫರ್ಮ ದೃಷ್ಟಿಯಲ್ಲಿ ಸರಿಯೆಂದು ಪ್ರೇರಿತವಾದ ಯಾವುದೋ ಒಂದು - ಉದ್ದೇಶವನ್ನು ಕಂಡುಕೊಂಡು, ಅದನ್ನು ತನ್ನ ಮೂಲ ತೀರಿಸುವ ಕರ್ತವ್ಯವೆಂದು ಬಗೆದು, ತದೇಕಚಿತ್ತತೆಯಿಂದ ಅದರ ಸಾಧನೆಯಲ್ಲಿ ತೊಡಗಿ, ಮೂರ್ಚೆಸಿ ಕೃತಕೃತ್ಯಾದವರು ಮಹಾನುಭಾವರು ಎಂದು ನನ್ನ ತಿಳಿವಳಿಕೆ. ಇಂಥವರ ಸತತವಾದ ನಿಷ್ಠೆಯಿಂದಲೇ ಬೀದಿಗೊಂದು ಹಳ್ಳಿಗೊಂದು ಅಶ್ವತ್ಥಕಟ್ಟಿ ತಲೆಯೆತ್ತಿವೆ.

ಅಶ್ವತ್ಥ ಬರಿಯ ಮರವಲ್ಲ, ಕಟ್ಟಿ ಯಾವುದೋ ಕಟ್ಟಿಯಲ್ಲ. ಇವೆರಡೂ ಜನರ್ಜೀವನದಲ್ಲಿ ಬಹುಕಾಲದಿಂದ ಒಂದಾಗಿಬಿಟ್ಟಿವೆ. ಹಳ್ಳಿಯ ಸಾರ್ವಜನಿಕ ಸಮಾರಂಭಗಳು ಅಶ್ವತ್ಥ ಮರದಡಿಯಲ್ಲಿ ನಡೆಯುತ್ತವೆ. ಪಂಚಾಯಿತಿಗಳಿಗೆ ಅಶ್ವತ್ಥಮರ ಭಾವಣೆ, ಕಟ್ಟಿಯೇ ನೆಲಹಾಸು; ಮದುವೆ ಮುಂಜಿಗಳಿಗೆ ಪ್ರಶಸ್ತವಾದ, ಪವಿತ್ರವಾದ ಕಲ್ಯಾಣ ಮಂಟಪ; ಪ್ರವಾಸಿಗಳಿಗೂ ಯಾತ್ರಾರ್ಥಿಗಳಿಗೂ ಆದರವೀಯುವ ಸತ್ತ; ಮಕ್ಕಳ ಆಟ, ಓಟ, ಪಾಠಗಳಿಗೆ ಕಾಪು: ಹಿರಿಯರ ಗಾಳಿ ಸೇವನೆಗೂ ವಿಚಾರ ವಿನಿಮಯಕ್ಕೂ ಒಪ್ಪುವ ಆಶ್ರಯ. ಬೀದಿ ಮಾತಿಗೂ ಕಾಡು ಹರಟಿಗೂ ಕೀಟಲೆ ಹೋಟಲೆಗಳಿಗೂ ಮಾತ್ರಸ್ಥಾನವಾಗಿಯೂ ರೂಪಗೊಂಡಿದೆ.

* * * *

ಕೃತಿಕಾರರ ಪರಿಚಯ :

ಡಾ. ಬಿ.ಜಿ.ಎಲ್. ಸ್ವಾಮಿ ಅವರ ಮೊಣಿಕ ಹೆಸರು ಬೆಂಗಳೂರು ಗುಂಡಪ್ಪ ಲಕ್ಷ್ಮಿನಾರಾಯಣ ಸ್ವಾಮಿ. ಇವರು ೧೯೧೬ ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಇವರ ತಂದೆ ಕನ್ನಡದ ಪ್ರಖ್ಯಾತ ಲೇಖಕರೂ ಕವಿಗಳೂ ಆದಿ.ವಿ. ಗುಂಡಪ್ಪನವರು.



ಇವರ ಪ್ರಮುಖ ಕೃತಿಗಳೆಂದರೆ, ‘ದೌರ್ಗಂಧಿಕಾಪಹರಣ’, ‘ಶಾಸನಗಳಲ್ಲಿ ಗಿಡಮರಗಳು’, ‘ನಮ್ಮ ಹೊಟ್ಟಿಯಲ್ಲಿ ದ್ವಾಣ ಅಮೇರಿಕ’, ‘ಹಸುರು ಹೊನ್ನು’, ‘ಪಂಚಕಲಶಗೋಪರು’, ‘ಕಾಲೇಜುರಂಗ’, ‘ಕಾಲೇಜು ತರಂಗ’, ‘ತಮಿಳು ತಲೆಗಳ ನಡುವೆ’ ಮುಂತಾದವು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ದೊರೆತಿವೆ. ಶ್ರೀಯುತರು ಗ್ರಂಥಾಲಯದಲ್ಲಿ ಇಹಲೋಕವನ್ನು ತ್ಯಜಿಸಿದರು. ಪ್ರಸ್ತುತ ‘ಅರಳಿ ಕಟ್ಟಿ’ ಗದ್ದೆ ಭಾಗವನ್ನು ಬಿ.ಜಿ.ಎಲ್.ಸ್ವಾಮಿ ಅವರ ‘ಹಸುರು ಹೊನ್ನು’ ಕೃತಿಯಿಂದ ಆರಿಸಲಾಗಿದೆ.

I. ಪದಗಳ ಅರ್ಥ :

ಆದರ - ತೀರಿ; ಗೌರವ.

ಉದ್ದರಣೆ - ತೀರ್ಥದ ಸಣ್ಣ ಚಮಚ

ಕಾಮ - ಕಾಯುವಿಕೆ; ಕಾವಲು; ರಕ್ಷಣೆ.

ಕೃತ - ಬಡಕಲು; ಅಶ್ವತ್ತ.

ಪ್ರತಿಷ್ಠೆ - ಸ್ಥಾಪನೆ

ರಿಷ್ಟೇರ್ (ಇಂಗ್ಲಿಷ್) - ನಿವೃತ್ತಿ

ಸತ್ತ - ಭತ್ತ

ಸಾಷ್ಟಾಂಗ ಬಿಳು - ದೀರ್ಘದಂಡ ನಮಸ್ಕಾರ ಮಾಡು.

ಉತ್ಕಷ್ಟ - ಪ್ರಬುಲ

ಉದ್ದುಕ - ಕೆಲಸದಲ್ಲಿ ತೊಡಗಿದ; ಪ್ರಯತ್ನಿಸಿದ.

ಕೃತಕೃತ್ಯ - ಸಾರ್ಥಕ; ಧನ್ಯ; ಇಚ್ಛೆಪೂರ್ತಿಗೊಂಡ.

ಕಾರ್ಪೋರೇಷನ್ (ಇಂಗ್ಲಿಷ್) - ನಗರ ಪಾಲಿಕೆ

ವಿಷ್ಣು - ಅಡಜಣೆ

ವೃಧ್ಧ - ವಯಸ್ಸಾದ ವೃತ್ತಿ; ಮುದುಕೆ.

ಸರ್ಕಾರ (ಹಿಂದಿ) - ಆಡಳಿತ ನಡೆಸುವ ವ್ಯವಸ್ಥೆ.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

ಇ. ಶೇಷಪ್ಪನವರಿಗೆ ಜೀವನದಲ್ಲಿದ್ದ ಉತ್ತರ ಆಸೆ ಯಾವುದು?

ಇ. ಶೇಷಪ್ಪನವರು ಜೀವನೋಪಾಯಕ್ಕೆ ಏನು ಮಾಡುತ್ತಿದ್ದರು?

ಇ. ಶೇಷಪ್ಪನವರು ಅಶ್ವತ್ತ ಕಟ್ಟೆಯನ್ನು ಕಟ್ಟಲು ಗುರುತಿಸಿದ ಸ್ಥಳ ಯಾವುದು?

ಇ. ‘ಅರಳಿಕಟ್ಟಿ’ ಗದ್ದೆ ಭಾಗದ ಆಕರ ಗ್ರಂಥ ಯಾವುದು?

ಇ. ಬಿ.ಜಿ.ಎಲ್. ಸಾಮೀಯವರ ಪ್ರಾರ್ಥಣೆ ಹೆಸರೇನು?

ಅ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

ಇ. ಶೇಷಪ್ಪನವರ ದೇಹಾರೋಗ್ಯದ ಸ್ಥಿತಿ ಹೇಗಿತ್ತು?

ಇ. ಶೇಷಪ್ಪನವರು ತಮ್ಮ ಆಸೆ ನೆರವೇರಿದುದರಿಂದ ಕೃತಜ್ಞತೆಯನ್ನು ಹೇಗೆ ಸಲ್ಲಿಸಿದರು?

ಇ. ಶೇಷಪ್ಪನವರ ಆಸೆಯನ್ನು ಗಮನಿಸಿದ ಲೇಖಕರಿಗೆ ಬಾಲ್ಯದಲ್ಲಿ ಅನಿಸಿದ್ದೇನು?

ಇ. ಅಶ್ವತ್ತಕಟ್ಟಿ ಜನರಿಗೆ ಹೇಗೆ ಉಪಯುಕ್ತವಾಗಿದೆ?

ಇ. ಲೇಖಕರು ಶೇಷಪ್ಪನವರಿಗೆ ಕೃತಜ್ಞತೆ ಅರ್ಜಿಸಿದ್ದು ಏಕೆ?

ಇ) ಕೆಳಗಿನ ಪ್ರಶ್ನೆಗಳಿಗೆ ಏಳು-ಎಂಟು ವಾಕ್ಯಗಳಲ್ಲಿ ಉತ್ತರಿಸಿರಿ.

ಇ. ಶೇಷಪ್ಪನವರ ವೃತ್ತಿತ್ವದ ವಿಶೇಷತೆಗಳೇನು?

ಇ. ಶೇಷಪ್ಪನವರಿಗೂ ಲೇಖಕರ ಸೋದರತ್ತಿಗೂ ಯಾವ ರೀತಿಯ ಸಂಭಾಷಣೆ ನಡೆಯಿತು?

ಈ) ಪಂದಭಕ್ತಿಯನ್ನು ವಿವರಿಸಿರಿ.

೧. “ಇವುಗಳನ್ನು ಯಜಮಾನರಿಗೆ ತಲುಪಿಸಿಬಿಡಿ.”
೨. “ಒಂದಿಷ್ಟು ಹಾಲು ಕುಡಿದು ಹೋಗಬೇಕು.”
೩. “ಅಕ್ಕಿ ಬೇಳೆ ಸಾಮಗ್ರಿಗಳನ್ನು ನಮ್ಮ ಮನೆಯಿಂದಲೇ ಕೊಡುತ್ತೇನೆ.”
೪. “ಅಶ್ವತ್ಥ ಬರಿಯ ಮರವಲ್ಲ.”

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳಿಗೆ ತತ್ವಮ-ತದ್ವವ ರೂಪಗಳನ್ನು ಬರೆಯಿರಿ.

ನಿತ್ಯ, ಕಾರ್ಯ, ಸಂಸಾರ, ಸಾಧನ, ರಕ್ತ, ಭಿಕ್ಷೆ.

ಆ) ಕೆಳಗಿನ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.

ಇಳಿ, ಆಸೆ, ಕೃತಜ್ಞತೆ, ಭಾರ, ಭಯ, ನಿಶ್ಚಿಂತೆ.

ಇ) ಕೆಳಗೆ ನೀಡಿರುವ ಪದಗಳನ್ನು ಮಾದರಿಯಂತೆ ವಿಭಿನ್ನಾರ್ಥಗಳಲ್ಲಿ ವಾಕ್ಯಗಳನ್ನು ರಚಿಸಿರಿ.

ಮಾದರಿ : ತಂದೆ - * ನಾನು ಈ ಮುಸ್ತಕವನ್ನು ಅಂಗಡಿಯಿಂದ ತಂದೆ.

* ನನ್ನ ತಂದೆ ಬೆಂಗಳೂರಿಗೆ ಹೋಗಿದ್ದಾರೆ.

ತೋರೆ, ಮಡಿ, ಕಳೆ, ತಂದೆ, ಮುಗಿ.

ಈ) ಕೆಳಗಿನ ಪದಗಳನ್ನು ಬಿಡಿಸಿ, ಸಂಧಿ ಹೇಸರಿಸಿ.

ಮನಸೊಬ್ಬ, ಕೆವಿಯಂತೂ, ಭಿಕ್ಷೆಯಿಂದ, ಮರಕೆಳ್ಳಂದು, ಇದೇಕೆ.

IV. ಸ್ವೇಧಾಂತಿಕ ವ್ಯಾಕರಣ :

ದೇಶೀಯ, ಅನ್ಯದೇಶೀಯ ಪದಗಳು :

ಒಂದು ಭಾಷೆ ಜನರು, ಬೇರೊಂದು ಭಾಷೆಯ ಜನರೊಂದಿಗೆ ವ್ಯವಹರಿಸಿದಾಗ ಅವರು ಬಳಸುವ ಭಾಷೆಯ ಶಬ್ದಗಳೂ ಸಹ ಪರಸ್ಪರ ವರ್ಗಾವಣೆಯಾಗುತ್ತವೆ. ಹಿಂಗೆ ಒಂದು ಭಾಷೆಯಲ್ಲಿ ಹಲವು ಭಾಷೆಯ ಶಬ್ದಗಳೂ ಸೇರಬಹುದು. ನಮ್ಮ ಕನ್ನಡ ಭಾಷೆಯಲ್ಲಿ ಸಂಸ್ಕೃತ, ಇಂಗ್ಲೀಷ್, ಹಿಂದಿ, ಮೋಚರಗೀಸ್, ಫಾಸಿರ್, ಉದುರ್, ಪ್ರಾಕೃತ ಇತ್ಯಾದಿ ಭಾಷೆಯ ಶಬ್ದಗಳು ಆಯಾ ಕಾಲದ ಜನರ ಸಂಪರ್ಕದೊಂದಿಗೆ ಬೆರೆತುಕೊಂಡಿವೆ. ಈ ಕೆಳಗಿನ ಉದಾಹರಣೆಯನ್ನು ಗಮನಿಸಿ.

‘ಮೋಟಾರುಗಳಲ್ಲಿ ಜಬದ್ಸ್‌ಸ್ನಿಂದ ಓಡಾಡುವುದೇ ಜೀವನದ ಮುಖ್ಯ ಗುರಿಯಲ್ಲವೆಂದು ನಾವು ತಿಳಿಯಬೇಕು.’ ಈ ವಾಕ್ಯದಲ್ಲಿ

- | | |
|--|-------------------------|
| ೧. ಮೋಟಾರು | - ಇಂಗ್ಲಿಷ್ ಭಾಷೆಯ ಶಬ್ದ |
| ೨. ಜಬದ್ಸ್ | - ಹಿಂದಿ ಭಾಷೆಯ ಶಬ್ದ |
| ೩. ಜೀವನ, ಮುಖ್ಯ | - ಸಂಸ್ಕೃತ ಭಾಷೆಯ ಶಬ್ದಗಳು |
| ೪. ಓಡಾಡು, ಗುರಿ, ನಾವು, ತಿಳಿಯಬೇಕು - ಕನ್ನಡ ಭಾಷೆಯ ಶಬ್ದಗಳು. | |

ಹೀಗೆ ನಾವು ಮಾತನಾಡುವ ಕನ್ನಡ ಭಾಷೆಯಲ್ಲಿ ಬೇರೆಬೇರೆ ಭಾಷೆಯ ಪದಗಳು ಬೇರೆತು, ಅವುಗಳಲ್ಲಿ ಕನ್ನಡದ ಪದಗಳು ಯಾವುವು? ಬೇರೆ ಭಾಷೆಯ ಪದಗಳು ಯಾವುವು? ಎಂಬುದನ್ನು ಗುರುತಿಸುವುದಕ್ಕೆ ಸಾಧ್ಯವಾಗದಪ್ಪು ಜಿರಪರಿಚಿತವಾಗಿವೆ. ಭಾಷೆಯ ತಿಳಿವಳಿಕೆಯ ದೃಷ್ಟಿಯಿಂದ ಅಚ್ಚಗನ್ನಡ ಶಬ್ದಗಳನ್ನು ‘ದೇಶ್ಯ’ ಶಬ್ದಗಳು ಎನ್ನುತ್ತೇವೆ. ಉಳಿದವುಗಳನ್ನು ‘ಅನ್ಯದೇಶೀಯ’ ಶಬ್ದಗಳು ಎನ್ನುತ್ತೇವೆ.

೧. ದೇಶ್ಯ ಶಬ್ದಗಳು :

ಕನ್ನಡ ಭಾಷೆಯ ಮೂಲ ಶಬ್ದಗಳನ್ನು ಅಥವಾ ಅಚ್ಚಗನ್ನಡದ ಶಬ್ದಗಳನ್ನು ‘ದೇಶ್ಯ ಶಬ್ದಗಳು’ ಎನ್ನುತ್ತೇವೆ.

ಉದಾ : ಮನೆ, ಹೊಲ, ಮರ, ಗದ್ದೆ, ಆಳು, ಗಿಡ, ತೆಂಕಣ, ಬಡಗಣ, ಮೂಡಣ, ನೇಸರು, ಕಲ್ಲು, ಕಡಿಮೆ, ಹೆಚ್ಚು, ನೀರು, ತಿನ್ನು, ಸೆಣ್ಣಿ, ದೊಡ್ಡ, ಸಾರು, ಬೆಣ್ಣೆ, ಮಜ್ಜಿಗೆ, ಹಾಲು, ಮೊಸರು, ತುಪ್ಪ, ಬಾಯಿ, ಕೆವಿ, ಮೂಸು, ಕಾಡು – ಇತ್ಯಾದಿಗಳು

೨. ಅನ್ಯದೇಶ್ಯ ಶಬ್ದಗಳು :

ಮರಾರಿ, ಅರಬ್ಬಿ, ಫಾಸಿರ್, ಮೋಚುರ್‌ಗೀಸ್, ಸಂಸ್ಕೃತ, ಇಂಗ್ಲಿಷ್ ಮುಂತಾದ ಭಾಷೆಗಳಿಂದ ಕನ್ನಡಕ್ಕೆ ಬಂದಿರುವ ಶಬ್ದಗಳನ್ನು ‘ಅನ್ಯದೇಶ್ಯ ಶಬ್ದಗಳು’ ಎಂದು ಕರೆಯುತ್ತಾರೆ.

ಉದಾ :

ಅ) ಸಂಸ್ಕೃತ ಭಾಷೆಯಿಂದ ಬಂದ ಶಬ್ದಗಳು :

ಭೂಮಿ, ಪೃಥ್ವಿ, ರಾತ್ರಿ, ದಿವಸ, ರಾಮ, ಲಕ್ಷ್ಮಿ, ಮರಾಟ, ಶೀರ, ಹಸ್ತ, ಪಾದ, ನೇತ್ರ, ಸ್ವರ್ಗ, ಜೀವಧ, ಶತ್ರು, ಮಿಶ್ರ, ರಾಶಿ, ಅರಣ್ಯ, ಯುದ್ಧ, ಲೇಖನ, ಗ್ರಂಥ, ವಾಕ್ಯ – ಇತ್ಯಾದಿಗಳು.

ಆ) ಹಿಂದಿ ಭಾಷೆಯಿಂದ ಬಂದ ಶಬ್ದಗಳು :

ಅರ್ಚ್‌, ಕಳೇರಿ, ಕಾಶಾರ್‌ನೆ, ಚುನಾವಣೆ, ಕಾನೂನು, ಗುಲಾಮು, ರಸ್ತೆ, ಕಾಗದ್, ಸಲಾಮು, ದಬಾರ್‌ರು, ಬಂದೂಕ್, ಮಹಲ್, ದವಾಶಾನೆ, ಅಸಲೀ, ನಕಲಿ, ಕುಚ್‌ – ಇತ್ಯಾದಿಗಳು

ಇ) ಇಂಗ್ಲಿಷ್ ಭಾಷೆಯಿಂದ ಬಂದ ಶಬ್ದಗಳು :

ರೋಡ್, ರೈಲ್, ಬ್ಯಾಂಕ್, ಲಾಯರ್, ಮೊಲೀಸ್, ಕಾಲೇಜ್, ಸ್ಕೂಲ್, ಹೋಟೆಲ್, ಸ್ಕೂಟರ್, ಪರ್ಮೇಶ್ವರ್, ಬುಕ್, ನೋಟ್‌ಸ್, ಪೇಜ್, ಕಾಫಿ, ಟೀ, ಎಲೆಕ್ಟ್ರಿಕ್, ಸರ್ಕಾರ್ – ಇತ್ಯಾದಿಗಳು

ಈ) ಮೋಚ್‌ಗೀಸ್ ಭಾಷೆಯಿಂದ ಬಂದ ಶಬ್ದಗಳು :

ಅಲಮಾರು, ಸಾಬೂನು, ಪಾದಿ, ಮೇಜು – ಇತ್ಯಾದಿಗಳು.

V. ಉತ್ಪನ್ನಪ್ರಕ್ರಿಯೆಗಳು :

१. ನಿಮ್ಮ ಸುತ್ತಮುತ್ತಲಿನಲ್ಲಿ ಇರುವ ಜೀವಧಿಯ ಸಸ್ಯಗಳ ಗುಣಗಳನ್ನು ಪಟ್ಟಿಮಾಡಿರಿ.
೨. ನಿಮ್ಮ ಸುತ್ತಮುತ್ತಲಿನಲ್ಲಿ ಇರುವ ಸಸ್ಯಗಳ ಎಲೆಗಳನ್ನು ಸಂಗ್ರಹಿಸಿರಿ.
೩. ಜೀವಧಿಯ ಸಸ್ಯಗಳನ್ನು ಬೆಳೆಸಿರಿ.



ಇ. ಜೇನು ಕುರುಬರ ತಾಯಿಯೂ ಕಾಡು ಆನೆಯ ಮಗನೂ



- ಅಭ್ಯಾಸ ರಶೀದ್

ಪಾಠ ಪ್ರವೇಶ : ಆಧುನಿಕ ಕನ್ನಡ ಸಾಹಿತ್ಯದಲ್ಲಿ ಅಂಕಣ ಬರೆಹ ವಿಶಿಷ್ಟವಾದದ್ದು. ನಮ್ಮ ಸುತ್ತಮುತ್ತಲಿನ ಸನ್ನಿಹಿತಗಳು, ಪಟನೆಗಳು, ವ್ಯಾಕಾರಕತೆ, ವ್ಯಕ್ತಿಚಿತ್ರ ಇತ್ಯಾದಿ ವಿಷಯಗಳನ್ನು ಸ್ವೇಚ್ಛವಾಗಿ ಬಿಡಿ ಬಿಡಿಯಾಗಿ ವಿವರಿಸಿ, ಮೌಲ್ಯಗಳನ್ನು ಜೀವಂತವಾಗಿರಿಸುವುದು ಅಂಕಣ ಬರೆಹದ ಉದ್ದೇಶವಾಗಿರುತ್ತದೆ.

ಭಾವುಕ ಜೀವಿಗಳಾದ ಗಿರಿಜನರು ಪ್ರಕೃತಿಯ ಪ್ರಾಣಿ ಪಕ್ಷಿಗಳ ಜೊತೆ ವಿಶಿಷ್ಟ ಸಂಬಂಧವನ್ನು ಬೆಸೆದುಕೊಂಡಿರುತ್ತಾರೆ. ತಮ್ಮ ಮಕ್ಕಳನ್ನು ಲಾಲನೆ ಪಾಲನೆ ಮಾಡಿದಂತೆಯೇ ಕಾಡು ಪ್ರಾಣಿಗಳನ್ನೂ ಮೋಣಿಸುತ್ತಾರೆ. ಪ್ರಾಣಿಗಳ ನಲಿವು ತಮ್ಮ ನಲಿವು ಎಂದು ಭಾವಿಸುತ್ತಾರೆ. ಅವುಗಳಿಗೆ ನೋವು ಉಂಟಾದರೆ ತಮಗೇ ನೋವಾಯಿತೆಂದು ಚಡಪಡಿಸುತ್ತಾರೆ. ಕಾಡು ಜನರು ಪ್ರಾಣಿಗಳನ್ನು ರಕ್ಷಿಸೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಪ್ರಸ್ತುತ ಪಾಠದಲ್ಲಿ ಜೇನು ಕುರುಬರ ತಾಯಿಯೊಬ್ಬಳು ಅನಾಧವಾಗಿದ್ದ ಆನೆಮರಿಯನ್ನು ತನ್ನ ಮಗನೆಂದು ಭಾವಿಸಿ ಮೋಣಿಸುವ ತಾಯ್ನವನ್ನು ಕಾಣಬಹುದು.

ಈ ತಾಯಿಯ ಹೆಸರು ಗೀತಾ. ಈಕೆ ಜೇನು ಕುರುಬರ ಹೆಂಗಸು. ಕಷ್ಟಗಳನ್ನು ಉಂಡೂ ಉಂಡೂ ಬಹುಶಃ ಈಕೆಯ ಮುಖ ಗಂಡಸಿನಂತೆ ಗಡುಸಾಗಿ ಹೋಗಿದೆ. ಮಗನ ಹೆಸರು ಶಿವ. ತಮಾಷೆಯೆಂದರೆ ಈ ಮಗ ಮನುಷ್ಯ ಮತ್ತನಲ್ಲ. ಮನುಷ್ಯರ ಗುಂಡೆಚಿನಿಂದ ತೀರಿಮೋದ ಹೆಣ್ಣಾನೆಯೋಂದರ ಗಂಡು ಮಗು. ತಾಯಿ ತೀರಿಮೋದಾಗ ಈತನಿಗೆ ಇನ್ನೂ ಎರಡು ತಿಂಗಳೂ ತುಂಬಿರಲಿಲ್ಲ. ಈಗ ಕಳೆದ ಒಂದೂವರೆ ತಿಂಗಳಿಂದ ಜೇನು ಕುರುಬರ ಗೀತಾ ಈ ಆನೆ ಮಗನನ್ನು ಸಾಕುತ್ತಿದ್ದಾಳೆ. ಆಕೆ ತನ್ನ ಈ ತಾಯ್ನವನ್ನು ಎಷ್ಟು ಗಂಭೀರವೂ ಸಹಜವಾಗಿಯೂ ತೆಗೆದುಕೊಂಡಿದ್ದಾಳೆಂದರೆ ಆಕೆಯ ಕಣ್ಣಿಗೆ ರಾತ್ರಿಯಿಡೀ ನಿಧ್ಯೆ ಹತ್ತುಪುದಿಲ್ಲ. ಆನೆ ಮಗನಿಗೆ ಹಸುವಿನ ಹಾಲು ಕಾಯಿಸಿ ಕುಡಿಸಲಿಕ್ಕೆ ಎರಡು ಸಲ ಏಳುತ್ತಾಳೆ. ಒಂದು ಸಲ ಅದರ ಕಕ್ಷ ಬಳಿದು ತೆಗೆಯಲಿಕ್ಕೆ ಏಳುತ್ತಾಳೆ. ಹಗಲೂ ಅಷ್ಟೇ. ಕಳ್ಳುರೆಪ್ಪೆ ಮುಚ್ಚದೆ ಶಿವನ ಚಲನವಲನಗಳನ್ನು ಕಾಯುತ್ತಿರುತ್ತಾಳೆ. ನಡೆಯುವಾಗ ಅದು ಮುಗ್ಗಿರಿಸಿದರೆ ಇವಳ ಕರುಳು ದಸಕ್ಕೆನ್ನುತ್ತದೆ. ಅದು ಧೂಳಲ್ಲಿ ಆಟವಾಡಿ ಸೊಂಡಿಲು ಮಣ್ಣ ಮಾಡಿಕೊಂಡರೆ ಜೇನು ಕುರುಬರ ಭಾಷೆಯಲ್ಲಿ ಅದನ್ನು ಬೆಂದು ತನ್ನ ಹರಿದ ಶರಟಿನ ತುದಿಯಿಂದ ಅದನ್ನು ಒರೆಸಿ ಉಜ್ಜಿ ಶುಚಿ ಮಾಡುತ್ತಾಳೆ. ಹಂಡೆಯಲ್ಲಿ ಬಿಸಿ ನೀರು ಕಾಸಿ, ದಿನಕ್ಕಿರದು ಬಾರಿ ಸ್ವಾನ ಮಾಡಿಸುತ್ತಾಳೆ. ಹಾಲಲ್ಲಿ ರಾಗಿ ಹುಡಿ ಬೆರಸಿ, ಅಂಬಲಿ ಮಾಡಿ ಕುಡಿಸಿ ಅದೇನಾದರೂ ಕುಡಿಯಲಾಗದೆ ಉಗಿದರೆ ಕೆಟ್ಟದಾಗಿ ಬೈಯ್ಯುತ್ತಾಳೆ. ಬೈದಾದ ನಂತರ “ಅಯ್ಯೋ ನಿನ್ನ ಬೈದೆನಾ ಕೂಸೇ, ರಾಜಾ” ಅಂತ ಮರ್ಮಲ ಮರುಗುತ್ತಾಳೆ.

ಈ ತುಂಟ ಆನೆ ಮರಿಯೂ ಅಷ್ಟೇ, ಗೀತಾಜನ್ಮ ಮರುಗಿಸಲೆಂದೇ ಬೇಕಾದಷ್ಟು ಕೇಟೆಗಳನ್ನೂ ಮಾಡುತ್ತದೆ. ಬೇಕು ಬೇಕೆಂತಲೇ ತನ್ನ ಸೊಂಡಿಲಿನಿಂದ ಆಕೆಯ ಬಿಗಿದು ಕಟ್ಟಿದ ತುರುಬನ್ನು ಎಳೆಯುವುದು, ಬಿಸಿಲಲ್ಲಿ ಒಣಗಲು ಹಾಕಿದ ಆಕೆಯ ಹರಿದ ಬಟ್ಟೆಗಳ ಮೇಲೆ ತನ್ನ ಪಾದದ ಜಿತ್ರಗಳನ್ನು ಬಿಡಿಸುವುದು ಇತ್ಯಾದಿ ಮಾಡುತ್ತಾನೆ. ಆಗ ಆಕೆ ಸಿಟ್ಟಿನಿಂದ ಅದರ ಕೆವಿ ಹಿಂಡಿ ಬುದ್ಧಿ ಹೇಳಿ, ಅದರ ಕೆವಿ ಹಿಡಿದು ಎಳೆದುಕೊಂಡು ಆಟದ ಸರೆಮನೆಯಂತಹ ಬಿದಿರು ತಡಿಕೆಯ ಅಂಗಳದೊಳಕ್ಕೆ ಸೇರಿಸಿ ಬೈದುಬಿಡುತ್ತಾಳೆ. “ನಾನು ನಿನ್ನ ಅಮ್ಮೆ, ನೀನು ನನ್ನ ಮಾತು ಕೇಳೋಕು ಹತ ಮಾಡಿದರೆ ಸೌದ ಸೋಣಿನಿಂದ ಬಾರಿಸಿಯೇ ಬಿಡುವೆ” ಎಂದು ಗದರುತ್ತಾಳೆ.

ಶಿವನೂ ಅಷ್ಟೇ, ತಾನು ಆನೆ ಮರಿಯೆಂಬುದ ಮರೆತು ವಿಧೇಯ ಮಗುವಂತೆ ಅಳಲು ತೊಡಗುತ್ತದೆ. ಅದರೆ ಅದರ ಅಳು ಪುಟ್ಟ ಆನೆಯೊಂದು ಫೀಳಿಡುವಂತೆ ಕೇಳುತ್ತದೆ. ಮೂರೂವರೆ ತಿಂಗಳ ಆನೆ ಮರಿ ಫೀಳಿಡುವ ಸದ್ದು, ಆ ಸದ್ದು ಮಾತ್ರ ಸಾಕು ನಮಗೆ ಇದೆಲ್ಲ ಸಹಜವಾಗಿಲ್ಲ ಅಂತ ಅನಿಸಲಿಕ್ಕೇ.

“ಗೀತಾ, ನೋಡು ಶಿವನ ಕಣ್ಣಲ್ಲಿ ನೀರು ಬರುತ್ತಿದೆ. ಏನಾದರೂ ಸೋಂಕು, ಗೀಂಕು ತಗುಲಿರಬೇಕು” ಅನ್ನುತ್ತೇನೆ. “ಸೋಂಕೂ ಅಲ್ಲ, ಗೀಂಕೂ ಅಲ್ಲ ಅದಕ್ಕೆ ಅದರ ತಾಯಿಯ ನೆನಪು ಆಗಿರಬೇಕು ಸಾಹೇಬರೇ” ಆಕೆ ಅನ್ನುತ್ತಾಳೆ. ಹಾಗೆ ಅನ್ನುವಾಗ ಆಕೆಯ ಕಣ್ಣಲ್ಲಿ ಒಂದು ನೋವಿನ ಸೆಳಕು ಮಿಂಚಿನಂತೆ ಮೂಡಿ ಮಾಯವಾಗುತ್ತದೆ. ಆಕೆ ಉಸ್ಸಂತ ನೆಲದಲ್ಲಿ ಮಂಡಿಯೂರಿ ಕುಳಿತುಬಿಡುತ್ತಾಳೆ. ಆಮೇಲೆ ಏನೇನೋ ಕಥೆಗಳನ್ನು ಹೇಳುತ್ತಾಳೆ. ಅದರಲ್ಲಿ ಏನೇನೋ ಹೊಂಚ ನನಗೆ ಅರ್ಥವಾಗುತ್ತದೆ. ಉಳಿದದ್ದು ಹಾಗೇ ಗಾಳಿಯಲ್ಲಿ ಹೊರಟುಹೋಗುತ್ತದೆ.



“ಗೀತಾ, ನಿನ್ನ ಯಜಮಾನ ಗಂಡಸು ಎಲ್ಲಿ? ನಿಜವಾದ ನಿನ್ನ ಇಬ್ಬರು ಗಂಡು ಮಕ್ಕಳೆಲ್ಲಿ?” ಎಂದು ಮಾತು ಬದಲಿಸಲು ಸೋದುತ್ತೇನೆ. ಗಂಡ ಸೌದೆ ತರಲು ಕಾಡಿಗೆ ಹೋದ ಅನ್ನತಾಳಿ. ಗಂಡು ಮಕ್ಕಳು ಇಬ್ಬರು ಸರಕಾರಿ ಹಾಸ್ಪಿಲಲ್ಲಿ ಓದುತ್ತಿರುವವರು ಈಗ ರಚಯಲ್ಲಿ ಹಾಡಿಗೆ ಬಂದಿದ್ದಾರೆ. ಒಬ್ಬ ಕಾಡಿನೊಳಗಿನ ಕೆರೆಯಲ್ಲಿ ಮೀಯಲು ಹೋಗಿದ್ದಾನೆ. ಇನ್ನೊಬ್ಬಾತೆ ಮೊಬ್ಬೆಲಿನ ಬ್ಯಾಟರಿ ಚಾರ್ಜ್ ಮಾಡಿಸಿಕೊಂಡು ಬರಲು ಕರೆಂಟಿರುವ ಸಾಹುಕಾರರೊಬ್ಬರ ಅಂಗಡಿಗೆ ಹೋಗಿದ್ದಾನೆ. ಒಂದು ಸಲ ಬ್ಯಾಟರಿ ಚಾರ್ಜ್ ಮಾಡಿಸಲು ಏದು ರೂಪಾಯಿಯಂತೆ. ಆ ಮಗ ಮೊಬ್ಬೆಲಲ್ಲಿ ಆಡಿ ಆಡಿ ಅಥವಾ ದಿನದಲ್ಲೇ ಮತ್ತೆ ಚಾರ್ಜ್ ಮಾಡಲು ಹೋಗುತ್ತಾನಂತೆ. “ಹಾಳಾದ ಮಕ್ಕಳು” ಎಂದು ಅವರಿಗೂ ತ್ರೈತಿಯಲ್ಲಿ ಬೈಯ್ಯತ್ತಾಳಿ.

ಆಕೆಯ ಗಂಡನೂ ಆನೆಯ ಮಾಪುತನೇ, ಇವರಿಬ್ಬರು ಸಾಕುತ್ತಿದ್ದ ಮೊದಲ ಆನೆ ರಾಜೀಂದ್ರ, ಮೈಸೂರು ಅರಮನೆಯಲ್ಲಿ ಒಂದು ಕಾಲದಲ್ಲಿ ಅದು ಪಟ್ಟದಾನೆಯಾಗಿತ್ತು. ವಯಸ್ಸಾದಾಗ ಇವರ ಸುಪರ್ದಿಗೆ ಬಂದು ಒಂದು ದಿನ ಇವರ ಕಣ್ಣ ಮುಂದೆಯೇ ತೀರಿಹೋಯಿತು. ಆ ನಂತರ ಇವರ ಸುಪರ್ದಿಗೆ ಬಂದ ಆನೆಯ ಹೆಸರು ಲಂಬೋದರ. ಅದು ಕಾಡೊಳಗಿದ್ದ ಒಂದು ದೊಡ್ಡ ರೋಡಿ ಆನೆಯಾಗಿತ್ತು. ಷಾಂಟರನೊಬ್ಬ ಅದರ ಒಡಲೋಳಕ್ಕೆ ಹಲವು ಕಾಡುತ್ತಾಸುಗಳನ್ನು ತೂರಿಸಿಬಿಟ್ಟಿದ್ದು. ಆಮೇಲೆ ಅದನ್ನು ಹಿಡಿದು ಪಳಗಿಸಿ ಇವರಿಬ್ಬರ ಸುಪರ್ದಿಗೆ ವಹಿಸಿದ್ದರು. ಸಾಯುವವರಿಗೆ ಹೊಟ್ಟಿಯೊಳಗಿದ್ದ ಕಾಡುತ್ತಾಸುಗಳಿಂದಾಗಿ ನರಳುತ್ತಾ ಬದುಕಿದ್ದ ಲಂಬೋದರ ಒಂದು ದಿನ ತಾನೂ ವ್ರಣದಿಂದಾಗಿ ತೀರಿಹೋಗಿತ್ತು. ಅದು ತೀರಿಹೋದಾಗ ಈ ಗೀತಾ ತಲೆಯ ಮೇಲೆ ಮಣ್ಣರಚಿ ಹುಚ್ಚಿಯಂತೆ ಅತ್ತಿದ್ದಳು. “ದೇವರೇ, ಈ ಕೆಟ್ಟ ಮನುಷ್ಯರಿಂದ ಆನೆಗಳನ್ನೂ ಕಾಡು ಕುರುಬರನ್ನೂ ಕಾಪಾಡು” ಎಂದು ಅಲ್ಲಿ ನೆರೆದವರಿಗೆಲ್ಲ ಹಿಡಿ ಹಿಡಿ ಶಾಪ ಹಾಕಿದ್ದಳು. “ನೀವು ಚೆನ್ನಾಗಿ ನೋಡಿಕೊಂಡಿಲ್ಲ, ಅದಕ್ಕಾಗಿ ಲಂಬೋದರ ಸತ್ತಮೋದ” ಅಂತ ಯಾರೋ ಬೈದಿದ್ದರಂತೆ. ಅದಕ್ಕಾಗಿ ಅವಳಿಗೆ ಅವಶ್ಯ ದುಃಖ ಇನ್ನೂ ಉಮ್ಮೆಸಿತ್ತು.

ಮೊನ್ನೆ ಇದನ್ನೆಲ್ಲ ಹೇಳುವಾಗ ಅವಳಿಗೆ ಇನ್ನೊಮ್ಮೆ ದುಃಖ ಉಮ್ಮೆಸಿ ಬಂದು ಎಲ್ಲರಿಗೂ ಇನ್ನೊಮ್ಮೆ ಶಾಪ ಹಾಕಿದಳು. ತನ್ನ ತೆರುಬನ್ನು ಎಳೆಯಲು ಬಂದ ಶಿವನ ಸೊಂಡಿಲಿಗೆ ಮುತ್ತಿಟಿಟಳು. “ಎನ್ನ ಜೀವ ಹೋದರೂ ಸರಿಯೇ, ಈ ಶಿವನನ್ನು ಬೆಳೆಸಿ ದೊಡ್ಡ ಪಟ್ಟದಾನೆ ಮಾಡಿಯೇ ತಾನೂ ಜೀವ ಬಿಡುವುದು” ಎಂದು ಕಣ್ಣೀರು ಹಾಕಿ ತ್ರೈತಿಯಿಂದ ನಕ್ಕಳು.

ಆಮೇಲೆ ನನಗೊಂದು ಗುಟ್ಟ ಹೇಳಿದಳು. ಅದು ಈ ಶಿವನಿಗಾಗಿ ಅವಳು ಜೀನುಕುರುಬರ ದೇವರು ಅಮಾಳಮ್ಮನ ಬಳಿ ಹರಕೆ ಹಾಕಿಕೊಂಡಿರುವ ಗುಟ್ಟ, ಇಲ್ಲೇ ಕಾವೇರಿ ನದಿಯ ತೀರದಲ್ಲಿ ಕಾಡಿನೊಳಗಡೆ ಅಮಾಳಮ್ಮ ದೇವತೆ ಇರುವಳು. ಅವಳು ಒಳ್ಳೆಯವರಿಗೆ ಒಳ್ಳೆಯ ದೇವರು. ಕೆಟ್ಟವರಿಗೆ ತೀರಾ ಕೆಟ್ಟವಳು. ಅವಳ ಬಳಿ ಇವಳು ಒಬ್ಬಳೇ ಹೋಗಿ ಈ ಆನೆಮಗನನ್ನು ಬದುಕಿಸಿ ದೊಡ್ಡವನನ್ನಾಗಿ ಮಾಡಲು ಬಿಡು. ದೊಡ್ಡದೊಂದು ಹರಕೆ ತೀರಿಸುವೆನು ಅಂದಿರುವಳಂತೆ. ಆ ದೊಡ್ಡ ಹರಕೆ ಏನೆಂದು ಯಾರಿಗೂ ಹೇಳಿದೆ ತನ್ನೊಳಗೇ ಬಜ್ಜಿಟ್ಟಕೊಂಡಿರುವಳು.

“ಹೇಳಬೇಡ ಪರವಾಗಿಲ್ಲ. ಶಿವ ಬದುಕಿ ದೊಡ್ಡವನಾದರೆ ಹರಕೆ ತೀರಿಸುವಾಗ ನಾನೂ ಬರುವೇ” ಎಂದು ಹೇಳಿ ಬಂದಿರುವೆ.

ಬರುವ ಮೊದಲು ಇನ್ನೊಂದು ಗುಟ್ಟಿನ್ನೂ ಹೇಳಿದಳು. ಅದು ಏನೆಂದರೆ ಅವಳೂ ಈ ಆನೆಮಗನೂ ಇಟ್ಟರೇ ಇರುವಾಗ ಅವಳು ಅವನನ್ನು ಕರೆಯುವ ಹೆಸರು ‘ಶಿವ’ ಅಲ್ಲವಂತೆ.

‘ಶಿವ’ ಅಂತ ಹೆಸರು ಇಟ್ಟಿರುವುದು ಘಾರೆಸ್ಪಿನ ರೇಂಜರು ಸಾಹೇಬರು. ಆದರೆ ಅಮಾಳ್ಮೆ ದೇವರು ಬೇರೆ ಒಂದು ಹೆಸರಿನಿಂದ ಕರೆಯಲು ಹೇಳಿರುವಳು. ಅದು ನನಗೂ ಮತ್ತು ಇವನಿಗೂ ಮಾತ್ರ ಗೊತ್ತು. ಬೇರೆ ಯಾರಿಗೂ ಹೇಳಿಕೊಡದು ಅಂದಳು.

“ಆಯ್ತು ತಾಯಿ, ಯಾರಿಗೂ ಗೊತ್ತಾಗಬಾರದು. ನಿನ್ನ ಆನೆ ಮಗ ಬದುಕಿ ದೊಡ್ಡ ಪಟ್ಟದಾನೆಯಾದರೆ ಸಾಕು” ಎಂದು ಹೇಳಿ ಬಂದಿರುವೆ.

* * * *

ಕೃತಿಕಾರರ ಪರಿಚಯ :

ಅಬ್ದುಲ್ ರಶೀದ್ ಕೆ. ಕಥ್ರೋರ್, ಅಂಕಣಕಾರ್ ಹಾಗೂ ಕಾದಂಬರಿಕಾರರೂ ಆಗಿದ್ದಾರೆ. ಇವರು ಱೆಂಜಿನಿಯರ್ ಶಿಕ್ಷಣದಲ್ಲಿ ಜಿನಿಸಿದರು. ಅಬ್ದುಲ್ ರಶೀದ್‌ರವರು ಮಂಗಳೂರು, ಮೇಘಾಲಯದ ಶಿಲ್ಪಾಂಗ, ಗುಲ್ಬರ್ಗಾ, ಮೈಸೂರು ಆಕಾಶವಾಣಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಮಡಿಕೆರಿ ಆಕಾಶವಾಣಿ ಕೇಂದ್ರದಲ್ಲಿ ಕಾರ್ಯಕ್ರಮ ನಿರ್ವಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡದ ಜನಪ್ರಿಯ ಅಂತರಾಳ ತಾಣ ‘ಕೆಂಡಸಂಪಿಗೆ’ಯ ಗೌರವ ಸಂಪಾದಕರಾಗಿದ್ದಾರೆ.



ಇವರು ‘ಹಾಲು ಪುಡಿದ ಹುಡುಗ’, ‘ಪ್ರಾಣಪಟ್ಟಿ’, ‘ಶು ತನಕದ ಕಥೆಗಳು’ (ಕಥಾ ಸಂಕಲನಗಳು) ‘ನನ್ನ ಪಾಡಿಗೆ ನಾನು’ (ಕವನ ಸಂಕಲನ), ‘ಮಾತಿಗೂ ಆಚೆ’, ‘ಅಲೆಮಾರಿಯ ದಿನಚರಿ’, ‘ಮೈಸೂರ್ ಪೋಸ್ಟ್’ (ಅಂಕಣ ಬರೆಹಗಳು), ‘ಹೊವಿನಕೊಲ್ಲಿ’ (ಕಾದಂಬರಿ) ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಸುವರ್ಣ ಮಹೋತ್ಸವದ ಯುವ ಲೇಖಕ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವರ್ಧಾಮಾನ ಪ್ರಶಸ್ತಿ, ಲಂಕೇಶ್ ಪ್ರಶಸ್ತಿ ದೊರೆತಿವೆ.

ಪ್ರಸ್ತುತ ಪರ್ಯಾ ಭಾಗವನ್ನು ಇವರ ‘ಕಾಲುಚಕ್ಕೆ’ ಕೃತಿಯಿಂದ ಆರಿಸಿದೆ.

ಟಿಪ್ಪಣಿ :

ಜೇನುಕುರುಬರು : 'ಜೇನುಕುರುಬ' ಎಂದರೆ ಜೇನನ್ನು ಹುಡುಕುವ ಒಂದು ಜನಾಂಗ. ಇವರು ಕನಾಟಕದಲ್ಲಿ ನೆಲೆಗೊಂಡ ಮೂರ್ವಿಕರಲ್ಲಿ ಮೋದಲಿಗರಾಗಿದ್ದಾರೆ. ಇವರು ಕಾಡನ್ನೇ ನಂಬಿ, ಕಾಡಲ್ಲಿಯೇ ಬದುಕುತ್ತಿರುವರು. ಇವರಿಗೆ ಕಾಡನ್ನು ಬಿಟ್ಟು ನಾಡಿಗೆ ಬರಬೇಕು ಎಂಬ ಯೋಚನೆಯೇ ಇಲ್ಲ. ಮಲ್ಮೆಮಾದೇಶ್ವರ ಇವರ ಕುಲದೇವರು. ಇಂದಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಕಾಡುಗಳಲ್ಲಿ ವಾಸಿಸುತ್ತಿದ್ದಾರೆ. ಜೇನು ಕುರುಬರು ಆನೆಗಳನ್ನು ಪಳಗಿಸುವುದರಲ್ಲಿ ನಿಮಣಾರು. ತುಂಬ ಜನ ಜೇನುಕುರುಬರು ಮಾವುತರಾಗಿ ದಸರಾ ಹಬ್ಬದಲ್ಲಿ ಪಾಲೋಳ್ಳತ್ತಾರೆ ಹಾಗೂ ಕನಾಟಕ ಅರಣ್ಯ ಇಲಾಖೆಯಲ್ಲಿ ಕಾಡಿನ ರಕ್ಷಣೆಗೆ ಕೆಲಸಕ್ಕೆ ಸೇರಿದ್ದಾರೆ.

ಅಭ್ಯಾಸ

I. ಪದಗಳ ಅರ್ಥ :

ಉಮ್ಮುಳಿಸು - ದುಃಖ ಹೆಚ್ಚಾಗು; ಚಿಮ್ಮು.
ಗಡಸು - ಒರಟು
ಕೊಂಡ - ಸ್ವಲ್ಪ; ತುಸು; ಅಲ್ಲ.
ತಾಯ್ತನ - ತಾಯಿಯ ಪ್ರೀತಿ: ಮಾತೃತ್ವ
ತುರುಬು - ತಲೆ ಕೂದಲಿನ ಗಂಟು; ಮುಡಿ.
ಮತ್ತು - ಮಗ; ಸುತ; ತನಯ; ಕುಮಾರ.
ಮರುಗಿಸು - ಕನಿಕರಪಡು; ಮನಸ್ಸು ಕರಗು.
ಪ್ರೊ - ಮಣ್ಣಿ; ಗಾಯ.
ಸೆಳಕು - ಎಳಿ; ಜಗ್ಗು.
ಹಂಡೆ - ನೀರು ತುಂಬಾವ ದೊಡ್ಡ ಪಾತ್ರ.
ಹಾಡಿಗೆ - ಹಳ್ಳಿಗೆ; ಗ್ರಾಮಕ್ಕೆ.

ಒಡಲು - ದೇಹ; ಶರೀರ.
ಕಕ್ಷ - ಆನೆಯ ಲಾಭಿ; ಕಕ್ಷಸು; ಪಾಯಖಾನೆ.
ಫೀಳಿಡು - ಆನೆಯ ಕೂಗು
ತೀರಿಹೋಗು - ಸಾಯುವುದು; ಮರಣ ಹೊಂದು.
ಪಟ್ಟಿದಾನೆ - ರಾಜನ ಸಿಂಹಾಸನ ಹೊರುವ ಆನೆ.
ಪಾಲಾಂಟರ್ - ತೋಟದ ಒಡಯೆ
ಮಾವುತ - ಆನೆ ನಡೆಸುವವ; ಆನೆ ಪಳಗಿಸುವವ.
ಸುಪರ್ದಿ - ಜವಾಬ್ದಾರಿ
ಸೋಂಕು - ಅಂಟು ರೋಗ
ಹರಕೆ - ಬೇಡಿಕೊಳ್ಳುವಿಕೆ; ಮುಡುಪು; ಸಂಕಲ್ಪ
ಹಡಿ - ಮಣ್ಣಿ

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳವನ್ನು ನೀಡಿರುವ ನಾಲ್ಕು ಆಯ್ದುಯ ಉತ್ತರಗಳಿಂದ ಸರಿಯಾದುದನ್ನು ಆಯ್ದು ತುಂಬಿರಿ.

ಆ) ಜೇನುಕುರುಬರ ತಾಯಿ ಗೀತಾ ಸಾಕಿದ ಆನೆ ಮಗನ ಹೆಸರು _____

ಇ) ಲಂಬೋದರ ಆ) ರಾಜೇಂದ್ರ ಇ) ಶಿವ ಈ) ಹಾಡಿ

1. ಜೇನುಕುರುಬರ ಗೀತಾ ತನ್ನ ಮಕ್ಕಳನ್ನ ಪ್ರೀತಿಯಿಂದ _____ ಎಂದು ಬ್ಯಾಯುತ್ತಿದ್ದಳು.
ಅ) ಜಾಣಮಕ್ಕಳು ಆ) ಹಾಳಾದಮಕ್ಕಳು ಇ) ಮುದ್ದಿನಮಕ್ಕಳು ಈ) ಕಳ್ಳಮಕ್ಕಳು

2. ಗೀತಾಳ ಗಂಡನು ಮಾಡುತ್ತಿದ್ದ ಕಸುಬು _____
ಅ) ಮಾವುತ ಆ) ಹೊಲಿ ಇ) ರೈತ ಈ) ದನಗಾಯಿ

3. ಗೀತಾ ಮತ್ತು ಆಕೆಯ ಗಂಡ ಸಾಕುತ್ತಿದ್ದ ಮೊದಲ ಆನೆಯ ಹೆಸರು _____
ಅ) ಲಂಬೋದರ ಆ) ರಾಜೇಂದ್ರ ಇ) ಶಿವ ಈ) ಶಂಕರ

4. ಜೇನುಕುರುಬರ ದೇವರ ಹೆಸರು _____
ಅ) ಮಾರಮ್ಮು ಆ) ಸೀತಾಳಮ್ಮು ಇ) ಅಮೃತಮ್ಮು ಈ) ದೇವೀರಮ್ಮು

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

1. ಜೇನು ಕುರುಬರ ಗೀತಾ ಸಾಕುತ್ತಿದ್ದ ಗಂಡು ಆನೆಯ ತಾಯಿ ತೀರಿದ್ದು ಏಕೆ?

2. ಜೇನು ಕುರುಬರ ತಾಯಿ ಆನೆಗೆ ಬ್ಯಾದಾಗ ಯಾವ ರೀತಿ ಮರುಗುತ್ತಿದ್ದಳು?

3. ಗೀತಾ ಮರಿ ಆನೆಗೆ ಯಾವ ರೀತಿ ಗದರಿ ಬುದ್ಧಿ ಹೇಳುತ್ತಿದ್ದಳು?

4. ಆನೆ ಕಣ್ಣಲ್ಲಿ ನೀರು ಬರುತ್ತಿರುವುದಕ್ಕೆ ಗೀತಾ ನೀಡಿದ ಪ್ರತಿಕ್ರಿಯೆ ಏನು?

5. ಜೇನು ಕುರುಬರ ಗೀತಾಳ ಮಗನೊಬ್ಬಿ ಸಾಹುಕಾರರ ಅಂಗಡಿಗೆ ಏಕೆ ಹೋಗುತ್ತಿದ್ದನು?

6. ಆನೆ ಮರಿಗೆ ‘ಶಿವ’ ಎಂದು ಹೆಸರಿಟ್ಟವರು ಯಾರು?

7. ಆನೆ ಶಿವನ ಬಗ್ಗೆ ಗೀತಾ ಯಾವ ಆಸೆ ಇಟ್ಟುಕೊಂಡಿದ್ದಾಳೆ?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರ ಬರೆಯಿರಿ.

1. ಗೀತಾ ಅಮೃತಮ್ಮುನಲ್ಲಿ ಆನೆ ಶಿವನ ಬಗ್ಗೆ ಏನೆಂದು ಬೇಡಿಕೊಂಡಿದ್ದಳು?

2. ಆನೆ ಲಂಬೋದರ ತೀರಿಕೊಂಡದ್ದು ಹೇಗೆ?

3. ಆನೆ ಲಂಬೋದರ ತೀರಿದಾಗ ಗೀತಾ ಯಾವ ರೀತಿ ದುಃಖಿಸಿದಳು?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

1. ಜೇನು ಕುರುಬರ ತಾಯಿ ಆನೆ ಮಗನನ್ನ ಹೇಗೆ ಸಾಕುತ್ತಿದ್ದಳು?

2. ಮರಿ ಆನೆ ಗೀತಾಳಿಗೆ ಮಾಡುತ್ತಿದ್ದ ಕೇಟಲೆಗಳಾವುವು?

ಉ) ಸಂದರ್ಭದೊಡನೆ ವಿವರಿಸಿರಿ.

೧. ಅದು ಮುಗ್ಗಿರಿಸಿದರೆ ಇವಳಿ ಕರುಳು ದಸಕ್ಕೆನ್ನುತ್ತದೆ.
೨. “ಗೀತಾ ನೋಡು ಶಿವನ ಕಣ್ಣಲ್ಲಿ ನೀರು ಬರುತ್ತಿದೆ”
೩. “ದೇವರೇ, ಈ ಕೆಟ್ಟ ಮನುಷ್ಯರಿಂದ ಆನೆಗಳನ್ನೂ ಕಾಡುಕುರುಬರನ್ನೂ ಕಾಪಾಡು.”
೪. “ಈ ಶಿವನನ್ನು ಬೆಳೆಸಿ ದೊಡ್ಡ ಪಟ್ಟದಾನೆ ಮಾಡಿಯೇ ತಾನು ಜೀವ ಬಿಡುವುದು.”

III. ಭಾಷಾಭಾಷೆ :

ಅ) ಕೆಳಗಿನ ಪದಗಳಿಗೆ ಸಮಾನಾರ್ಥಕ ಪದಗಳನ್ನು ಬರೆಯಿರಿ.

ಆನೆ, ಮತ್ತು, ಕಾಡು, ತಾಯಿ.

ಆ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಸುಪದಿ, ಉಮ್ಮೆಸು, ಹರಕೆ, ತಾಯ್ತನ.

ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.

ಕಷ್ಟ, ಕೆಟ್ಟವ, ದುಃಖ, ಸಹಜ, ಹಗಲು, ವಿಧೇಯ.

ಈ) ಕೆಳಗಿನ ಪದಗಳನ್ನು ಬಿಡಿಸಿ ಸಂಧಿ ಹೆಸರು ತಿಳಿಸಿರಿ.

ಹೆಣ್ಣಾನೆ, ಗುಂಡೆಟು, ಇನ್ನೊಬ್ಬ, ಮೀಯಲು, ರಾಜೇಂದ್ರ, ಪಟ್ಟದಾನೆ, ಮಣ್ಣರಚಿ, ನನಗೊಂದು.

ಉ) ಕೆಳಗಿನ ಅನ್ಯದೇಶೀಯ ಪದಗಳಿಗೆ ಕನ್ನಡದ ಸಮಾನಾಂತರ ಪದಗಳನ್ನು ಬರೆಯಿರಿ.

ಶರೆಟು, ಸಾಹೇಬ, ಹಾಸ್ಪೆಲ್, ಪ್ಲಾಂಟರ್, ಕರೆಂಟ್, ಫಾರೆಸ್ಟ್.

ಊ) ಕೆಳಗಿನ ಪದಗಳಿಗೆ ತತ್ವಮ-ತದ್ವಾ ರೂಪಗಳನ್ನು ಬರೆಯಿರಿ.

ಶುಚಿ, ಮನುಷ್ಯ, ಸ್ವಾನ, ಸೌದೆ.

ಋ) ಕೆಳಗೆ ನೀಡಿರುವ ಪದಗಳಲ್ಲಿರುವ ದ್ವಿರುತ್ತಿ ಹಾಗೂ ಜೋಡನುಡಿಗಳನ್ನು ವಿಂಗಡಿಸಿ ಬರೆಯಿರಿ.

ಉಂಡೂ ಉಂಡೂ, ಸ್ಕೋರ್ಕು ಗೀಂಕು, ಹಿಡಿ ಹಿಡಿ, ಆಡಿ ಆಡಿ.

IV. ಸೈದ್ಧಾಂತಿಕ ವ್ಯಾಕರಣ :

ನಾಮಪದ

(ನಾಮಪದ-ನಾಮಪ್ರಕೃತಿ-ನಾಮ ವಿಭಕ್ತಿ ಪ್ರಶ್ನೆಯ)

ಒಂದು ವಸ್ತು, ಒಬ್ಬ ವ್ಯಕ್ತಿ, ಒಂದು ಸ್ಥಳದ ಹೆಸರಾಗಿರಬಹುದು ಅಥವಾ ಒಂದು ಗುಂಪನ್ನು ಸೂಚಿಸುವ ಪದವಾಗಿರಬಹುದು ಅಥವಾ ಗುಣ, ಸ್ವಭಾವ, ಸಂಖ್ಯೆ, ಸಾಧನ, ಅಳತೆ, ತೂಕ ಇತ್ಯಾದಿಗಳನ್ನು ಸೂಚಿಸುವ ಪದಗಳಾಗಿರಬಹುದು. ಅವುಗಳನ್ನು ನಾಮಪದಗಳಿಂದು ಕರೆಯುತ್ತೇವೆ.

ನಾಮಪದದ ವಿಧಗಳು :

೧. ವಸ್ತುವಾಚಕ ಅಥವಾ ನಾಮವಾಚಕ : ಯಾವುದೇ ವಸ್ತು, ವ್ಯಕ್ತಿ, ಪ್ರಾಣಿ ಹಾಗೂ ಸ್ಥಳಗಳಿಗೆ ಇರುವ ಹೆಸರುಗಳನ್ನು ವಸ್ತುವಾಚಕಗಳಿನ್ನುವರು. ಇವುಗಳಲ್ಲಿ ಮೂರು ವಿಧ. ಅವುಗಳಿಂದರೆ...

ಅ) ರೂಢನಾಮ : ಅನಾದಿಕಾಲದಿಂದ ರೂಢಿಯಾಗಿ ಬಂದಿರುವ ಸಾಮಾನ್ಯ ಹೆಸರುಗಳನ್ನು ‘ರೂಢನಾಮ’ ಎಂದು ಕರೆಯುತ್ತಾರೆ.

ಉದಾ : ಹೆಂಗಸು, ಗಂಡಸು, ಮಕ್ಕಳು, ಜನರು, ನದಿ, ಬೆಟ್ಟ – ಇತ್ಯಾದಿ.

ಆ) ಅಂಕಿತನಾಮ : ವ್ಯವಹಾರದ ಉಪಯೋಗಕ್ಕಾಗಿ ಇಟ್ಟಕೊಂಡಿರುವ ಹೆಸರುಗಳನ್ನು ‘ಅಂಕಿತನಾಮ’ ಎಂದು ಕರೆಯುತ್ತಾರೆ.

ಉದಾ : ಗಣೇಶ, ಗಂಗಾ, ರಾಮ, ರಹೀಮು, ಧಾರವಾಡ – ಇತ್ಯಾದಿ.

ಇ) ಅನ್ವಯನಾಮ : ವಸ್ತುವಿನ ರೂಪ ಹಾಗೂ ವ್ಯಕ್ತಿಯ ಗುಣಲಕ್ಷಣಗಳನ್ನಾಧರಿಸಿ ಅರ್ಥಕ್ಕೆ ಅನುಸಾರ ನೀಡುವ ಹೆಸರುಗಳಿಗೆ ‘ಅನ್ವಯನಾಮ’ ಎಂದು ಕರೆಯುತ್ತಾರೆ.

ಉದಾ : ಜಾಣ, ಪಂಡಿತ, ಕುರುಡ, ಕಿವುಡ, ದಡ್ಡ, ವಿಜ್ಞಾನಿ – ಇತ್ಯಾದಿ.

೨. ಗುಣವಾಚಕ : ವಸ್ತು ಅಥವಾ ವ್ಯಕ್ತಿಗಳ ಗುಣ, ರೀತಿ ಸ್ವಭಾವಗಳನ್ನು ತಿಳಿಸುವ ವಿಶೇಷಣಗಳಿಗೆ ‘ಗುಣವಾಚಕ’ ಎನ್ನುವರು. ವಿಶೇಷಣಗಳನ್ನು ಯಾವುದಕ್ಕೆ ಹೇಳಲಾಗುತ್ತದೋ ಅಂಥ ಶಬ್ದಗಳನ್ನು ವಿಶೇಷಗಳು ಎನ್ನುತ್ತಾರೆ.

ಉದಾ :	ವಿಶೇಷಣ	ವಿಶೇಷಣ
ಸಿಹಿ		ಹನ್ನಿ
ದೊಡ್ಡ		ನದಿ
ಒಳ್ಳೆಯ		ಹಡುಗಿ

ಇ. ಸಂಖ್ಯಾವಾಚಕ : ಸಂಖ್ಯೆಯನ್ನು ಹೇಳುವ ಶಬ್ದಗಳೆಲ್ಲ ಸಂಖ್ಯಾ ವಾಚಕಗಳು.

ಉದಾ : ಒಂದು, ಎರಡು, ಮೂರು, ಹತ್ತು, ಸಾವಿರ, ಲಕ್ಷ, ಕೊಟೀ - ಇತ್ಯಾದಿ.

ಇ. ಸಂಖ್ಯೇಯ ವಾಚಕ : ಸಂಖ್ಯೆಯಿಂದ ಕೂಡಿದ ವಸ್ತುಗಳನ್ನು ಹೇಳುವ ಶಬ್ದಗಳೆಲ್ಲಾ ಸಂಖ್ಯೇಯ ವಾಚಕಗಳು ಎನ್ನುತ್ತಾರೆ. ಕೆಳಗಿನ ಉದಾಹರಣೆಯಲ್ಲಿ ಸಂಖ್ಯಾವಾಚಕ ಮತ್ತು ಸಂಖ್ಯೇಯ ವಾಚಕಗಳಿಗಿರುವ ವ್ಯತ್ಯಾಸವನ್ನು ತಿಳಿಯಿರಿ.

ಉದಾ : ಸಂಖ್ಯಾವಾಚಕ

ಸಂಖ್ಯೇಯ ವಾಚಕ

ಎರಡು

ಇಬ್ಬರು, ಎರಡನೆಯ.

ಮೂರು

ಮೂವರು, ಮೂರನೆಯ, ಮೂರರಿಂದ.

ಬದು

ಬವರು, ಬದನೆಯ.

ಇ. ಭಾವನಾಮ : ವಸ್ತುಗಳ ಮತ್ತು ಕ್ರಿಯೆಯ ಭಾವವನ್ನು ತಿಳಿಸುವ ಶಬ್ದಗಳನ್ನು 'ಭಾವನಾಮ' ಎನ್ನುತ್ತಾರೆ. ಭಾವ ಎಂದರೆ ಇರುವಿಕೆ, ಸ್ಥಿತಿ ಎಂದು ಅಧ್ಯೋಸಬಹುದು.

ಉದಾ : ಬಿಳಿಯದರ ಭಾವ - ಬಿಳುಪು

ಆದುವುದರ ಭಾವ - ಆಟ

ಇ. ಪರಿಮಾಣ ವಾಚಕ : ವಸ್ತುಗಳ ಸಾಮಾನ್ಯ ಅಳತೆ, ಪರಿಮಾಣ, ಗಾತ್ರ ಇತ್ಯಾದಿಗಳನ್ನು ಹೇಳುವ ಶಬ್ದಗಳನ್ನು 'ಪರಿಮಾಣ ವಾಚಕ' ಎನ್ನುತ್ತಾರೆ.

ಉದಾ : ಪರಿಮಾಣ - ಹಲವು, ಕೆಲವು. (ಹಲವು ನದಿಗಳು, ಕೆಲವು ಹಣ್ಣಗಳು)

ಗಾತ್ರ - ಅಷ್ಟು, ಇಷ್ಟು (ಗುಡ್ಡದಷ್ಟು, ಆನೆಯಷ್ಟು)

ಅಳತೆ - ಅಷ್ಟು, ಇಷ್ಟು (ಅಷ್ಟು ದೂರ, ಇಷ್ಟು ಮಸ್ತಕಗಳು) - ಇತ್ಯಾದಿ.

ಇ. ಪ್ರಕಾರ ವಾಚಕ : ವಸ್ತುಗಳ ಸ್ಥಿತಿ ಅಥವಾ ರೀತಿಗಳನ್ನು ತಿಳಿಸುವ ಶಬ್ದಗಳನ್ನು 'ಪ್ರಕಾರ ವಾಚಕ' ಎನ್ನುವರು. ಇವು ಒಂದು ಬಗೆಯ ಗುಣವಾಚಕಗಳೇ ಆಗಿವೆ.

ಉದಾ : ಅಂಥ, ಅಂಥದು, ಅಂತಹುದು, ಇಂಥ, ಇಂಥದು, ಇಂತಹುದು, ಎಂತಹ - ಇತ್ಯಾದಿ.

ಈ. ದಿಗ್ಂಜಕಗಳು : ದಿಕ್ಕುಗಳ ಹೆಸರನ್ನು ಸೂಚಿಸುವ ಶಬ್ದಗಳನ್ನು 'ದಿಗ್ಂಜಕ' ಎನ್ನುವರು.

ಉದಾ : ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ, ಈಶಾನ್ಯ, ಆಗ್ನೇಯ, ವಾಯವ್ಯ, ಸೈರುತ್ಯ - ಇತ್ಯಾದಿ.

ಈ. ಸರ್ವನಾಮ : ನಾಮಪದಗಳ ಬದಲಾಗಿ ಬಳಸುವ ಪದಗಳಿಗೆ ಸರ್ವನಾಮಗಳು ಎನ್ನುವರು.

ಉದಾ : ಅವನು, ಅವಳು, ಅದು, ಇದು, ಅವರು, ಇವುಗಳಿಂದ - ಇತ್ಯಾದಿ.

ಸರ್ವನಾಮಗಳನ್ನು ‘ಪುರುಷಾರ್ಥಕ ಸರ್ವನಾಮ’, ‘ಆತ್ಮಾರ್ಥಕ ಸರ್ವನಾಮ’, ‘ಪ್ರಶಾಂತಾರ್ಥಕ ಸರ್ವನಾಮ’ ಎಂದು ಮೂರು ಭಾಗಗಳಾಗಿ ವಿಂಗಡಿಸಬಹುದು.

೧. ಪುರುಷಾರ್ಥಕ ಸರ್ವನಾಮ : ಮರುಷಾರ್ಥಕ ಸರ್ವನಾಮಗಳಲ್ಲಿ ಮೂರು ವಿಧ.

ಅ. ಉತ್ತಮ ಮರುಷ : ಮಾತನಾಡುವ ವ್ಯಕ್ತಿ ತನ್ನನ್ನು ನಿರ್ದೇಶಿಸಿಕೊಳ್ಳುವ ಸರ್ವನಾಮಗಳನ್ನು
‘ಉತ್ತಮ ಮರುಷ’ ಎನ್ನಲಾಗುತ್ತದೆ.

ಉದಾ : ನಾನು, ನಾವು.

ಆ. ಮಧ್ಯಮ ಮರುಷ : ಮಾತನಾಡುವವನು ತನ್ನ ಮುಂದಿರುವ ವ್ಯಕ್ತಿಯನ್ನು ನಿರ್ದೇಶಿಸುವ
ಸರ್ವನಾಮಗಳನ್ನು ‘ಮಧ್ಯಮ ಮರುಷ’ ಎನ್ನಲಾಗುತ್ತದೆ.

ಉದಾ : ನೀನು, ನೀವು.

ಇ. ಪ್ರಥಮ ಮರುಷ : ಮಾತನಾಡುವವನಿಂದ ದೂರವಿರುವ ವ್ಯಕ್ತಿ ಇಲ್ಲವೇ ವಸ್ತುವನ್ನು
ನಿರ್ದೇಶಿಸುವ ಸರ್ವನಾಮಗಳನ್ನು ‘ಪ್ರಥಮ ಮರುಷ’ ಎನ್ನಲಾಗುತ್ತದೆ.
ಉದಾ : ಅವರು, ಅವನು, ಅವಳು, ಅದು, ಅವು, ಇದು, ಇವು.

ಈ. ಆತ್ಮಾರ್ಥಕ ಸರ್ವನಾಮ : ಮಾತನಾಡುವವನು ತನ್ನನ್ನು ಹಾಗೂ ಇತರರನ್ನು ಗೌರವ
ಸೂಚಕವಾಗಿ ಆತ್ಮಪ್ರತಿಂಸೆಯಿಂದ ಬಳಸುವ ಸರ್ವನಾಮಗಳನ್ನು ‘ಆತ್ಮಾರ್ಥಕ ಸರ್ವನಾಮ’
ಎನ್ನುತ್ತಾರೆ. ಇವು ಸಾಮಾನ್ಯವಾಗಿ ಪ್ರಥಮ ಹಾಗೂ ಮಧ್ಯಮ ಮರುಷದ ಅರ್ಥವನ್ನೇ ನೀಡುತ್ತವೆ.
ಉದಾ : ತಾನು, ತಾವು, ತನ್ನ, ತಮ್ಮ.

ಈ. ಪ್ರಶಾಂತಾರ್ಥಕ ಸರ್ವನಾಮ : ಪ್ರಶ್ನೆಯಿಂದ ಕೂಡಿದ ಎಲ್ಲ ಸರ್ವನಾಮಗಳನ್ನು ಪ್ರಶಾಂತಾರ್ಥಕ
ಸರ್ವನಾಮ ಎನ್ನಲಾಗುತ್ತದೆ.

ಉದಾ : ಯಾವುವು? ಯಾವುದು? ಯಾರು?
ವರದು? ಆವುದು?

V. ಚಟುವಟಿಕೆಗಳು :

೧. ‘ತಾಯ್ತನ’ ವಿಷಯದ ಮೇಲೆ ಲೇಖನ ಬರೆದು ತರಗತಿಯಲ್ಲಿ ಓದಿರಿ.

೨. ಕಾಡು ಜನರ ಜೀವನ ಹಾಗೂ ಪ್ರಾಣಿಗಳೊಂದಿಗೆ ಅವರ ಒಡನಾಟವನ್ನು ಕೇಳಿ ತಿಳಿಯಿರಿ.

೩. ಪತ್ರಿಕೆಗಳಲ್ಲಿ ಬರುವ ಅಂಕಣ ಬರೆಹಗಳನ್ನು ಓದಿರಿ ಹಾಗೂ ಸಂಗೃಹಿಸಿರಿ.



ಳಿ. ಬಸ್ಸು ಪ್ರಯಾಣದ ಸುವಿ ದುಃಖಗಳು



- ವೀರೇಂದ್ರ ಸಿಂಪಿ

ಪಾಠ ಪ್ರಮೇಶ : ಕನ್ನಡ ಗದ್ಯ ಸಾಹಿತ್ಯ ಪ್ರಕಾರಗಳಲ್ಲಿ ‘ಲಲಿತ ಪ್ರಬಂಧ’ ಅತ್ಯಂತ ಪ್ರಮುಖವಾದುದು. ಇದರ ಸ್ವರೂಪ ಹಾಗೂ ಲಕ್ಷಣಗಳು ಸ್ವಲ್ಪಮಟ್ಟಿಗೆ ಭಿನ್ನವಾದವು. ಬದುಕಿನ ವಿವಿಧ ಆಯಾಮಗಳನ್ನು ಯಥಾವತ್ತಾಗಿ ಬಿಂಬಿಸಲು ಸಾಧ್ಯತೆಗಳಿರುವ ಪ್ರಬಂಧ, ಹೊಸಗನ್ನಡದ ಜನಪ್ರಿಯ ಸಾಹಿತ್ಯ ಪ್ರಕಾರವಾಗಿದೆ. ಲಲಿತ ಪ್ರಬಂಧ ಸಂಸ್ಕೃತಿಯ ಅಭಿವೃತ್ತಿಗೆ ಮೂರಕ ಮಾಧ್ಯಮವಾಗಿದೆ. ಸಮಾಜದ ಸ್ಥಿತಿಗತಿ, ಜನರ ಬದುಕು, ಶೀಕ್ಷಣ, ವಿಜ್ಞಾನ, ಕೈಗಳು, ನಂಬಿಕೆಗಳು, ಸ್ತ್ರೀಯರ ಸಾಧನಮಾನ, ಜೀವನ ಮೌಲ್ಯ ಮುಂತಾದುವನ್ನು ಮನಮುಟ್ಟಿವಂತೆ ತಿಳಿಹಾಸ್ಯವನ್ನು ಬೇರೆಸಿ ಲಲಿತ ಪ್ರಬಂಧಗಳಲ್ಲಿ ಬಿತ್ತಲಾಗಿರುತ್ತದೆ.

ಪ್ರಸ್ತುತ ಪಾಠದಲ್ಲಿ ಲೇಖಕರು ಬಸ್ಸು ಪ್ರಯಾಣದ ಅನುಭವಗಳನ್ನು ರಸವತ್ತಾಗಿ ಕಟ್ಟಿಕೊಟ್ಟಿದ್ದಾರೆ. ಬರವಣಿಗೆಯ ಶೈಲಿ ಮತ್ತು ವಿಷಯದ ನಿರೂಪಣೆ ಓದುಗರಿಗೆ ಕಚ್ಚಗುಳಿಯನ್ನಿಡುತ್ತದೆ. ಲೇಖಕರ ಅನುಭವಗಳೆಲ್ಲವೂ ಓದುಗರ ಅನುಭವಗಳೇ ಆಗಿ ಇಲ್ಲಿ ಬಿಂಬಿತವಾಗಿವೆ.

ಮನಸ್ಸು ಬಂದತ್ತ ಸ್ವೇಚ್ಚಾಭಾರಿಯಾಗಿ ಅಲೇಯುವಷ್ಟು ಸ್ಥಿತಿವಂತನೂ ನಾನಲ್ಲ. ‘ಪ್ರಯಾಣಕ್ಕಾಗಿ ಪ್ರಯಾಣ’ ಎನ್ನುವ ಫೋರ್ಕಲಾಲನೂ ನಾನಲ್ಲ. ಇಲ್ಲಿಯವರಿಗೆ ನಾನು ಸಂದರ್ಶಿಸಿದ ಸ್ಥಳಗಳಾಗಲಿ, ಸುತ್ತುವರಿದು ಅಲೇದಾಡಿದ ನಾಡುಗಳಾಗಲಿ ಕಡಿಮೆಯೆಂದೇ ಹೇಳಬೇಕು. ಪ್ರಸಿದ್ಧ ಪಟ್ಟಣಗಳೆಂದು ನಾಡಿನವರ ಬಾಯಿಲ್ಲೆಲ್ಲ ನಲಿಯುತ್ತಿರುವ ಸ್ಥಳಗಳು ನನ್ನ ಮಟ್ಟಿಗೆ ನಕಾಶದೊಳಗಿನ ಹೆಸರುಗಳು ಮಾತ್ರ. ಪ್ರವಾಸ ಕಥನಗಳನ್ನು ಅಷ್ಟಿಷ್ಟು ಓದಿದ ನಾನು ಆಯಾ ಉರುಗಳನ್ನು ಪ್ರತ್ಯೇಕ ಕಂಡವರಿಗಿಂತ ಚೆನ್ನಾಗಿ ಬಲ್ಲೆ. ಇದು ನನ್ನ ಕೂಪಮಂಡೂಕತನವೂ ಅಲ್ಲ; ಮನಗೇ ಅಂಟಿಕೊಂಡು ಕೂರುವ ಜಿಗುಳಿತನವೂ ಅಲ್ಲ, ಹಾಗೆ ನೋಡಿದರೆ ಒಂದೇ ಪ್ರದೇಶವನ್ನು ಅದೆಷ್ಟೋ ಸಾರೆ ಸುತ್ತಿದ್ದೇನೆ – ಒಂದೇ ಪುಸ್ತಕವನ್ನು ಹಲವು ಸಾರಿ ಓದಿದಂತೆ. ನನ್ನ ಪ್ರವಾಸದ ಕ್ಷೇತ್ರ ಸಣ್ಣದಿರಬಹುದು. ಆದರೆ ಅದರಲ್ಲಿ ನಾನು ಕಂಡ ರಸದ ಒರತೆ ಮಾತ್ರ ದೊಡ್ಡದು. ಜೀವನದಲ್ಲಿ ಕಾಣಿಸಿದ ಸ್ವಾರಸ್ಯ ನನಗೆ ಪ್ರವಾಸದಲ್ಲಿ ದೊರಕಿದೆ. ಪ್ರವಾಸದಲ್ಲಿ ನಾನು ಅತಿದ್ದೇನೆ–ನಕ್ಕಿದ್ದೇನೆ. ನಗೆಪಾಟಲು ವ್ಯಕ್ತಿಯೂ ಆಗಿದ್ದೇನೆ. ಹೀರೋ ಆಗಿದ್ದೀಂತೆ ರ್ಯಾರೋ ಕೂಡ ಆದ ಪ್ರಸಂಗಗಳೂ ಇಲ್ಲದಿಲ್ಲ. ಪರೀಕ್ಷೆಗಾಗಿ ಪರೀಕ್ಷೆ ವಿದ್ಯಾರ್ಥಿಯು ಪಟ್ಟ ದುಗುಡವನ್ನೇ ಪ್ರತಿ ಪ್ರವಾಸವೂ ನನಗಾಗಿ ಹೊತ್ತು ತಂದಿದೆ. ಪ್ರವಾಸದ ಮುನ್ನಾ ದಿನವೂ ನನಗೆ ನಿದ್ರೆಯಿಲ್ಲ – ನಿಶ್ಚಿತ ಸ್ಥಳ ಮುಟ್ಟಿದ ದಿನವೂ ನಿದ್ರೆಯಿಲ್ಲ. ಬಾಳು ಬರಿದಾಗಿ ಕಂಡಾಗ ಏನಾದರೂ ನೆಪಹಾಡಿ ಪ್ರವಾಸ ಕೈಕೊಳ್ಳುತ್ತೇನೆ. ಜೀವನದಲ್ಲಿ ಇಲ್ಲದ ನವ್ಯತೆಯನ್ನು ಭವ್ಯತೆಯನ್ನು ಬಾಳಿನಲ್ಲಿ ತರಲು ಉಪಕ್ರಮಿಸುತ್ತೇನೆ. ಪ್ರವಾಸವೆಂದರೆ ನನಗೆ ಪ್ರಯಾಸದ ವಿಷಯವಲ್ಲ. ಅದೊಂದು ಸುಖಪ್ರಸಂಗ.



ಒಸ್ನ ಪ್ರಯಾಣದ ಸ್ವರ್ಗಸುಖ ಸಿಗಬೇಕಾದರೆ ತಪಶ್ಚಯಿವನ್ವಂತೂ ಮಾಡಲೇಬೇಕು. ಅದೆಂದರೆ ಬಸ್ಸಿಗಾಗಿ ಕಾಯುವುದು. ಉಟಡ ಮನೆಯಲ್ಲಿ ಒಂದರಡು ನಿಮಿಷವಾಗಲಿ—ಕೊನೆಗೆ ಗಳಿಗೆಯಾಗಲಿ ತಾಳಭಮುದು. ಕಾಳುಕಡ್ಡಿಯ ಅಂಗಡಿಯ ಮುಂದೆ ತಾಸುಗಟ್ಟಲೇ ರಣಗುಟ್ಟಿರುವ ಸೂರ್ಯನ ಕೃಪಾ ಭತ್ತುದ ಕೆಳಗೆ ಆಶ್ರಯ ಪಡೆಯಬಹುದು. ಬಸ್ಸಿಗಾಗಿ ಕಾಯುವುದೆಂದರೆ ಒಂಟಿಗಾಲಿನ ಮೇಲೆ ನಿಂತು ಶಿವನನ್ನು ಕುರಿತು ತಪಶ್ಚಯಿವನ್ನು ಗೈದಂತೆಯೇ ಸ್ವೇ. ಅಂತೂ ಬಸ್ನು ಬಂದುಬಿಟ್ಟಿಲ್ಲ; ಕ್ಯೆಯಲ್ಲಿ ತ್ರಿಂಕನ್ನು ಹಿಡಿದು ಬಸ್ಸಿನೋಂದಿಗೆ ಸ್ವರ್ದ್ರ ಕಟ್ಟುವಂತೆ ಓಡುತ್ತೀರಿ. ಧೂಳೀ ನಿಮಗೆ ಸಿಕ್ಕ ಪ್ರಾಪ್ತಿ. ಆ ಬಸ್ನು ನೀವು ಹೋಗುವ ಉರಿನದಲ್ಲ. ಅದಕ್ಕೆನಂತೆ ಇಷ್ಟು ಹಾದಿ ನೋಡಿದವರು ಇನ್ನೊಂದು ಅಥವ್ ತಾಸು ಕೂಡಲಿಕ್ಕಾಗೇ? ಇನ್ನೊಂದು ಪ್ಲೇಟ್ ಚುರುಮುರಿ ಚಿವಡಾ ತಿಂದು ಜಹಾ ಕುಡಿದು ಬಂದು ಕುಳಿತರಾಯ್ತು. ನೂರು ಸಲ ಮೋಸಗೊಳಿಸಿ ಕೊನೆಗೂ ನಿಮ್ಮ ಬಸ್ನು ಬಂದೇ ಬರುವುದು. ಕಂಡಕ್ಕರು ಉಸ್ಸಿಂದ ಕೆಳಗೆ ಇಳಿಯುವನು “ಈಗ ಯಾರೂ ಬಸ್ಸನ್ನು ಹತ್ತೆಬೇಡಿ” ಎನ್ನುತ್ತ ಕ್ಕೂ ನಿಲ್ಲುತ್ತದೆ. ಕಂಡಕ್ಕರ ಮರು ಅಪ್ಪಣಿಯಾದ ಕ್ಕಣವೇ ಕ್ಕೂ ಮಾಯವಾಗಿ ಕುರುಕ್ಕೇತ್ತ ಪ್ರಾರಂಭವಾಗುತ್ತದೆ. ತಿಕ್ಕಾಟ, ಗುದ್ದಾಟ, ಚೀರಾಟ ಹೋರಾಟಗಳಿಲ್ಲ ನಡೆಯುತ್ತವೆ. ಒಬ್ಬರ ಪಟ್ಟು ಹರಿದರೆ, ಇನ್ನೊಬ್ಬರ ಉಸಿರೇ ನಿಂತಿತು. ಮಗಡೋಬ್ಬರ ಬೆರಳೆಂದು ಕತ್ತರಿಸಿಯೇ ಹೋಯಿತು. ಕೂಸಿನ ಚೀರುವಿಕೆಗಾಗಲಿ ಸ್ತ್ರೀಯರ ಆತ್ಮ ಸ್ವರಕ್ಕಾಗಲಿ ಯಾರೂ ಮಣಿಯುವುದಿಲ್ಲ. ಅಂತೂ ಒಮ್ಮೆ ಬಸ್ಸನ್ನು ಏರಿದಾಗ ಕೊಲಂಬಸ್ ಅಮೇರಿಕೆಯನ್ನು ಪ್ರಧಾನ ಬಾರಿ ಕಂಡಂತೆ, ತೇನಸಿಂಗ್ ಎವರೆಸ್ಟನ್ನು ಏರಿ ನಿಂತಂತೆ ಭಾಸವಾಗಿ ಸಾತ್ತಿಕ ಆನಂದ ಉಂಟಾಗುವುದು. ಬಸ್ನು ಬಿಡುವಂತಾದಾಗ ಕೆಳಗೆ ನಿಂತ ಎಲ್ಲರಿಗೂ ಸಾಫ್ತನ ಸಿಕ್ಕಿರುವುದು.

ಆದರೂ ಈ ಗದ್ದಲ ಏಕೆ ಎಂದು ನೀವು ಕೇಳಬಹುದು. ಈ ಹೋರಾಟವಿಲ್ಲದ ಬಸ್ತು ಪ್ರಯಾಣ ನೀರಸವಾಗುತ್ತದೆ. ಕುಳಿತು ಕಾಲು ನೋಯುತ್ತದೆ, ಟೊಂಕ ಬಾಗುತ್ತದೆ. ಅದನ್ನು ತಡೆಗಟ್ಟಲು ಮಾನವನು ತಾನಾಗಿಯೇ ಕಂಡುಹಿಡಿದ ಪದ್ಧತಿಯಿದು. ಬಸ್ತು ಹೋರಣು ನಿಂತಾಗ ಜೀವನದಲ್ಲಿ ಉದಾತ್ಮವಾದುದನ್ನು ಸಾಧಿಸಿದೆವು - ಎಂಬ ಭಾವ ಪ್ರತಿಯೊಬ್ಬ ಪ್ರವಾಸಿಗನ ಮೊಗದಲ್ಲಿ ಮೂಡಿದ್ದನ್ನು ಗಮನಿಸಬಹುದು.

ನಾನಾದರೋ ಇಂಥ ಪ್ರಸಂಗಗಳಲ್ಲಿ ಸಾಕಷ್ಟು ನೂಕು ನುಗ್ಗಾಟಗಳಲ್ಲಿ ಸಿಕ್ಕು ಮೊದಲಿಗನಾಗದಿದ್ದರೂ ಮೊದಲಿಗರಲ್ಲಿ ಓರ್ವನಾಗಬೇಕೆನ್ನುವ ತತ್ವದವನು. ಇಷ್ಟು ಗಡಿಬಿಡಿ ಮಾಡಿ ಏರುವುದರಲ್ಲಿ ಒಂದು ಸ್ವಾಧಾರಿ ವಿದೆ. ಅದೇನೆಂದರೆ ಕಿಟಕಿಯ ಹತ್ತಿರದ ಸ್ಥಳ, ಹೊರಗಿನ ಗಳಿಯೂ ಬೀಸುತ್ತದೆ. ಒಳಗಿನ ಜನಸಂಪರ್ಕವೂ ತಪ್ಪಿರುವುದಿಲ್ಲ. ಹಾಗೆ ಕಿಟಕಿಯ ಹತ್ತಿರ ಕುಳಿತು ಜನರ ನಡೆನುಡಿಗಳನ್ನು ಗಮನಿಸುವುದು, ಬೇಸರವಾದಾಗ ಹೊರಗಿನ ಪ್ರಕೃತಿಯ ಉಪಾಸಕನಾಗಿ ನಿಲ್ಲುವುದು, ಮಗುದೊಮ್ಮೆ ಮಾತುಕರೆಗಳಲ್ಲಿ ಭಾಗವಹಿಸಿ ಜೋರಾಗಿ ಮಾತನಾಡುವುದು, ಇಡಿಯ ಪ್ರಯಾಣದ ಅವಧಿಯನ್ನು ನಾಟಕದ ಅವಧಿಯೆಂದು ತಿಳಿದು ಪ್ರೇಕ್ಷಕನಾಗಿ ನಿಲ್ಲುವುದು.

ಜನರು ತಮ್ಮ ತಮ್ಮ ಯೋಗ್ಯತಾನುಸಾರ ಸ್ಥಳಗಳನ್ನು ಅಲಂಕರಿಸಿದ ಬಳಿಕ ಟಿಕೇಟ್ ಸಮಾರಂಭ ನಡೆಯುತ್ತದೆ. ಸ್ತ್ರೀ ಪ್ರಾಸೆಂಜರೋಂದಿಗೆ ದೊಡ್ಡ ಚಚೆಯೇ ನಡೆಯುತ್ತದೆ. “ಈ ಕೂಸು ನಿಮ್ಮದೇ ಏನಿ?.” “ಹೌದು.” “ಎಷ್ಟು ವರ್ಷ ಆಗಿವೆ?.” “ಎರಡು ತುಂಬಿ ಮೊನ್ನೆ ಅಮಾವಾಸ್ಯೆಗೆ ಒಂದು ತಿಂಗಳಾಯಿತು.” “ಇಲ್ಲ ಮೂರು ವರ್ಷ ಆಗಿವೆ” ಎಂದು ಅರ್ಥ ಟಿಕೇಟನ್ನು ಪಡೆಯಲು ಸೂಚಿಸುವನು. ಅದಕ್ಕೂ ಒಪ್ಪದಿರಲು, ನಮಸ್ಕಾರ ಮಾಡುತ್ತ ನಿಲ್ಲುವ ಪ್ರಸಂಗಗಳೂ ಇವೆ. ಇನ್ನು ಬಸ್ತು ಹೊರಡುತ್ತದೆ. ಕಂಡಕ್ಕರನು ತಲೆಗಳನ್ನು ಎಣಿಸುತ್ತಾನೆ. ಒಂದು ಸಂಖ್ಯೆ ಕಡಿಮೆ ಬೀಳುತ್ತದೆ. ಬಸ್ತು ನಿಲ್ಲಿಸಲಾಗುತ್ತದೆ. ಎಲ್ಲರ ಟಿಕೇಟ್ ಪರೀಕ್ಷೆಯಾಗುತ್ತದೆ. ಸಿಕ್ಕಬೀಳುವವರು ಹಳ್ಳಿಯ ಮುದುಕಮ್ಮೆ ಅಥವಾ ಪಟ್ಟಣದ ಸುಶಿಕ್ಷಿತ. ಅವರಿಗಿಷ್ಟು ಮಂಗಳಾರತಿ ಆದ ನಂತರ ಬಸ್ತು ನಾಗಾಲೋಟವನ್ನು ಇಕ್ಕುತ್ತದೆ.

ಬಸ್ತು ಪ್ರಯಾಣ ಸ್ಥಳತ್ವಿಯ ಉಗಮವೂ ಆಗಬಹುದು. ಬಹುಕಾಲ ವೌನದಲ್ಲಿದ್ದ ಬೇಜಾರುಗೊಂಡಾಗ ಒಳ್ಳಿಯ ಮಾತುಗಾರ ಸಿಕ್ಕರೆ ತೀರಿತು. ಮಾತಿನ ಸುರಿಮಳೆ; ಚಚೆಯ ಗಂಗಾ ಪ್ರವಾಹ. ವಿಷಯ ಮುಖ್ಯವಲ್ಲ, ಮಾತೇ ಮುಖ್ಯ. ಭಾರತದ ವಿದೇಶ ನೀತಿಯಿಂದ ಹಳ್ಳಿಯ ಗ್ರಾಮ ಪಂಚಾಯಿತಿಯ ಚುನಾವಣೆಯವರೆಗೆ, ಶಿಕ್ಷಣದ ಅಧೋಗತಿಯಿಂದ ಜನರ ಸ್ನೇಹಿತ ಅಧಃಪತನದವರೆಗೆ ಮಾತನ್ನು ಜಗ್ಗಿಯಾಡಲಾಗುತ್ತದೆ. ಒಂದು ಸಾರಿ ಎಲ್ಲಿಯೋ ಪ್ರಾರಂಭವಾದ ಮಾತು ಮತ್ತೆಲ್ಲಿಯೋ ಮುಗಿಯುತ್ತದೆ. ಆಂಧ್ರನಾಡಿನ ಮುತ್ತುಗಾರನೋಡನೆ ಮಾತುಕೆ ಹೂಡಿದೆ. ದೇಶದ ಸಮಸ್ಯೆಯ ಮೇಲೆ ನಮ್ಮೆ ನಮ್ಮೆ ವೈಯಕ್ತಿಕ ಅಭಿಪ್ರಾಯ ಮಂಡಿಸಿದ ಬಳಿಕ ನಮ್ಮೆ ಸಮೀಪದ ವಿಷಯವೇ ಬಂತು. “ನೀವು ದೇಶವೆಲ್ಲ ಸುತ್ತಿದ್ದೀರಿ. ಕನಾಂಟಕ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎಂದು ಪ್ರಾಂತೀಯ ಅಭಿಮಾನದ ಪ್ರಶ್ನೆ ಕೇಳಿದೆ. “ಅದೋಂದು ದರಿದ್ರ ನಾಡು” ಎಂದು ಅವನು ಅಭಿಪ್ರಾಯ ಪಟ್ಟಾಗ ನಾನು ರೊಚ್ಚಿಗೆದ್ದೆ.

ವೀರರ ನಾಡಾದ ಕಲಿಗಳ ನಮ್ಮ ನಾಡಿಗೆ ಅಪಮಾನವೇ ಎಂದು ಕೋಪದಿಂದ ಕುದಿದೆ. ಜಚ್ಚೆಯಿಂದ ಗೆದೆಯಲಾಗದೆ, ಇನ್ನು ಮಾರಾಮಾರಿಯಾಗುವ ಸ್ಥಿತಿಯಿತ್ತು. ಸಹಪ್ರಯಾಣಿಕರು ಆ ಕುತ್ತಿನಿಂದ ನಮ್ಮಿಬ್ರಹ್ಮನ್ನು ಪಾರುಗಾಣಿಸಿದರು. ಹೀಗೆ ಬಸ್ಸು ಪ್ರಯಾಣ ಒಂದೊಂದು ಸಲ ಅನಿರೀಕ್ಷಿತ ಗಂಡಾಂಶರಕ್ಕೆ ಈಡೂ ಮಾಡುತ್ತಿರುವುದುಂಟು.

ತೀರ್ಥಾ ಇತ್ತೀಚಿಗಾದ ಘಟನೆಯಿಂದು. ರಾತ್ರಿ 9 ಘಂಟೆಯಾಗಿರಬಹುದು. ಬಸ್ಸಿನಿಂದ ಇಳಿಯುತ್ತಲೇ ಮುಂದಿನ ಬಸ್ಸು ಸಿದ್ಧವಾಗಿ ನಿಂತಿತ್ತು. ನನ್ನ ಗಂಟುಗಳನ್ನು ಬಸ್ಸಿನ ಮೇಲೆ ಒಗೆಯಿಸಿ ಇನ್ನೂ ತಡವಿರಬಹುದು ಎನ್ನುವ ಡೋಲಿನಲ್ಲಿ ಚಹಾ ಕುಡಿಯುವ ದುಬುಫ್ ದ್ವಿಯಿಂದ ಹೋಟೆಗೆ ಹೋದೆ. ಅಂದು ಬಸ್ಸು ಸಾರ್ಥಿಂಡಿನಲ್ಲಿ ಎರಡು ಮೂರು ಬಸ್ಸುಗಳು ಸಾಲಾಗಿ ನಿಂತಿದ್ದವು. ಯಾವುದೋ ಬಸ್ಸಿನಲ್ಲಿ ಏರಿ ಟಿಕೇಟೊಂದನ್ನು ಪಡೆದೆ. ನನಗೆ ಸಂಶಯವೇನೂ ಬರಲಿಲ್ಲ. ಬಸ್ಸು ಇನ್ನೇನು ಹೊರಡಬೇಕು ಎಂದಾಗ ತಿಳಿದುಬಂತು. ನಾನು ಯಾವ ಉರಿಂದ ಬಂದನೋ ಅಲ್ಲಿಗೇ ಹೊರಟಿತ್ತು ಆ ಬಸ್ಸು ಕಂಡಕ್ಕರನಿಗೆ ಹೇಳಿ ಬಸ್ಸಿನಿಂದ ಲಗುಬಗೆಯಿಂದ ಇಳಿದೆ. ಬಸ್ಸಿನ ನಲ್ಲಿತ್ತು ಮುಖಗಳು ನನ್ನನ್ನು ದಿಟ್ಟಿಸಿ ನೋಡುತ್ತಿದ್ದವು. ಅಪಹಾಸ್ಯ ಗೃಹಿಯಿತ್ತಿದ್ದವು. ನಾನು ತಲೆಯಿಂದ ಬುಡದವರೆಗೂ ಬೆವರಿನಲ್ಲಿ ಮುಖಗಿಹೋಗಿದ್ದೆ. ಈ ರೀತಿ ಬಸ್ಸಿನಲ್ಲಿ ನಾನು ಹೀರೋ ಆಗಿದ್ದಂತೆ ರಿಯೇರೋ ಕೂಡಾ ಆಗಿ ನಗೆಗೇಡಾದ ಪ್ರಸಂಗಗಳೂ ಇವೆ. ಬಸ್ಸು ಪ್ರಯಾಣದಲ್ಲಿ ಸಾಮಾನ್ಯ ಘಟನೆಗಳೇ ಜರುಗಿದರೆ, ಲಾರಿಯಲ್ಲಿ ಅಸಾಮಾನ್ಯ ಘಟನೆಗಳು ಸಂಭವಿಸುತ್ತವೆ. ಒಂದು ಸಾರಿ ಬಸ್ಸು ತಪ್ಪಿತು. ಲಾರಿಯ ಹಾದಿಯನ್ನು ಕಾದು ನಿಂತಾಗ ಮಧ್ಯರಾತ್ರಿಯಾಗಿತ್ತು. ಲಾರಿಯೋಂದು ಬಂದೇ ಬಂತು, ನಾನು ಕುಳಿತುಬಿಟ್ಟೆ. ಲಾಯಿಟನ ಬೆಳಕಿನಲ್ಲಿ ನಾನೂ ಡ್ರಾಯವ್ವರನೂ ಪರಸ್ಪರ ದಿಟ್ಟಿಸಿ ನೋಡಿದೆವು. ಆತನ ನೋಟಕ್ಕೆ ನಡುಗಿಹೋದೆ. ಕೈಯಲ್ಲಿ ಹೊಸದಾಗಿ ಕೊಂಡ ವಾಚು ಇತ್ತು. ಕಿಂದೆಯಲ್ಲಿ ೪೦-೬೦ ರೂ. ಇದ್ದವು. ಈ ಹಣದ ಆಸೆಗಾಗಿ ನನ್ನನ್ನು ಕಡಿದು ತುಂಡುಮಾಡಿ, ರೋಡ ಬದಿಗೆ ಒಗೆದರೆ ಏನು ಗತಿ? ಹತ್ತು ನಿಮಿಷಕ್ಕೊಳ್ಳುತ್ತೇ ನನ್ನಿಡೆ ದೃಷ್ಟಿ ಬೀರುವ ವ್ಯಕ್ತಿಯ ಮೇಲೆ ನನ್ನ ವಿಶ್ವಾಸ ಹಾರಿತು. ಎದೆ ದವ ದವ ಅನ್ನಿತ್ತಿತ್ತು. ನಾನು ಇಳಿಯಬೇಕಾದ ಸ್ಥಳ ಬರುವವರೆಗೂ ಜೀವದಲ್ಲಿ ಜೀವವಿರಲಿಲ್ಲ. ಡ್ರಾಯವ್ವರನು ನನ್ನನ್ನು ಜೀವಂತ ಬಿಟ್ಟಾಗ ಅವನು ಹೇಳಿದ ಹಣಕ್ಕಿಂತ ಹೆಚ್ಚಿನ ಹಣ ಕೊಟ್ಟೆ. “ಸಲಾಂ ಸಾಬ್” ಎನ್ನುವ ಆತನ ನುಡಿಯನ್ನು ಕೇಳುವ ವ್ಯವಧಾನವಿರದೆ ಓಡಿಯೇ ಬಿಟ್ಟಿದ್ದೆ.

ಬಸ್ಸು ಪ್ರಯಾಣವು ಈ ರೀತಿ ನನ್ನ ಅನುಭವದ ವಲಯವನ್ನು ವಿಸ್ತರಿಸಿದೆ. ಜೀವನದಲ್ಲಿ ಆಸಕ್ತಿಯನ್ನು ಮಟ್ಟಿಸಿದೆ. ಬರಡು ಬಾಳಿನಲ್ಲಿ ಆಶೇಯ ಚಿಗುರನ್ನೂ ಮೂಡಿಸಿದೆ. ಜೀವನದ ಏಕತಾನತೆಯಲ್ಲಿ ವೈವಿಧ್ಯದ ಬಣ್ಣವನ್ನು ತೀಡಿದೆ. ವಿವಿಧ ವ್ಯಕ್ತಿಗಳನ್ನು ನೋಡುವ, ಮಾತನಾಡಿಸುವ ಸಂದರ್ಭವನ್ನು ಒದಗಿಸಿಕೊಟ್ಟು, ಬಿಡದೆ ಅವರನ್ನು ಅಭ್ಯಸಿಸುವಂತೆ ಮಾಡಿದೆ. ಇಂತು ಪ್ರವಾಸವೆಂದರೆ ನನಗೆ ಮೋಜಿನ ವಿಷಯವಾಗಿದೆ.

* * *

ಕೃತಿಕಾರರ ಪರಿಚಯ :

ಎರೇಂದ್ರ ಸಿಂಪಿ ಅವರು ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣದಲ್ಲಿ ಗೌರಿ ರಲ್ಲಿ ಜನಿಸಿದರು. ಇವರ ತಂದೆ ಜಾನಪದ ತಜ್ಞರಾದ ಸಿಂಪಿ ಲಿಂಗಣ್ಣನವರು. ಇಂಗ್ಲಿಷ್ ಪ್ರಾಧ್ಯಾಪಕರಾದ ಇವರು ಪ್ರೌಢಶಾಲೆಯಲ್ಲಿ ಇರುವಾಗಲೇ ಪ್ರಬಂಧ ರಚನೆಗೆ ತೊಡಗಿ, ಹಲವಾರು ಪ್ರಬಂಧ ಸಂಕಲನಗಳನ್ನು ಪ್ರಕಟಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೋಳಿಸಿದ್ದಾರೆ. ‘ಕಾಗದದ ಚೂರು’, ‘ಭಾವ ಮೈದುನ’, ‘ಸ್ವಜ್ಞಂದ ಮನದ ಸುಳಿದಾಟ’, ‘ಪರಿಸರ ಸ್ವಂದನ’ ಇವು ಅವರ ಪ್ರಮುಖ ಪ್ರಬಂಧ ಸಂಕಲನಗಳು. ಇವರ ‘ಭಾವ ಮೈದುನ’ ಕೃತಿಗೆ ಕನಾರಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಪ್ರಸ್ತುತ ‘ಬಸ್ಸು ಪ್ರಯಾಣದ ಸುಖ ದುಃಖಗಳು’ ಪ್ರಬಂಧವನ್ನು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ‘ಅಯ್ಯ ಲಲಿತ ಪ್ರಬಂಧಗಳು’ ಕೃತಿಯಿಂದ ಆರಿಸಲಾಗಿದೆ.



ಅಭ್ಯಾಸ

I. ಪದಗಳ ಅರ್ಥ :

ಅಲೆ – ತಿರುಗಾಡು; ಸುತ್ತಾಡು.

ಅಧೋಗತಿ – ಸರ್ವನಾಶ; ದುರ್ಗತಿ; ಪತನ.

ಉದಾತ್ತ – ಶ್ರೇಷ್ಠ

ಉಪಾಸಕ – ಆರಾಧಕ; ಭಕ್ತ.

ಎಕತಾನತೆ – ಒಂದೇ ರಾಗ; ಹೇಳಿದ್ದನ್ನೇ ಹೇಳು.

ಕೂಪಮಂಡೂಕ – ಬಾಬಿಯೋಳಿಗಿನ ಕಪ್ಪೆ.

ಚಿವಡಾ – ಅವಲಕ್ಷ್ಯಯ ತಿನಿಸು

ತಪಷ್ಯಯ – ವ್ರತ ನಿಯಮಗಳಿಂದ ದೇಹವನ್ನು ದಂಡಿಸುತ್ತಾ ಧ್ಯಾನ ಮಾಡುವುದು.

ನಾಗಾಲೋಟ – ಅತಿವೇಗದ ಬೀಟ.

ಪಾರುಗಾಳಿಸು – ರಕ್ಷಿಸು; ದಾಟಿಸು.

ಪ್ರಾಪ್ತಿ – ಗಳಿಕೆ; ಲಾಭ; ಸಿಗುವುದು.

ವ್ಯವಧಾನ – ತಾಳೆ; ಸಮಾಧಾನ; ಸಹನೆ.

ಸಾತ್ವಿಕ – ಒಳ್ಳೆಯವ; ಉತ್ತಮ ಗುಣವುಳ್ಳವನು.

ಅರ್ತ ಸ್ವರ – ನೋವಿನ ದ್ವಾನಿ; ಸಂಕಟದ ದ್ವಾನಿ.

ಅಧಃಪತನ – ಸರ್ವನಾಶ; ಕೆಳಗೆ ಬೀಳುವುದು.

ಉಪಕ್ರಮಿಸು – ಪ್ರಾರಂಭ; ತೊಡಗುವಿಕೆ.

ಒರತೆ – ನೀರಿನ ಬುಗ್ಗೆ; ನೀರು ಜಿನುಗುವಿಕೆ.

ಕಿಸೆ – ಜೀಬು

ಗಂಡಾತರ – ವಿಪತ್ತು; ತೊಂದರೆ.

ಚುರಮರಿ – ಮಂಡಕ್ಕಿಯ ತಿನಿಸು

ತಾಸು – ಗಂಟೆ; ಸಮಯ

ದುಗುಡ – ವ್ಯಾಸನ; ಚಿಂತೆ; ಆತಂಕ.

ಡೊಲು – ಆಡಂಬರ; ಒಳಹೆಮ್ಮೆ; ಬಡಾಯಿ.

ಪ್ರಯಾಸ – ಆಯಾಸ; ದಣೆವು; ಶ್ರಮ.

ಮಣಿ – ಸೋಲು; ಬಾಗು.

ಷೋಕಿಲಾಲ – ಮೋಚು ಮಾಡುವವ

ಸ್ಥಿತಿವಂತ – ಸಿರಿವಂತ

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ನೀಡಿರುವ ನಾಲ್ಕು ಅಂಶ್ಯ ಉತ್ತರಗಳಲ್ಲಿ ಸರಿಯಾದುದನ್ನು ಆರಿಸಿ ಬರೆಯಿರಿ.

೧. ವೀರೇಂದ್ರ ಸಿಂಹಿ ಅವರಿಗೆ ಪ್ರವಾಸವೆಂದರೆ _____

- | | |
|-----------------|------------------|
| ಅ) ಪ್ರಯಾಸದ ವಿಷಯ | ಆ) ಸುಖಪ್ರಸಂಗ |
| ಇ) ಹೋಕಿಯ ಪ್ರಸಂಗ | ಈ) ದುಗುಡದ ಪ್ರಸಂಗ |

೨. ಬಸ್ಸು ಪ್ರಯಾಣಿಕರ ಚಚ್ಚೆಯಲ್ಲಿ _____ ಮುಖ್ಯವಾಗಿರುತ್ತದೆ.

- | | |
|-----------|-------------|
| ಅ) ಸಮಸ್ಯೆ | ಆ) ಮಾತು |
| ಇ) ವಿಷಯ | ಈ) ಅಭಿಪ್ರಾಯ |

೩. ಲೇಖಕರು ಬಸ್ಸಿನಿಂದ ಲಗುಬಗೆಯಿಂದ ಇಳಿದದ್ದು _____

- | | |
|--------------------|----------------------|
| ಅ) ಚಹಾ ಕುಡಿಯಲು | ಆ) ಚುರುಮರಿ ತಿನ್ನಲು |
| ಇ) ಟಿಕೆಚ್ಚೆ ಪಡೆಯಲು | ಈ) ದಾರಿ ತಪ್ಪಿದುದಕ್ಕೆ |

೪. ಲೇಖಕರು ಲಾರಿಯ ಡ್ರಾಯವ್ವರನಿಗೆ ಹೆದರಿದುದು _____

- | | |
|-----------------------|-------------------------|
| ಅ) ರಾತ್ರಿ ಆದುದಕ್ಕೆ | ಆ) ಕೈಲಿ ವಾಚು ಇದ್ದುದರಿಂದ |
| ಇ) ಉರು ದೂರ ಇದ್ದುದರಿಂದ | ಈ) ಪ್ರಾಣ ಭಯದಿಂದ |

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ವೀರೇಂದ್ರ ಸಿಂಹಿಯವರು ತಾವು ಯಾವ ರೀತಿಯ ಪ್ರಯಾಣಿಗರಲ್ಲಿ ಎಂದಿದ್ದಾರೆ?

೨. ವೀರೇಂದ್ರ ಸಿಂಹಿ ಅವರು ಪ್ರವಾಸ ಕೈಗೊಳ್ಳುವುದು ಯಾವಾಗ ಎಂದಿದ್ದಾರೆ?

೩. ವೀರೇಂದ್ರ ಸಿಂಹಿ ಅವರು ಪ್ರವಾಸ ಕೈಗೊಳ್ಳುವುದು ಏಕೆ?

೪. ಲೇಖಕರು ಬಸ್ಸಿಗೆ ಕಾಯುವುದು ಯಾವುದಕ್ಕೆ ಸಮಾನ ಎಂದಿದ್ದಾರೆ?

೫. ಲೇಖಕರು ಬಸ್ಸು ಏರಿದುದನ್ನು ಯಾವುದಕ್ಕೆ ಹೋಲಿಸುತ್ತಾರೆ?

೬. ಲೇಖಕರು ಬಸ್ಸು ನುಗ್ಗಾಟದಲ್ಲಿ ಮೊದಲಿಗನಾಗಬೇಕೆಂದು ಏಕೆ ಬಯಸುತ್ತಾರೆ?

೭. ಬಸ್ ಕಂಡಕ್ಕರ್ ಸ್ತ್ರೀ ಘ್ಯಾಸೆಂಜರ್ ಜೊತೆ ಏನೆಂದು ಚಚ್ಚಿಸುತ್ತಾನೆ?

೮. ಲೇಖಕರು ಸಹ ಪ್ರಯಾಣಿಕನೊಂದಿಗೆ ರೊಚ್ಚಿಗೆದದ್ದು ಏಕೆ?

- ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.
- ವೀರೇಂದ್ರ ಸಿಂಪಿ ಅವರಿಗೆ ತಾವು ಸಂದರ್ಶಿಸಿದ ಸ್ಥಳಗಳ ಬಗ್ಗೆ ಯಾವ ಅಭಿಪ್ರಾಯವಿದೆ?
 - ವೀರೇಂದ್ರ ಸಿಂಪಿ ಅವರಿಗೆ ಪ್ರಯಾಣದಲ್ಲಿ ಯಾವ ಯಾವ ರೀತಿಯ ಅನುಭವಗಳಾಗಿವೆ?
 - ಲೇಖಕರು ಬಸ್ಸಿಗೆ ಕಾಯುವ ಪ್ರಸಂಗಗಳನ್ನು ಯಾವ ರೀತಿ ವರ್ಣಿಸಿದ್ದಾರೆ?
 - ಲೇಖಕರು ಬಸ್ಸು ಏರುವ ಸಂದರ್ಭದಲ್ಲಿ ಯಾವ ರೀತಿಯ ವಾತಾವರಣ ಉಂಟಾಗುತ್ತದೆ ಎಂದಿದ್ದಾರೆ?
 - ಲೇಖಕರು ಬಸ್ಸಿನ ಕಿಟಕಿ ಬಳಿಯ ಆಸನದಲ್ಲಿ ಕೊರಲು ಬಯಸಿದ್ದರು ಏಕೆ?
 - ಬಸ್ಸಿನಲ್ಲಿ ಯಾವ ಯಾವ ವಿಷಯಗಳ ಮೇಲೆ ಮಾತುಕಡೆ ನಡೆಯುತ್ತವೆ?

- ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.
- ಲೇಖಕರು ಬಸ್ಸು ಪ್ರಯಾಣದಲ್ಲಿ ನಗೇರಿಡಾದ ಪ್ರಸಂಗ ಯಾವುದು?
 - ಲೇಖಕರಿಗೆ ಲಾರಿ ಪ್ರಯಾಣದಲ್ಲಿ ಯಾವ ಅನುಭವಗಳಾದವು?
 - ವೀರೇಂದ್ರ ಸಿಂಪಿ ಅವರಿಗೆ ಬಸ್ಸು ಪ್ರಯಾಣದಲ್ಲಿ ಆದ ಸುಖ ದುಃখಗಳನ್ನು ಸಂಗ್ರಹಿಸಿ ಬರೆಯಿರಿ.
- ಉ) ಸಂದರ್ಭದೊಡನೆ ವಿವರಿಸಿರಿ.
- “ಈ ಕೊಸು ನಿಮ್ಮದೇ ಏನೀ?”
 - “ಕನಾಟಕದ ಬಗ್ಗೆ ನಿಮ್ಮ ಅಭಿಪ್ರಾಯವೇನು?”
 - ಬಸ್ಸಿನ ನಲ್ಲಿತ್ತು ಮುಖಗಳು ನನ್ನನ್ನು ದಿಟ್ಟಿಸಿ ನೋಡುತ್ತಿದ್ದವು.

III. ಭಾಷಾಭೌಕ್ತಿಕತೆ :

- ಅ) ಕೆಳಗಿನ ಪದಗಳನ್ನು ಬಿಡಿಸಿ ಬರೆದು ಸಂಧಿಯ ಹೆಸರು ತಿಳಿಸಿರಿ.
- ಸ್ವೇಚ್ಛಾಚಾರ, ಅಷ್ಟಿಪ್ಪು, ಯೋಗ್ಯತಾನುಸಾರ, ಮಂಗಳಾರತಿ.
- ಆ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.
- ಪ್ರತ್ಯೇಕ, ಸ್ವರ್ಗ, ನೀರಸ, ಸ್ವಾಧ್ಯ, ಅಪಮಾನ, ಅನಿರೀಕ್ಷಿತ, ದುಬುಕ್ಕಿ, ಆಸಕ್ತಿ, ಸಾಮಾನ್ಯ.
- ಇ) ಕೆಳಗಿನ ಪದಗಳನ್ನು ಸ್ವೀಕಾರಿಸಿ ಬಳಸಿ ಬರೆಯಿರಿ.
- ಸಾತ್ವತ, ಆರ್ಥಿಕ, ವಿಕಾಸ, ಗಂಡಾಂತರ, ಉಪಾಸಕ, ಉದಾತ್.

- ಈ) ಕೊಟ್ಟಿರುವ ಪದಗಳಿಗೆ ತತ್ವಮ-ತದ್ವವ ರೂಪಗಳನ್ನು ಬರೆಯಿರಿ.
ನಕಾಶ, ಕ್ಷೇತ್ರ, ಸ್ಥಾನ, ಮೋಗ, ಆಶೆ, ಪ್ರಯಾಣ.
- ಉ) ಕೊಟ್ಟಿರುವ ವಾಕ್ಯಗಳಲ್ಲಿ ಕರ್ತೃ, ಕರ್ಮ ಹಾಗೂ ಕ್ರಿಯಾ ಪದಗಳನ್ನು ಗುರುತಿಸಿರಿ.
ಇ. ಕಂಡಕ್ಕರನು ತಲೆಗಳನ್ನು ಎಣಿಸುತ್ತಾನೆ.
ಈ. ತೇನಸಿಂಗ್ ಎವರೆಸ್ಟನ್ನು ಏರಿದನು.
- ಉಂ) ಕೊಟ್ಟಿರುವ ಅನ್ಯ ದೇಶೀಯ ಪದಗಳಿಗೆ ಕನ್ನಡದ ಸಮಾನಾರ್ಥಕ ಪದಗಳನ್ನು ಬರೆಯಿರಿ.
ಕಂಡಕ್ಕರ್. ಡ್ರೈವರ್, ಲಾಯಿಟ್, ರಿಫ್ಲೆಕ್ಟರ್, ಹೀಲ್‌ಲೆಂಬ್,
ಟಿಕೆಂಟ್, ಕ್ಲೌ, ಷಟ್ಟುರ್, ಟ್ರಿಂಕ್, ಪ್ರ್ಯಾಸೆಂಜರ್.

IV. ಸೈದ್ಧಾಂತಿಕ ವ್ಯಾಕರಣ :

ವಿಭಕ್ತಿ ಪ್ರಶ್ನೆಯಗಳು :

‘ಭೀಮನು ತನ್ನ ಬಲಗಾಲಿನಿಂದ ಚೆಂಡನ್ನು ಒದೆದನು’ ಈ ವಾಕ್ಯವು – ಭೀಮ, ತಾನು, ಬಲಗಾಲು, ಚೆಂಡು – ಹೀಗೆ ಕೇವಲ ನಾಮಪ್ರಕೃತಿಗಳನ್ನೇ ಹೇಳಿ ಒದೆದನು ಎಂದಿದ್ದರೆ ಅರ್ಥವಾಗುತ್ತಿರಲಿಲ್ಲ.

‘ಭೀಮ, ತಾನು, ಬಲಗಾಲು, ಚೆಂಡು’ ಈ ನಾಲ್ಕು ಪ್ರಕೃತಿಗಳಿಗೆ ಪರಸ್ಪರ ವಾಕ್ಯದಲ್ಲಿ ಒಂದು ಸಂಬಂಧವಿದೆ. ಈ ಸಂಬಂಧವನ್ನು ವಿಭಕ್ತಿ ಪ್ರಶ್ನೆಯಗಳು ಉಂಟುಮಾಡುತ್ತವೆ. ಈ ರೀತಿ ನಾಮಪ್ರಕೃತಿಗೆ ಸೇರುವ ಪ್ರಶ್ನೆಯಗಳನ್ನು ‘ವಿಭಕ್ತಿ ಪ್ರಶ್ನೆಯಗಳು’ ಎನ್ನುತ್ತಾರೆ. ಅಂದರೆ ನಾಮಪ್ರಕೃತಿಗಳ ಮುಂದೆ ಸೇರಿಕೊಂಡು ಬೇರೆ, ಬೇರೆ ಅರ್ಥವನ್ನು ಉಂಟು ಮಾಡುವ ಪ್ರಶ್ನೆಯಗಳಿಗೆ ‘ವಿಭಕ್ತಿ ಪ್ರಶ್ನೆಯ’ ಎಂದು ಹೆಸರು. ವಿಭಕ್ತಿಗಳಲ್ಲಿ ಏಳು ವಿಧಗಳಿವೆ.

(ನಾಮಪ್ರಕೃತಿ + ವಿಭಕ್ತಿ ಪ್ರಶ್ನೆಯ = ನಾಮಪದ)

ನಾಮಪದವು ಶ್ರೀಯಾಪದದೊಂದಿಗೆ ಹೊಂದಿರುವ ಸಂಬಂಧವನ್ನು ತಿಳಿಸುವ ಕರ್ತೃ, ಕರ್ಮ, ಕರಣ ಮುಂತಾದವುಗಳನ್ನು ಕಾರಕಾರ್ಥಗಳು ಎಂದು ಕರೆಯಲಾಗುತ್ತದೆ. ಅಂದರೆ, ಕ್ರಿಯಾನಿಮಿತ್ತ ‘ಮಾಡಿಸುವ’ ಅರ್ಥವಾ ‘ಮಾಡಿಸುವ ಪದಾರ್ಥವನ್ನು’ ಸೂಚಿಸುವದೇ ಕಾರಕ.

ವಿಭಕ್ತಿ ಸೂಚಕ	ವಿಭಕ್ತಿಪ್ರಶ್ನೆಯ	ಕಾರಕಾರ್ಥ	ನಾಮಪದ
ಪ್ರಥಮಾ	ಉ	ಕತ್ತ್ರ್ಯಂ	ಮರವು
ಧೀಯಾ	ಅನ್ನ	ಕಮ್ರ	ಮರವನ್ನ
ತೃತೀಯಾ	ಇಂದ	ಕರಣ (ಸಾಧನ)	ಮರದಿಂದ
ಚತುರ್ಥಿ	ಕೆ, ಗೆ, ಇಕೆ	ಸಂಪ್ರದಾನ (ಕೊಡುವಿಕೆ)	ಮರಕ್ಕೆ
ಪಂಚಮೀ	ದೆಸೆಯಿಂದ	ಅಪಾದಾನ (ಅಗಲುವಿಕೆ)	ಮರದ ದೆಸೆಯಿಂದ
ಷಟ್ತೀ	ಅ	ಸಂಬಂಧ	ಮರದ
ಸಪ್ತಮೀ	ಅಲ್ಲಿ	ಅಧಿಕರಣ (ಆಧಾರವಾಗಿರುವುದು)	ಮರದಲ್ಲಿ

ವಿಭಕ್ತಿಗಳು ಏಳು ಇದ್ದರೂ ಕಾರಕ ಆರು ಮಾತ್ರ. ಷಟ್ತೀ ವಿಭಕ್ತಿ ಪ್ರಶ್ನೆಯ ‘ಅ’ ಎಂಬುದು ಕ್ರಿಯೆಗೆ ನೇರವಾಗಿ ಸಂಬಂಧಪಡದಿರುವುದರಿಂದ ಅದನ್ನು ಕಾರಕ ಎಂದು ಕರೆಯಲಾಗುವುದಿಲ್ಲ. ‘ರಾಮನ್’ ಎಂಬ ಷಟ್ತೀ ವಿಭಕ್ತಿಯಿಂದ ಶೂಡಿದ ಪದದ ಮುಂದೆ ನೇರವಾಗಿ ಕ್ರಿಯಾಪದವನ್ನು ಇರಿಸಲು ಸಾಧ್ಯವಿಲ್ಲ.

V. ಚಟುವಟಿಕೆಗಳು :

१. ಪ್ರಸ್ತುತ ಪಾಠದಲ್ಲಿ ಬಳಕೆಯಾಗಿರುವ ಅನ್ಯದೇಶೀಯ ಪದಗಳನ್ನು ಪಟ್ಟಿಮಾಡಿರಿ.
२. ಒಸ್ನ ಪ್ರಯಾಣದಲ್ಲಿ ನಿಮಗಾದ ಅನುಭವಗಳನ್ನು ತಮಾಷೆಗಳನ್ನು ಬರೆದು ಶಿಕ್ಷಕರಿಗೆ ತೋರಿಸಿ.
३. ಪತ್ರಿಕೆಯಲ್ಲಿ ಬರುವ ಲಲಿತ ಪ್ರಬಂಧಗಳನ್ನು ಸಂಗ್ರಹಿಸಿ ಓದಿರಿ.





ಖ. ಅಚ್ಚರಿಯ ಜೀವಿ ಇಂಬಳ

[ವೈಜ್ಞಾನಿಕ ಪ್ರಬಂಧ]

- ಪಿ. ಸತ್ಯನಾರಾಯಣಭಟ್ಟ

ಪಾಠ ಪ್ರಮೇಶ : ಅಮೂರ್ಖವಾದುದನ್ನು ಸಹಜವಾಗಿ ಮೂಲೀಕರಿಸುವ ವಿಧಾನ, ವಿಶೇಷವೇ ವಿಜ್ಞಾನ. ಅಂದರೆ ಭೋತ ಜಗತ್ತಿನ ಸಮಸ್ಯವನ್ನು ವ್ಯವಸ್ಥಿತ ರೀತಿಯಲ್ಲಿ ಇಂದ್ರಿಯ ಗೋಚರತೆಗೆ ಒಳಪಡಿಸುವ ಶಾಸೀಯ ವಿಧಾನವೇ ವಿಜ್ಞಾನ. ಈ ತರನಾದ ವಿಚಾರಗಳನ್ನು ನಿರ್ದಿಷ್ಟ ನಿಷಾಂಕಯಕ ನೆಲೆಯಲ್ಲಿ ತಾತ್ಕಾರ್ಥಿಕ ನಿರ್ದಿಷ್ಟ ನಿರೂಪಿಸುವ ಲೇಖನಗಳೇ ವೈಜ್ಞಾನಿಕ ಪ್ರಬಂಧಗಳು. ಪ್ರತಿಯೊಂದು ಅಂಶವೂ ವೈಜ್ಞಾನಿಕ, ತಾತ್ಕಾರ್ಥಿಕ, ಗಣಿತೀಯ ನೆಲೆಯಲ್ಲಿ ಮೂಡಿರುತ್ತದೆ. ಅಂತಹ ಪ್ರಬಂಧಗಳಲ್ಲಿ ಪ್ರಸ್ತುತ ಗದ್ದಾರರು ಒಂದಾಗಿದೆ.

ಅವನೆಂತಾ ಜಿಗಣೆ ಮಾರಾಯಾ, ಕಚ್ಚಿಕೊಂಡೆ ಬಿಡ್ಡೋದೇ ಇಲ್ಲ - ಮಾತು ಕೇಳಿದ್ದೀರಿ. ಏನಾದ್ದೂ ಸಂಗತಿ ಹಿಡಿದುಕೊಂಡು ಅದನ್ನೇ ಪಟ್ಟಾಗಿ ಹಿಡಿದು ವಾದಿಸುವ ಮಂದಿ ಇದ್ದಾರೆ. ಅದನ್ನೇ ಸಾಧಿಸುವ ಥಲಗಾರರಿದ್ದಾರೆ. ಅಂತಹ ಮಂದಿಗೆ ಜಿಗಣೆ ಎನ್ನುತ್ತಾರೆ. ಅದು ನಿರುಪದ್ರವಿ, ಉಪಕಾರಿ ಜೀವಿ. ಇಂಬಳ ಎಂದರೂ ಅದೇ. ಇಂತಹ ಜೀವಿ ಇಂದು ನೆರೆ ದೇಶದಿಂದ ಭಾರತಕ್ಕೆ ಆಮದಾಗುತ್ತಿದೆ. ಏಕೆ, ಎಲ್ಲಿ ಮತ್ತು ಹೇಗೆ? ಎಂಬುದನ್ನು ತಿಳಿಯೋಣ.

ನಿಗದಿತ ಮೂಲ ವೈಜ್ಞಾನಿಕ ಪ್ರಬಂಧ

ಇಂಗ್ಲೆಂಡಿನಲ್ಲಿ ಚಳಿಗಾಲದ ಚುಮುಚುಮು ನಸುಕಿನ ಹೊತ್ತು. ಒಂದು ಚರ್ಮದ ಕೈಜೀಲ ಹಿಡಿದ ಒಬ್ಬ ಹಣ್ಣ ಹಣ್ಣ ಮುದುಕ ಕವಿ ವಡ್‌ವರ್ತ್‌ಗೆ ಎದುರಾಗುತ್ತಾನೆ. ಜಿಗಣೆ ಸಂಗ್ರಹ ಕಾಯಕದ ಈ ಮುದುಕನ ಕುರಿತು ‘ಜಿಗಣೆ ಹಿಡುಕ’ (Leach gatherer) ಕವಿತೆ ಹುಟ್ಟುತ್ತದೆ. ಮುದುಕನ ಸಂಕಷ್ಟ, ಬಡತನ, ಜಿಗಣೆ ಸಂಗ್ರಹ ವೃತ್ತಿಯ ಸಕಲ ಸಂಗತಿ ಆ ಕವನದಲ್ಲಿ ಚಿತ್ತರಗೊಳ್ಳುತ್ತದೆ.

ಕವಿ ವಡ್‌ವರ್ತ್‌ನಂತೆ ನಾನೇನೂ ಇಂಬಳದ ಕವನ ಬರೆಯ ಹೊರಟಿಲ್ಲ. ಅಂತಹ ವಿಚಿತ್ರ ಜೀವಿಯನ್ನು ನಾನು ಮೊದಲ ಬಾರಿ ಕಂಡದ್ದು ಧರ್ಮಸ್ಥಳ ಪರಿಸರದ ಉಚಿರೆಯ ಹತ್ತಿರದ ಕೆರೆಯ ಬಳಿ. ಯುಗಾದಿಯ ಸಂದರ್ಭ. ಅದು ಕಿರ್ಯಾದಿ ಕೆರೆ. ಗೋಪಾಲಕೃಷ್ಣ ದೇಗುಲದ ಕೆರೆ. ವಿಶಾಲ ಕೆರೆಯಂಚಿನಲ್ಲಿ ಸೂಜಿ ಮೊನೆಯಾಕಾರದ ವರೆಹುಳದಂತಿರುವ ವಿಚಿತ್ರ ಜೀವಿ ಕಂಡೆ. ನನಗಾಗ ಹತ್ತು ವರ್ಷ. ಅಮ್ಮೆ ಅದನ್ನು ಪಾವರಿ ಎಂದು ತುಳು ಹೆಸರಿನಿಂದ ಕರೆದು ಗುರುತಿಸಿದರು. ಪಾವ ಎಂದರೆ ಹಾವು ಎಂದರ್ಭ. ಇದು ತುಳು ಮೂಲವಿದ್ದಿತು. ಅಂತಹ



ಪದ ಇಂದು ತುಳು ಭಾಷೆಯಿಂದ ಮಾಯವಾಗಿದೆ. ಹಾಗೆಯೇ ನೀರಿನ ಆಸರೆ, ಜವುಗು ಕಣ್ಣರೆಯಾದರೆ ಇಂಬಳ ಸಹ ಕಾಣೆಯಾಗುತ್ತದೆ. ಮತ್ತೊಮ್ಮೆ ಕಕ್ಷೆಂಜೆ, ಚಾಮಾರ್ಡಿ ಘಟ್ಟ ಸಾಲಿನ ಚಾರಣ ಸಂದರ್ಭದಲ್ಲಿ ಮೋರಕೆ ಕಡ್ಡಿಯಾಕಾರದ ಪಾವರಿ ಕಾಲನಿ ಕಂಡೆ. ನೂರಾರು ಪಾವರಿಗಳ ರಾಶಿ ರಾಶಿ ಅಲ್ಲಿತ್ತು. ಅಂತಹ ನೆಗೆಯುವ ಪಾವರಿ ಯಾನೆ ಇಂಬಳಗಳು ದಾರಿಹೋಕರನ್ನು ಗಬಕ್ಕನೆ ನೆಗೆದು ಹಿಡಿದು ಬಿಡುತ್ತಿದ್ದವು. ಹೊಟ್ಟೆ ತುಂಬ ನೆತ್ತರು ಹೀರಿ ಎರೆಹುಳದಂತೆ ಗುಂಡನೆ ಗಾತ್ರ ಪಡೆದು ದೇಹದಿಂದ ಕಳಬಿಕೊಳ್ಳುವಂಥವು. ಅಂತಹ ಕಡ್ಡಿ ಇಂಬಳ ಕಾಲನಿಗಳಂತೂ ಅಂದು ಎರಡು ಬಸ್ ಚಾರಣೀಗರಿಗೆ ಮೋಜಿನ ಸಂಗತಿ. ಹಸಿದ ಹೊಟ್ಟೆಯಲ್ಲಿ ಸಂಚೆ ಘಟ್ಟ ಇಳಿಯುವ ಹೊತ್ತಿಗೆ ಒಬ್ಬೊಬ್ಬರೂ ಕನಿಷ್ಠ ಐದಾರು ಇಂಬಳಗಳಿಗೆ ಬಿಟ್ಟೆ ನೆತ್ತರು ದಾನಿಗಳಾಗಿದ್ದರು. ಅಂತಹ ಪುಣ್ಯ ಅಂದು ನಮಗೆ ನಿರಾಯಾಸವಾಗಿ ಒದಗಿತ್ತು.

ಇಂಬಳ ತನ್ನ ಅತಿಥಿಗೆ ಒಮ್ಮೆ ಕಚ್ಚಿದರೆ ಮುಂದಿನ ಕಡಿತಕ್ಕೆ ವರ್ಷಕಾಲದ ಅವಧಿಯ ಅಂತರ. ಅಂತಹ ನಿಧಾನ ಜೀಜಾರ್ಜಂಗದ ಪರಿ ಸಹ ಅಚ್ಚರಿ. ಅಂತಹ ವಿಚಿತ್ರ ಜೀಜಾರ್ಜಂಗ ವ್ಯೋಹವೇ ಇಂಬಳದ ವೈಶಿಷ್ಟ್ಯ ಜಿಗಣ ಎಂದರೆ ಮೂಗೆಳಿಯುವ ಮಂದಿಗೆ ಅದರ ಬದುಕಿನ ಬವಣ ತಿಳಿದರೆ ಅನುಕಂಪವಾದೀತು. ಬಿಸಿರಕ್ತ ಪ್ರಾಣಿ ದೊರಕದೆ ಇದ್ದರೆ ಅಂತಹ ಜೀವಿಗಳು ಶೀತ ರಕ್ತ ಪ್ರಾಣಿಗಳನ್ನೂ ಹಿಡಿದು ನೆತ್ತರು ಹೀರುತ್ತವೆ. ಮೀನಿನ ಹೊಟ್ಟೆ ತಿನ್ನುತ್ತವೆ. ಮೀನು, ಹಕ್ಕಿ, ಹಾವು, ಮೊಸಳೆ, ಕಪ್ಪೆ, ಆಮೆಯಂತಹ ಪ್ರಾಣಿಗಳನ್ನೂ ಸತಾಯಿಸುತ್ತವೆ. ರಕ್ತ ಹೀರುತ್ತವೆ. ಏನೇನೂ ಸಿಗದೆ ಇದ್ದರೆ ಹಸಿರು ಸಸ್ಯಗಳ ಎಲೆ ರಸ ಹೀರಿ ಬದುಕುವ ಇಂಬಳ ಸಹ ಇವೆ. ಪ್ರಾಣಿ ಸಂಕುಲದ ಸಮತೋಲನಕ್ಕೆ ಇವು ನೆರವಾಗುವ ಉಪಕಾರಿ ಜೀವಿ ಎಂಬುದು ನಿಸ್ಸಂಶಯ. ಕೆರೆ, ತೂರೆ, ನದಿಗಳ ನೀರಿನ ಆರೋಗ್ಯ ಮಟ್ಟ ಕಾಪಾಡಲು ಮತ್ತು ಅಳೆಯಲು ಪಾವರಿಗಳು ಮಾಪಕ ಎಂದು ಪರಿಸರವಿಜ್ಞಾನಿಗಳ ಅಭಿಪ್ರಾಯ. ಜುರಾಸಿಕ್ ಯುಗದ ಶಿಲಾಪಳಿಯಿಳಿಕೆಗಳಲ್ಲಿ ಇಂಬಳದ ಪಡಿಯಚ್ಚೆ ಇದೆಯಂತೆ. ವಿಶ್ವಾದ್ಯಂತ ಸುಮಾರು ಇದು ನೂರು ಬಗೆಯ ಇಂಬಳ ಸಂಬಂಧಿಗಳಿವೆ. ಪ್ರಪ್ರಥಮ ಬಾರಿ ಇಂಬಳಕ್ಕೆ ವೈಜ್ಞಾನಿಕ ಹೆಸರನ್ನು ನೀಡಿದವ ಮತ್ತು ವರ್ಗೀಕರಿಸಿದವ ಕೆರೊಲಸ್ ಲಿನೇಯಸ್. (೧೯೯೧) ಏಷ್ಟೂದ ಪ್ರಮುಖ ಮತ್ತು ಉಪಕಾರಿ ಜಿಗಣೆಯ ವೈಜ್ಞಾನಿಕ ಹೆಸರು ಹಿರುಡೋ ಮೆಡಿಸಿನಾಲಿಸ್.

ಇಂಗ್ಲೆಂಡಿನ ಖ್ಯಾತ ಕವಿ ಬಣ್ಣಿಸಿದ ಲೀಚ್ ಗ್ರಾದರ್ರ ಅಂದು ಲೀಚ್ ಹಿಡಿಯತ್ತಿದ್ದುದು ಏಕೆ? ಅಂದು ಮತ್ತು ಹಿಂದೆ ಮಾತ್ರ ಅಲ್ಲ. ಇಂದಿಗೂ ಸಹ ಲೀಚ್ ಫೆರಪಿ ಬಂದು ಜಿಕಿತ್ಸ್ ವಿಧಾನ. ಜಿಗಣೆಯ ಸಂಸ್ಕೃತ ಹೆಸರು ಜಲೂಕಾ. ಜಲಜೀವಿಗೆ ಅದು ಸಾರ್ಥಕ ಹೆಸರು. ಎರಡೂವರೆ ಸಾವಿರ ವರ್ಷಗಳ ಹಿಂದೆ ಸುಶ್ರುತರು ಜಿಗಣೆ ಬಳಸಿ ಮೈಕ್ರೋ ಸರ್ಚರಿ ಅಥಾರ್ ಸೂಕ್ತ ಶಸ್ತ್ರಚಿಕಿತ್ಸೆ ಮಾಡುತ್ತಿದ್ದರು. ಇದಕ್ಕೂಂದು ಉದಾಹರಣೆ: ಎರಡು ವಾರದ ಹಿಂದೆ ಅಂತಾರಾಷ್ಟ್ರೀಯ ವಿಚಾರ ಸಂಕೀರಣ ನಡೆದಿತ್ತು ಕೋಲಾರ ಸನಿಹದ ಮುಳಬಾಗಲಿನ ಸಂಸ್ಕೃತ ಸಂಸ್ಥಾನದಲ್ಲಿ ಅದು ಜರುಗಿದ್ದು. ಅಲ್ಲಿ ನನ್ನ ಶಿಷ್ಯ ಡಾ.

ಕವಿತಾ ಒಂದು ಪ್ರೈಡ್ ಪ್ರಬುಂಧ ಮಂಡಿಸಿದರು. ಒಸಡಿನ ಬೆಂಬಿಡದ ಕಾಯಿಲೆಗೆ, ಒಸಡಿನ ಭಾಗದಲ್ಲಿ ಜಿಗಣೆ ಬಿಟ್ಟು ನೆತ್ತರು ಹೀರಿಸಿ ಕಾಯಿಲೆ ಪರಿಹಾರವಾದ ಸಮಗ್ರ ಮಾಹಿತಿ ತಿಳಿದು ನೆರೆದ ಮಂದಿದಂಗಾದರು. ಸಚಿತ್ ದಾಖಲೆಗಳನ್ನು ಅಲ್ಲಿ ಪ್ರಸ್ತುತಗೊಳಿಸಿದ ಡಾ. ಕವಿತಾ ಅವರ ಸಾಧನೆ ಮತ್ತು ಜಿಗಣೆಯ ಉಪಕಾರ ಏಕಕಾಲದಲ್ಲಿ ಸ್ತುತಿಗೊಂಡವು. ನಾಣ್ಯಾದಾಕಾರದ ಕೂದಲುದುರಿದ ಸಮಸ್ಯೆ, ಉಬ್ಬಿದ ಕಾಲುಸಿರೆ(ವರೀಕೋಸ್‌ವೇಯಿನ್), ಹಳೆಯ ಗಾಯ ಮತ್ತು ಮೂಲವ್ಯಾಧಿಯ ಅನಂತರದ ಫನ ಫೋರ್ ಅವಸ್ಥೆಯ ಜರಡಿಮಣ್ಣಗಳಲ್ಲಿ ಲೀಚ್ ಥೆರಪಿ ಬಳಸುವ ಮಾಹಿತಿ ನೀಡಿದ್ದು ಸುಶುತ್ತರ ವಿಶೇಷತೆ. ಅದನ್ನು ಅಳವಡಿಸುವ ಕಾಯಿಕದಲ್ಲಿ ಯಶಸ್ವಿ ಗಳಿಸುವುದು ಖಂಡಿತ.

ಯುನಾನಿ ವ್ಯೇದ್ಯದ ಜನಕ ‘ಅವಿಸೆನ್ಸು’ ಮತ್ತು ಆಧುನಿಕ ವ್ಯೇದ್ಯದ ಪಿತಾಮಹ ಹಿಮೋಕ್ರೇಟ್‌ನಂತಹ ಗ್ರೇಸ್‌ನ ಮೇಧಾವಿಗಳು ಲೀಚ್ ಥೆರಪಿಗೆ ಒತ್ತು ನೀಡಿದರು. ಅದು ಇತ್ತೀಚಿನವರೆಗೆ ಬಳಕೆಯಲ್ಲಿತ್ತು. ಅಮೆರಿಕೆಯಲ್ಲಿ ಎಫ್. ಡಿ. ಎ. ಮದ್ದ ಮತ್ತು ಚಿಕಿತ್ಸೆಯ ವಿಧಾನಕ್ಕೆ ರಹದಾರಿ ನೀಡುವ ಸರಕಾರಿ ಅಧಿಕೃತ ಸಂಸ್ಥೆ ಒಂದಿದೆ. ಅದು ಲೀಚ್ ಥೆರಪಿಗೆ ಅಂಗೀಕಾರ ನೀಡಿದೆ. ವಾಸ್ತವವಾಗಿ ಈ ಸಂಗತಿಯಿಂದ ಲೀಚ್ ಕುಲದ ಉಳಿವಿಗೆ ಒಳಿತೇ ಸ್ನೇ. ಏಕೆಂದರೆ ಒಮ್ಮೆ ನೆತ್ತರು ಹೀರಿದ ಇಂಬಳಕ್ಕೆ ಸರಿಯಾಗಿ ಉಪಚರಿಸದೆ ಇದ್ದರೆ ಅದು ಸತ್ತು ಹೋಗುತ್ತದೆ. ಅದರೆ ಮನುಕುಲದ ಸಂಕಟಗಳಿಗೆ ಸುಲಭ ಸೂತ್ರವಾಗಿದ್ದರೂ ಜಾರಿಯಾಗದ ಇಂಬಳ ಚಿಕಿತ್ಸೆ ರೋಗಿಗಳ ಕಷ್ಟ-ನಷ್ಟಗಳ ಸರಮಾಲೆಗೆ ಇಂದು ಇಂಬು. ಕಣ್ಣಿನ ರೆಪ್ಪೆ, ಕೆವಿ, ಬಳಮೂಗು, ಕ್ಕೆ ಕಾಲಿನ ಬೆರಳು, ಹೊಳೆತು ನಾರುವಹುಣ್ಣ(ಗ್ಯಾಂಗ್ರಿನ್) ಇಂತಹ ಆಯಕಟ್ಟಿನ ಅಪಾಯಕಾರಿ ಶಸ್ತ್ರಚಿಕಿತ್ಸೆಗಳಲ್ಲಿ ಲೀಚ್ ಬಳಕೆ ಖಂಡಿತ ಯಶಸ್ವಿನಾದು. ಯಾವುದೇ ಕತ್ತರಿ, ಚಾಕು ಬಳಕೆ ಬೇಡ. ಅರಿವಳಿಕೆ ಅನಗತ್ಯ. ಏಕೆಂದರೆ ಲೀಚ್ ಸ್ವತಃ ತಾನು ಕಚ್ಚುವ ತಾವಿನಲ್ಲಿ ಅರಿವಳಿಕೆ ಉಂಟುಮಾಡುತ್ತದೆ!

ಲೀಚ್ ಹೇಗೆ ರಕ್ತ ಹೀರುತ್ತದೆ ತಿಳಿಯೋಣ. ಅದರ ಬಾಯಿಯ ಕಡೆ ಎರಡು ಹೀರುಕಗಳು ಇವೆ. ಒಂದನ್ನು ಉರಿ ಅದರಿಂದ ನೆತ್ತರು ಹೀರಲು ಪ್ರಾರಂಭಿಸುವುದು. ಇನ್ನೊಂದನ್ನು ಗಾಯದೆಡೆಗೆ ಉರಿ ಅದರಿಂದ ಹಿರುಡಿನ್ ಎಂಬ ರಕ್ತ ಕರಣೆಗಟ್ಟಿದೆ ರಾಸಾಯನಿಕವನ್ನೊಳಗೊಂಡ ಜೊಲ್ಲನ್ನು ಸ್ವೀಸುವುದು. ಅದರ ಸಂಪರ್ಕದಿಂದ ತಾತ್ಕಾಲಿಕವಾಗಿ ಗಾಯದ ಆಸುಪಾಸು ಜೋಮು ಹಿಡಿದು ಸ್ವರ್ತ ಹಾನಿ ಉಂಟಾಗುತ್ತದೆ. ಸುಮಾರು ಒಂದು ನೂರು ಹರಿತದ ಹಲ್ಲಾಗಳಿರುವ ಇಂಬಳ ಕಚ್ಚಿದರೆ ತಿಳಿಯುವುದೇ ಇಲ್ಲ. ಅಂತಹ ಸುವ್ಯವಸ್ಥೆಯ ಕಡಿತ ಅದು! ಬಿಸಿ ರಕ್ತ ಪ್ರಾಣಿಗಳ ಪ್ರೇಕ್ಷಿ ಜಿಗಣೆಗೆ ಕುದುರೆಯ ನೆತ್ತರು ಎಂದರೆ ಪಂಚಪ್ರಾಣ. ಇದೀಗ ನಿಸಗ್ರದಲ್ಲಿ ಜವಗು, ಕರೆ-ತೋರೆ ಕಮ್ಮಿಯಾಗುತ್ತಿರುವುದರಿಂದ ಜಿಗಣೆ ಸಂತತಿ ಇಳಿಮುಖವಾಗಿದೆ. ಹಾಗಾಗಿ ಕುದುರೆ ಲಾಯಗಳಲ್ಲಿ ಕುದುರೆ ಸಂಗಡ ಲೀಚ್ ಸಾಕುವ ಹೊಸ ವ್ಯವಸಾಯ ಪದ್ಧತಿ ಯೂರೋಪಿನಲ್ಲಿ ಜಾರಿಯಲ್ಲಿದೆ.

ಭಾರತಕ್ಕೆ ನೆರೆದೇಶ ಪಾಕಿಸ್ತಾನದಿಂದ ಜಿಗಣೆ ಆಮದಾಗುತ್ತಿರುವ ಸ್ವಾರಸ್ಯದ ಸಂಗತಿ ನನ್ನ ಕ್ಷೇತ್ರ

ಕಾರ್ಯದ ಹೊತ್ತಿನಲ್ಲಿ ಅರಿವಿಗೆ ಬಂತು. ಅದು ಸಂಭವಿಸುತ್ತಿರುವುದು ಸರೋವರಗಳ ತಾಯ್ಯಾದು ಕಾಶ್ಮೀರದ ಶ್ರೀನಗರದ ಹೊರವಲಯದ ಒಂದು ಪುಟ್ಟಹಳ್ಳಿಯಲ್ಲಿ. ಹಳ್ಳಿಯ ಹೆಸರು ತೇಲಬಾಲ್. ಅಲ್ಲಿಬ್ಬ ಲೀಚ್ ಧೇರಪಿಸ್ಕ್. ಆತನ ಹೆಸರು ಕಾರ್ಮಿಕ ಮೊಹಮದ್ ಬಂಗೂ. ಕಾಶ್ಮೀರಿ ಭಾಷೆಯಲ್ಲಿ ಲೀಚ್ ಧೇರಪಿಗೆ ರ್ಮೋಂಕ್ ಲಗಾನಾ ಎನ್ನುವರು. ಬಂಗೂ ಇದ್ದೆಡೆಗೆ ರೋಗಿಗಳ ದಂಡೇ ಬರುತ್ತದೆ. ನಾನಿದ್ದಾಗ ಮೂವತ್ತರ ಹರೆಯದ ಬಳ್ಳ ಯುವಕ ಬಂದ. ಆತನಿಗೆ ಮೊಣಕಾಲು ಉದಿತ್ತ. ತೀವ್ರ ನೋವಿತ್ತಂತೆ. ಇದೀಗ ಎರಡನೆಯ ಬಾರಿ ಬಂಗೂನ ವಿದೇಶಿ(ಪಾಕಿಸ್ತಾನಿ) ಲೀಚ್‌ಗೆ ಯುವಕನಿಂದ ರಕ್ತದಾನ. ನೋವು ಉಪಶಮನವಾಗಿದೆಯಂತೆ. ಕೇವಲ ಎರಡೇ ಸಿಟ್ಟಿಂಗ್ ಮಾತ್ರ, ಮಾತ್ರ ಇಲ್ಲ. ಕಾಸು ಖಿಚ್‌ಲ್ಲ. ತೇವದ ಹತ್ತಿ ಉಂಡೆಯಲ್ಲಿ ನಾಕಾರು ಲೀಚ್ ಹಿಡಿದು ಕೋಣೆ ಹೊಕ್ಕೆ ಉದ್ದನೆಯ ಬಿಳಿಗಡ್ಡದ, ಕುಳ್ಳನೆಯ ಆಳು ಬಂಗೂ. ಆತನ ಅಂಗ್ಯೇಗೆ ಯುವಕ ಕೇವಲ ಹತ್ತುರೂ ತುರುಕಿದ. ಹತ್ತೇ ನಿಮಿಷದಲ್ಲಿ ಚಿಕಿತ್ಸೆ ಮುಗಿದೇ ಹೋಯಿತು. ಅಂತಹ ಮೊಣಕಾಲಿನ ಉರಿ ಉತದ ರೋಗಿಗೆ ಚುಚ್ಚು ಮದ್ದು ನೀಡಿ ಅರಿವಳಿಕೆ ಮಾಡಿ ಸರ್ಚರಿಯೋ, ನೋಯುತ್ತಿರುವ ಗಂಟನ ಒಳಗಳ ದ್ರವವನ್ನು ಕಷ್ಟಪಟ್ಟಿ ಸಿರಿಂಜಲ್ಲಿ ಹೀರುವ ಚಿಕಿತ್ಸೆಯೋ ನೀಡುವ ಕ್ಲಿಫ್ಸ್‌ಕರ ಸಂಕೀರ್ಣ ವಿಧಾನದ ಕುರಿತು ನನಗೆ ಅರಿವಿದೆ. ಆದರೆ ಬಂಗೂನ ಸರಳ ಚಿಕಿತ್ಸೆ ಅದ್ದುತ್ತ ಎನಿಸಿತು. ಆತನೇ ಅಭಿನವ ಧನ್ಯಂತರಿ ಎಂಬ ಹೆಪ್ಪೆ ನನಗಿದೆ. ಪಕೆಂದರೆ ಧನ್ಯಂತರಿಗೆ ನಾಲ್ಕು ಕ್ಕೆ. ಆತನ ಒಂದು ಕೈಯಲ್ಲಿ ಜಿಗಣೆ ಇದೆ ಎಂದು ಧ್ವನಿ ಶೈಲೀಕ ಅರುಹುತ್ತದೆ. ಅಂತಹ ಜಿಗಣೆಯನ್ನೇ ಹಿಡಿದ ಬಂಗೂವಿನ ಕೈಯಲ್ಲಿ ಭವರೋಗ ಹರಿವ ಸರಳ ಸಾಧನ ಇದೆಯಲ್ಲ.

ವಿದೇಶ ಪ್ರವಾಸದಿಂದ ಆಗ ತಾನೇ ಮರಳಿದೆ. ದೂರದ ದಾಂಡೇಲಿಯ ಕುಳಿಗಿಯಲ್ಲಿ ಗಿಡಮೂಲಿಕೆಯ ಕ್ಷೇತ್ರಾಧ್ಯಯನ ಕಮ್ಟೆಕ್ಕೆ ದಿಫೀರನೆ ಬುಲಾವ್. ನಿಂತ ಕಾಲಿನಲ್ಲಿಯೇ ಹೊರಟೆ. ಬಲಗಾಲಿನ ಮೊಣಗಂಟು ನೋವಿನ ಬಾಧೆ ನನಗೆ ಕೆಲವಾರು ತಿಂಗಳುಗಳಿಂದ ಕಾಡುತ್ತಿತ್ತು. ಆದರೂ ಲೆಕ್ಕಿಸದೆ ಚುಮುಕಮು ಚೆಳಿಯಲ್ಲಿ ರಾತ್ರಿ ಬಸಿನಲ್ಲಿ ಪಯಣ. ಮರು ಮುಂಜಾನೆ ಕುಳಿಗಿಯ ನಿಸರ್ಗ ಶಿಬಿರದಲ್ಲಿ ಎಡೆಬಿಡದ ಚಾರಣ. ಬಲಗಾಲಿನ ಸಾಕ್ಷ್ಯ ಒಳಗೆ ನಾಕಾರು ಜಿಗಣೆಗಳು ಸದ್ದಿಲ್ಲದೆ ಹೊಕ್ಕೆ ಬಿಟ್ಟಿದ್ದವು. ಕಲಿವ, ಕಲಿಸುವ ಗುಂಗಿನಲ್ಲಿ ತಿಳಿದೇ ಇರಲಿಲ್ಲ. ಇಂಹೊತ್ತಿನಲ್ಲಿ ನನ್ನ ಪಾದದ ತುದಿಬೆರಳ ಸಂದಿನಿಂದ ಒಂದೇ ಸಮನೆ ನೆತ್ತರ ಧಾರೆ. ಆಗಷ್ಟೇ ತಿಳಿಯಿತು ಲೀಚ್‌ಗಳ ಕ್ಕೆ ಅಲ್ಲ, ಬಾಯಿ ಚೆಳಕ. ಒಟ್ಟು ಐದುಲೀಚ್‌ಗಳು ನನ್ನ ಬಲಗಾಲಿಗೇ ದಾಳಿ ಇಟ್ಟು ತಮ್ಮ ಕಾಯಕ ಮೂರ್ಯೆಸಿ ಉದುರಿದ್ದವು. ಆದರೆ ಅವು ಸುರಿಸಿದ ಹಿರುಡಿನಾ ದೆಸೆಯಿಂದ ನೆತ್ತರ ಧಾರೆ ಹೆಪ್ಪುಗಟ್ಟದೆ ಸುರಿಯುತ್ತಲೇ ಇತ್ತು. ಕುಳಿಗಿಯ ಐದು ಜಿಗಣೆಗಳು ಸ್ವಯಂ ಪ್ರೇರಣೆಯಿಂದ ನನ್ನ ಬಲಗಾಲಿನ ಸಮಸ್ಯೆಗೆ ಪರಿಹಾರ ಬದಿಗಿಸಿಟ್ಟವು. ಈಗ ನನ್ನ ಬಲಗಾಲು ಮಂಡಿ ನೋಯುತ್ತಿಲ್ಲ. ಇದು ಲೀಚ್ ಧೇರಪಿಯ ಪ್ರಭಾವವೇ ಸ್ನೇಹ.

ಕೃತಿಕಾರರ ಪರಿಚಯ

ಎ. ಸತ್ಯನಾರಾಯಣಭಟ್ ಅವರು (ಸಾ.ಶ ೧೯೫೬) ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯವರು. ಆಯುವೇದವಿಜ್ಞಾನದ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದಲೂ ಸ್ನಾತಕೋತ್ತರ ಹಾಗೂ ಡಾಕ್ಟರೇಟ್ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾನಿಲಯದಿಂದಲೂ ಪಡೆದಿದ್ದಾರೆ. ಪರಿಸರವಿಜ್ಞಾನ, ಸಾವಯವ ಕೃಷಿ, ಜಿಷ್ಣಧೀಯ ಸಸ್ಯಗಳು, ಜಾನಪದೀಯವಿಜ್ಞಾನ ಇತ್ಯಾದಿ ಇವರಾಸ್ತಕೆ ಕ್ಷೇತ್ರಗಳು. ಬೆಂಗಳೂರು ಜಿಲ್ಲೆಯ ಬರಿಗಾಲ ವೈದ್ಯರು, ಖಗೇಂದ್ರ ಮಣಿದಪ್ಪಣಿ ಮತ್ತು ಸಸ್ಯ ನಾಮಾವಳಿ ಇವರ ಕೃತಿಗಳು. ಹಲವು ವೈಜ್ಞಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ. ಆಯುವೇದಿಕ ಅಧ್ಯಯನದ ವೃತ್ತಿ ಆರಂಭದೊಡನೆ ಪ್ರಾಥ್ಮಾಪಕರಾಗಿಯೂ ಕಾರ್ಯನಿರ್ವಹಿಸಿದ ಕೀರ್ತಿ ಅವರದು. ನಾಡಿನ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸ್ತ್ರೀಯವಾಗಿ ತೋಡಗಿಸಿಕೊಂಡು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಯೋಜನೆಗಳಲ್ಲಿ ನಿರತರಾಗಿರುವರು. ಇವರು ಬಹುಭಾಷಿಕರು. ನೂರಕ್ಕೂ ಹೆಚ್ಚು ಮುಸ್ತಕಗಳನ್ನು ಬರೆದಿರುವರು.

*

*

*

*

ಅಂಕಣ ಸಾಹಿತ್ಯ ಇಂದು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಚಲಿತದಲ್ಲಿರುವ ಸಾಹಿತ್ಯ ಪ್ರಕಾರ. ಪತ್ರಿಕೆಗಳಲ್ಲಿ ಸಾಹಿತ್ಯ, ರಾಜಕೀಯ, ವಿಜ್ಞಾನ, ಕಲೆ, ಅಧ್ಯಾತ್ಮ, ಪರಿಸರ, ವರ್ತಮಾನದ ವಿದ್ಯಮಾನಗಳು ಮುಂತಾದ ವಿಷಯಗಳ ಕುರಿತಂತೆ ಬೇರೆಬೇರೆ ಪ್ರಸ್ತುತಿ ಸಂದರ್ಭ, ಘಟನೆ, ಸಮಸ್ಯೆ ಕುರಿತಂತಿರುವುದೇ ಅಂಕಣ ಸಾಹಿತ್ಯದ ವಿಷಯಗಳು. ಸಂಬಂಧಿತ ವಿಷಯಗಳ ಕುರಿತಂತೆ ವಿಶೇಷ ಬೆಳಕನ್ನು ಬೀರುತ್ತವೆ. ಪ್ರಚಲಿತ ಘಟನೆ, ಸಂದರ್ಭ ಕುರಿತು ಜನರ ಮನಸೆಳೆಯ ಬಲ್ಲ ಚಿಕ್ಕ- ಬರೆಹಗಳೇ ಅಂಕಣ ಬರೆಹಗಳು. ಇವು ನಿರಂತರ ಪತ್ರಿಕೆಗಳಲ್ಲಿ ನಿಗದಿತ ದಿನದಂದು ಪ್ರಕಟವಾಗುವ ಲೇಖನ ಮಾಲೆ. ಆ ಪ್ರಕಾರದ ಲೇಖನಗಳ ಕಣಜ ಪ್ರಾಧಿಕೀಯೋತ್ತ.

*

*

*

*

ಪ್ರಕೃತ ಅಳ್ಳಿರಿಯ ಜೀವಿ ಇಂಬಳ ಗದ್ಯಪಾಠವನ್ನು ಐ.ಸತ್ಯನಾರಾಯಣಭಟ್ ಅವರ ಪ್ರಾಧಿಕೀಯೋತ್ತ ಕೃತಿಯಿಂದ ಆಯ್ದು ಸಂಪಾದಿಸಿ ನಿಗದಿಪಡಿಸಿದೆ.

ಅಧ್ಯೇತ್ಸಿ - ಓದಿ

ಕಿರ್ಯಾದಿ	ಎರೆಹುಳ್ಳ	ಜವಗು	ಚಾರಣ	ಪಾವರಿ
ಯಾನೆ	ಘಟ್ಟ	ಜೀಜಾಂಗ	ಗ್ಯಾದರರ್	ಜಲೂಕ
ಸಿರೆ	ಧೇರಪಿ	ಹಿರುಡಿನ್	ರುಂಬೋಂಕೊಲಗಾನಾ	

ಪದ-ಗದ್ಯಧರ್ಮ

ಜಿಗಣೆ	- ಇಂಬಳ, ಅಟ್ಟೆ, ಇಂಬಳು, ಜಿಗುಳೆ, ಇಂಬುಡು, ಜಿಡುಕ (ದ.ಕ.):
ಕರೆಯಂತು	- ಕರೆಯಬದಿ, ದಡ;
ಪಾವ್(ಹಳೆಗನ್ನಡ)	- ಹಾವು (ಹೊಸಗನ್ನಡ);
ಪಾವರಿ	- ಜಿಗಣೆ;
ಕಾಲನಿ (ಆಂಗ್ಲಪದ)	- ಬಡಾವಣೆ;
ಬಿಟ್ಟೆ	- ಉಚಿತ;
ಮೂಗೆಳೆ	- ಉಪೇಕ್ಷಿಸು;
ಸತಾಯಿಸು(ಹಿಂದಿ)	- ಕಾಡಿಸು, ತೊಂದರೆಕೊಡು;
ಸಿರೆ	- ಸಿರ, ರಕ್ತನಾಳ, ನರ;
ರಹದಾರಿ	- ಅನುಮತಿ :
ಕರಣಿಗಟ್ಟು	- ಹೆಪ್ಪುಗಟ್ಟು;
ಜೋಮು	- ಅರಿವಳಿಕೆಯಾದಂತಾಗು;
ಸ್ತ್ರಾವ	- ಸುರಿ;
ಉಪಶಮನ	- ಗುಣವಾಗು;
ನಾಕಾರು	- ನಾಲ್ಕು (ನಾಕು) + ಆರು, ಹಲವು;
ಸಜ್ವರಿ (ಆಂಗ್ಲಪದ)	- ಶಸಚಿಕಿತ್ಸ;
ಸಿರಿಂಜ್ಞ(ಆಂಗ್ಲಪದ)	- ಪಿಚೆಕಾರಿ;
ಕೀಷ್ಟೆ	- ಕರಿಣ, ನೋಯಿಸಲ್ಪಟ್ಟು;
ಸಂಕೀರ್ಣ	- ಇಕ್ಕಣ್ಣಾದ, ತೊಡಕಿನ;
ಅಭಿನವ	- ಹೊಸ ;
ಸಾಕ್ಷೆ (ಆಂಗ್ಲಪದ)	- ಕಾಲುಚೀಲ

ಪತ್ಯಾಧಾರ ಟಿಪ್ಪಣಿ

ಮಾರಾಯ : ಇದು ಸಾಮಾನ್ಯವಾಗಿ ಸಲುಗೆಯಿಂದ ಗೆಳೆಯ ಮೊದಲಾದವರನ್ನು ಕರೆಯುವ ಪದ. ಹೆಚ್ಚಾಗಿ ಇದು ಕರಾವಳಿ ಜಿಲ್ಲೆಗಳಲ್ಲಿ ಬಳಕೆಯಲ್ಲಿದೆ.

ಜವುಗು : ಯಾವಾಗಲೂ ನೀರು ನಿಂತಿರುವ ನೆಲ, ಸವುಳು ಭೂಮೆ.

ಚಾರಣ : ಕಾಲ್ತಾಡಿಗೆಯಲ್ಲಿ ಗುಡ್ಡಬೆಟ್ಟ ಮುಂತಾದವುಗಳಲ್ಲಿ ಸಂಚರಿಸುವುದು. (ಚಾರಣ ಮಾಡುವವ ಚಾರಣಿಗ)

ಸುಶ್ರುತ : ಮರಾತನ ಭಾರತದ ಆಯುವ್ರೋದ ವೈದ್ಯ, ಶಸ್ತ್ರಚಿಕಿತ್ಸೆಯ ಜನಕ

ಎಫ್.ಡಿ.ಎ. : ಘುಡ್ ಎಂಡ್ ಡ್ರ್ಗ್ಸ್ ಎಡ್ಷನ್ಸ್‌ಸ್ಟ್ರೀಟ್‌ನ್

ಅರಿವಳಿಕೆ: ಅಥ ವೇದನ ಪ್ರತಿಬಂಧಿ, ಅರಿವನ್ನು ಅಳಿಸುವ (ಅನಸ್ತೇಶಿಯಾ), ಸ್ವರ್ತ ಅಥವಾ ನೋವನ್ನು ಗೊತ್ತಾಗದಂತೆ ಮಾಡಲು ಬಳಸುವ ಜೀವಧಿ

ಹಿರುಡೋ ಮೆಡಿಸಿನಾಲಿಸ್: ಇಂಬಳದ ವೈಜ್ಞಾನಿಕ ಹೆಸರು. ಈ ಹೆಸರನ್ನು ಕೊಟ್ಟವ ಕೆರೊಲಸ್ ಲಿನೇಯಸ್.

ಧನ್ಯಂತರಿ : ದೇವತೆಗಳ ವೈದ್ಯ.

ಅಂಕಣ : ದೃಷ್ಟಿಕಗಳಲ್ಲಿ ಇಲ್ಲವೇ ಪಾಕ್ಸಿಕಗಳಲ್ಲಿ ನಿರ್ದಿಷ್ಟ ವಿಷಯಕ್ಕೆ ಗೊತ್ತುಪಡಿಸಿದ ಜಾಗದಲ್ಲಿ ನಿಯತವಾಗಿ ಪ್ರಕಟಿಸುವ ಬರೆಹ. ಮುಖ್ಯವಾಗಿ ವಿಷಯದ ವಿಚಿತ ವಿವರಗಳ ನಿರೂಪಣಗಳೊಂದಿಗೆ ಸಂಕ್ಷಿಪ್ತ ಬರೆಹವಾಗಿರುತ್ತದೆ.

ಜರಡಿಹುಣ್ಣು : ರಂಧ್ರಗಳಿಂದ ಶೂಡಿರುವ ಗಾಯದ ಒಂದು ಸ್ಥಿತಿ.

ಅಭ್ಯಾಸ

- ಮೋಷಕ ಅಭ್ಯಾಸ
- ಕಲಿತ ನಿಗದಿತ ಮೂಲ ಪರ್ಯಾದ ವಸ್ತುನಿಷ್ಟ ಪ್ರಶ್ನೆಗಳು
- ಅ. ಬಿಟ್ಟಿರುವ ಜಾಗವನ್ನು ಸೂಕ್ತ ಪದದಿಂದ ತುಂಬಿ
 - ಇ. ಎನೇಮೂಸಿಗದೇ ಇದ್ದರೆ _____ ಹೀರಿ ಬದುಕುವ ಇಂಬಳ ಸಹ ಇವೆ.
 - ಉ. ಇಂಬಳದ ವೈಜ್ಞಾನಿಕ ಹೆಸರು ಮತ್ತು ವರ್ಗೀಕರಿಸಿದ ಮಹಾಶಯ _____
 - ಇ. ಮೃಕ್ಕೋಸರ್ಜರಿ ಎಂದರೆ _____
 - ಉ. ಲೀಚ್‌ಗಳನ್ನು ಸಾಕುವ ಹೇಳಸ ವ್ಯವಸಾಯ _____ ಖಂಡದಲ್ಲಿದೆ.
 - ಇ. ಅಭಿನವ ಧನ್ಯಂತರಿ _____ ಆಗಿದ್ದಾನೆ.
- ಆ. ಹೊಂದಿಸಿ ಬರೆಯಿರಿ

‘ಅ’ ಪಟ್ಟಿ	‘ಆ’ ಪಟ್ಟಿ
ಇ. ಸುಶ್ರುತ	ಅಮೆರಿಕ
ಉ. ಎಫ್.ಡಿ.ಎ	ಗ್ರೀಸ್
ಇ. ವಡ್‌ವತ್ರ	ಭಾರತ
ಉ. ಅವಿಸೆನ್ಸ್	ಇಂಗ್ಲೆಂಡ್
ಇ. ಹಿಮ್ಮೋಕ್ರೇಟ್ಸ್	ಯುನಾನಿ
	ಆಷ್ಟಿಕಾ
	ಯುರೋಪ್

- ಪ್ರೇರಣಾ ಅಭ್ಯಾಸ
- ಕಲಿತ ನಿಗದಿತ ಮೂಲ ಪಠ್ಯದ ವಿಷಯ ಗ್ರಹಿಕಾ ಪ್ರಶ್ನೆಗಳು
- ಕೊಟ್ಟಿರುವ ವಾಕ್ಯಗಳ ಸಂಧರೋಚಿತ ಸ್ವಾರಸ್ಯ-ವಿವರವನ್ನು ಬರೆಯಿರಿ
 - “ಜಲಜೀವಿಗೆ ಅದು ಸಾರ್ಥಕ ಹೆಸರು.”
 - “ಅಂತಹ ಸುವ್ಯವಸ್ಥೆಯ ಕಡಿತ ಅದು!”
- ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು/ಹತ್ತು ವಾಕ್ಯಗಳಲ್ಲಿ ಉತ್ತರಿಸಿ.
 - ಚಾಮಾರ್ಡಿ ಫಟ್ಟದ ಚಾರಣದಲ್ಲಿ ಲೇಖಿಕರಿಗಾದ ಅನುಭವವನ್ನು ವರ್ಣಿಸಿ.
 - ಜಿಗಣೆ ಚಿಕಿತ್ಸೆಯನ್ನು ಅನಾರೋಗ್ಯದ ಯಾವ್ಯಾವ ಸಂಭರಣಗಳಲ್ಲಿ ಬಳಸಬಹುದು?
 - ಬಂಗೂ ಯಾರು? ಅವನ ಚಿಕಿತ್ಸೆ ವಿಧಾನವನ್ನು ವಿವರಿಸಿ.
- ಕೊಟ್ಟಿರುವ ಪ್ರಶ್ನೆಗಳಿಗೆ ಮೂರು/ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ.
 - ಮುದುಕನು ಜಿಗಣೆಗಳನ್ನು ಏಕ ಸಂಗ್ರಹಿಸುತ್ತಿದ್ದು?
 - ಇಂಬಳದ ಜೀವಾಂಗದ ವಿಶೇಷತೆ ಏನು?
 - ಇಂಬಳ ಯಾವ್ಯಾವ ಪ್ರಾಣಿಗಳನ್ನು ಸತಾಯಿಸಿ ರಕ್ತ ಹೀರುತ್ತವೆ?
 - ಡಾ. ಕವಿತಾ ಅವರು ತಿಳಿಸಿದಂತೆ ಜಿಗಣೆ ಮೂಲಕ ನೀಡುವ ಚಿಕಿತ್ಸೆಗಳು ಯಾವುವು?
 - ಜಿಗಣೆ ಕಚ್ಚಿಟ್ಟ ಬಳಿಕ ರಕ್ತಸ್ವಾವ ಯಾಕೆ ನಿಲ್ಲುವುದಿಲ್ಲ?
- ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ
 - ಮುದುಕ ಯಾರಿಗೆ ಎದುರಾದ?
 - ‘ಜಿಗಣೆ ಹಿಡುಕ’ – ಇದರ ಆಂಗ್ಲ ರೂಪ ಯಾವುದು?
 - ಜಿಗಣೆಗಳು ಶೀತರಕ್ತ ಪ್ರಾಣಿಗಳ ನೆತ್ತರನ್ನು ಯಾವಾಗ ಹೀರುತ್ತವೆ?
 - ‘ಲೀಞ್‌ಫೆರೆಪಿ’ ಎಂದರೇನು?
 - ಜಿಗಣೆಗೆ ಯಾವ ಪ್ರಾಣೀಯ ನೆತ್ತರು ಪಂಚಪ್ರಾಣಾ?

ಸೈದ್ಧಾಂತಿಕ ವ್ಯಾಕರಣ

ಕ್ರಿಯಾಪದ :

ಕ್ರಿಯಾಪದಗಳು ಭಾಷೆಯಲ್ಲಿ ಪ್ರಮುಖ ಸಾಧನ ಪದೆಯತ್ವವೇ. ಕರ್ತೃವಿನ ಕಾರ್ಯ ತಿಳಿಸುವುದು ಕ್ರಿಯಾಪದ. ಅಂದರೆ ಒಂದು ಕ್ರಿಯೆಯ ಮೂಲ ಅಥವಾವನ್ನು ಕೊಡುವ ಪದಗಳನ್ನು ‘ಕ್ರಿಯಾಪದ’ ಎಂದು ಕರೆಯಲಾಗುತ್ತದೆ. ಕ್ರಿಯಾಪದವು ಕರ್ತೃವಿನ ಲಿಂಗ ಮತ್ತು ವಚನಗಳಿಗೆ ಅನುಗುಣವಾಗಿ ವರ್ತಿಸುತ್ತದೆ.

ಉದಾ : ಮಾಡುತ್ತಾನೆ, ಮಾಡಿದನು, ಮಾಡುವನು, ಮಾಡಲಿ, ಮಾಡನು – ಈ ಎಲ್ಲಾ ಕ್ರಿಯಾಪದಗಳ ಮೂಲರೂಪ ‘ಮಾಡು’ ಆಗಿದೆ. ಇಂಥ ಕ್ರಿಯಾಪದದ ಮೂಲರೂಪವನ್ನು ‘ಕ್ರಿಯಾಪ್ರಕೃತಿ’ ಅಥವಾ ‘ಧಾತು’ ಎನ್ನುವರು. ಧಾತುಗಳಲ್ಲಿ ಎರಡು ವಿಧ. ಅವುಗಳಿಂದರೆ,

i. ಮೂಲಧಾತುಗಳು : ಮಾಡು, ತಿನ್ನು, ಹೋಗು, ಬರು, ಓದು, ಮುಚ್ಚು, ನೋಡು, ಒಮ್ಮೆ, ಏರು, ಇಳಿ, ಬೀಳು, ಬರೆ, ಹಿಗ್ಗು, ತೂಗು, ಮಲಗು, ಏಳು, ನಡೆ, ಶೆಟು, ಮುಚ್ಚು, ಬೆಳಗು – ಇತ್ಯಾದಿ.

ii. ಪ್ರತ್ಯಯಾಂತ ಧಾತು ಅಥವಾ ಸಾಧಿತಧಾತುಗಳು : ನಾಮಪ್ರಕೃತಿ ಹಾಗೂ ಅನುಕರಣ ಶಬ್ದಗಳ ಮೇಲೆ ‘ಇಸು’ ಪ್ರತ್ಯಯ ಸೇರಿದಾಗ ಅವು ಪ್ರತ್ಯಯಾಂತ ಧಾತು ಅಥವಾ ಸಾಧಿತ ಧಾತು ಎಂದು ಕರೆಸಿಕೊಳ್ಳುತ್ತವೆ.

ಉದಾ:	ಪ್ರಕೃತಿ	+	‘ಇಸು’ ಪ್ರತ್ಯಯ	= ಸಾಧಿತ ಧಾತು	-	ಕ್ರಿಯಾಪದ
	ಕನ್ನಡ	+	ಇಸು	= ಕನ್ನಡಿಸು	-	ಕನ್ನಡಿಸಿದನು.
	ಧಗಧಗ	+	ಇಸು	= ಧಗಧಗಿಸು	-	ಧಗಧಗಿಸುತ್ತದೆ.
	ದುಃಖಿ	+	ಇಸು	= ದುಃಖಿಸು	-	ದುಃಖಿಸುವನು.

ಸಕರ್ಮಕ ಮತ್ತು ಅಕರ್ಮಕ ಧಾತುಗಳು :

ಗಣೇಶನು ಹಣ್ಣಿನ್ನು ತಿಂದನು. – ಈ ವಾಕ್ಯದಲ್ಲಿ ‘ಗಣೇಶನು’ ಎಂಬುದು ‘ಕರ್ತೃಪದ’, ‘ಹಣ್ಣಿನ್ನು’ ಎಂಬುದು ‘ಕರ್ಮಪದ’, ‘ತಿಂದನು’ ಎಂಬುದು ‘ಕ್ರಿಯಾಪದ’ ಆಗಿದೆ. ಗಣೇಶನು ಏನನ್ನು ತಿಂದನು? ಎಂದು ಪ್ರಶ್ನಿಸಿದರೆ ‘ಹಣ್ಣಿನ್ನು’ ಎಂಬ ಉತ್ತರ ಬರುತ್ತದೆ. ಹೀಗೆ ಕ್ರಿಯಾಪದವನ್ನು ಆಧಾರವಾಗಿಟ್ಟಿಕೊಂಡು ಏನನ್ನು ಎಂದು ಪ್ರಶ್ನಿಸಿದಾಗ ಕರ್ಮಪದ ಬರಬೇಕು. ಆದರೆ ಕೆಲವು ಕ್ರಿಯಾಪದಗಳು ಕರ್ಮಪದ ಇಲ್ಲದೆ ಬಳಕೆಯಾಗುತ್ತವೆ. ಉದಾ : ರಹಿಮು ಓಡಿದನು. ಇಲ್ಲಿ ರಹಿಮು ಏನನ್ನು ಓಡಿದನು ಎಂದು

ಪ್ರಶ್ನಿಸಿದರೆ ಉತ್ತರ ಸಿಗುವುದಿಲ್ಲ. ಹೀಗಾಗಿ, ಕರ್ಮಪದವನ್ನು ಅವೇಕ್ಷಿಸುವ ಧಾರುಗಳನ್ನು ‘ಸಕರ್ಮಾಕ ಧಾರುಗಳು’ ಎಂತಲೂ, ಕರ್ಮಪದವನ್ನು ಅವೇಕ್ಷಿಸದ ಧಾರುಗಳನ್ನು ‘ಅಕರ್ಮಾಕ ಧಾರುಗಳು’ ಎಂತಲೂ ಕರೆಯಲಾಗುತ್ತದೆ. ಈ ಕೆಳಗಿನ ಉದಾಹರಣೆಗಳನ್ನು ಗಮನಿಸಿ.

೧. ಸಕರ್ಮಾಕ ಧಾರುಗಳು: ರಕ್ಷಿಸು, ಕಟ್ಟಿ, ಓಡು, ಮಾಡು, ಉಣಿ, ಕತ್ತರಿಸು, ತರೆ, ಸೇರು, ಬಿಡು - ಈ ಎಲ್ಲಾ ಧಾರುಗಳ ಮುಂದೆ ‘ಫಿನನ್ನು’? ಯಾರನ್ನು? ಎಂದು ಪ್ರಶ್ನೆ ಹಾಕಿಕೊಂಡರೆ ಯಾವುದಾದರೋಂದು ಉತ್ತರ (ಕರ್ಮಪದ) ಸಿಗುತ್ತದೆ.

೨. ಅಕರ್ಮಾಕ ಧಾರುಗಳು: ಮಲಗು, ಓಡು, ಹುಟ್ಟಿ, ಹೋಗು, ಏಳು, ಸೋರು, ನಾಚು - ಈ ಎಲ್ಲಾ ಧಾರುಗಳ ಮುಂದೆ ‘ಫಿನನ್ನು’? ಯಾರನ್ನು? ಎಂದು ಪ್ರಶ್ನೆ ಹಾಕಿಕೊಂಡರೆ ಕರ್ಮಪದದ ಅಗತ್ಯ ಇರುವುದಿಲ್ಲ.

ಕ್ರಿಯಾಪದಗಳಲ್ಲಿ ಇನ್ನೂ ಹಲವು ರೂಪಗಳಿವೆ. ಅವುಗಳನ್ನು ಈಗ ತಿಳಿಯೋಣ.

೩. ವಿಧ್ಯಾರ್ಥಕ (ವಿಧಿ + ಅರ್ಥ) ಕ್ರಿಯಾಪದ :

ಆಶೀರ್ವಾದ, ಅಪ್ರಾಣ, ಆಜ್ಞೆ, ಹಾರ್ಯಕೆ ಇವುಗಳನ್ನು ಶೋರುವಾಗ ಧಾರುಗಳಿಗೆ ಆಶ್ಯಾತ ಪ್ರತ್ಯಯಗಳು ಸೇರಿ ವಿಧ್ಯಾರ್ಥಕ ಕ್ರಿಯಾಪದಗಳು ಆಗುತ್ತವೆ.

ಉದಾ : ದೇವರು ನಿನಗೆ ಒಳ್ಳಿಯದು ಮಾಡಲಿ.

ಲಕ್ಷ್ಯ ಪೂರ್ವವನ್ನು ಗಟ್ಟಿಯಾಗಿ ಓದಲಿ.

ಅವರಿಗೆ ಜಯವಾಗಲಿ.

ಅವನು ಹಾಳಾಗಿ ಹೋಗಲಿ.

(ದಪ್ಪುರಗಳಲ್ಲಿ ಅಡಿಗಿರೆದಿರುವ ಪದಗಳು ವಿಧ್ಯಾರ್ಥಕ ಕ್ರಿಯಾಪದಗಳು.)

೪. ನಿಷೇಧಾರ್ಥಕ ಕ್ರಿಯಾಪದಗಳು :

ಕ್ರಿಯೆಯು ನಡೆಯಲಿಲ್ಲ ಎಂಬರ್ಥ ಶೋರುವಾಗ ಧಾರುಗಳ ಮೇಲೆ ಆಶ್ಯಾತ ಪ್ರತ್ಯಯಗಳು ಸೇರಿದಾಗ ನಿಷೇಧಾರ್ಥಕ ಕ್ರಿಯಾಪದಗಳು ಉಂಟಾಗುತ್ತವೆ.

ಉದಾ : ಅವನು ಅನ್ನವನ್ನು ತಿನ್ನನು.

ಅವರು ಉರಿಂದ ಇಂದು ಬಾರರು.

ಅವಳು ನನ್ನ ಮಾತು ಕೇಳಳು.

(ದಪ್ಪಕರಗಳಲ್ಲಿ ಅಡಿಗೆರೆದಿರುವ ಪದಗಳು ನಿಷೇಧಾರ್ಥಕ ಶ್ರೀಯಾಪದಗಳು.)

2. ಸಂಭಾವನಾರ್ಥಕ ಶ್ರೀಯಾಪದಗಳು :

ಶ್ರೀಯೆಯು ನಡೆಯುವಿಕೆಯಲ್ಲಿ ‘ಸಂಶಯ’ ಅಥವಾ ‘ಉಹೆ’ ತೋರುವಲ್ಲಿ ಧಾತುಗಳ ಮೇಲೆ ಆಶ್ಯಾತ ಪ್ರತ್ಯೆಯಗಳು ಸೇರಿದಾಗ ಸಂಭಾವನಾರ್ಥಕ ಶ್ರೀಯಾಪದಗಳನಿಸುತ್ತವೆ.

ಉದಾ : ಅವನು ನಾಳೆ ಬಂದಾನು.

ಜಿನ್ನದ ಬೆಲೆ ಮೇಲಕ್ಕೆ ವರೀತು

ಅನ್ನವನ್ನು ಆತ ತಿಂದಾನು.

ಅವನು ಪರೀಕ್ಷೆಯಲ್ಲಿ ಪಾಸು ಆದಾನು.

(ದಪ್ಪಕರಗಳಲ್ಲಿ ಅಡಿಗೆರೆದಿರುವ ಪದಗಳು ಸಂಭಾವನಾರ್ಥಕ ಶ್ರೀಯಾಪದಗಳು.)

ಪೂರಕ ಓದು

- ಬಿ.ಜಿ.ಎಲ್. ಸ್ಟ್ರೋಮ್ ಅವರ ಹಸುರು ಹೊನ್ನು ಮುಸ್ತಕವನ್ನು ಓದಿ.
- ಅಜ್ಞಂಪುರ ಕೃಷ್ಣಸ್ಟಾಮಿ ಅವರ ಖಿಗಸಿರಿ ವನಸಿರಿ ಹೊತ್ತಿಗೆ ಓದಿ.



೬. ಪಾಂಡಿತ್ಯದ ಡಿ.ಎಲ್. ನರಸಿಂಹಾಚಾರ್




- ಡಾ॥ ಎಂ. ಎಂ. ಕಲಬುಗ್ರ

ಪಾಠ ಪ್ರಮೇಶ : ‘ವಿದ್ಯಾನ್ ಸರ್ವತ್ರ ಪೂಜ್ಯತೇ’ ಎಂಬಂತೆ ಪಾಂಡಿತ್ಯಕ್ಕೆ ವ್ಯಾಪಕ ಪುರಸ್ಕಾರವಿದೆ. ವಿದ್ವತ್ತನ್ನು ಗಳಿಸಲು ನಿರಂತರವಾದ ಆಸಕ್ತಿ, ತಾಳ್ಳು ಮತ್ತು ಪರಿಶ್ರಮಗಳು ಅಗತ್ಯ. ಪಾಂಡಿತ್ಯಗಳಿಕೆಯ ಹಾದಿಯಲ್ಲಿನ ಪಯಣ ದೀಪ್ರವಾದುದು. ಇಲ್ಲಿ ನಡೆದಪ್ಪು ದಾರಿಯಿದೆ, ಪಡೆದಪ್ಪು ಭಾಗ್ಯವಿದೆ.

ನಮ್ಮ ನಾಡಿನ ಅಗ್ರಗಣ್ಯ ವಿದ್ಯಾಂಸರಲ್ಲಿ ಡಾ. ಡಿ.ಎಲ್. ನರಸಿಂಹಾಚಾರ್ಯರೂ ಒಬ್ಬರು. ಪಾಂಡಿತ್ಯಕ್ಕೆ ಮತ್ತೊಂದು ಹೆಸರೇ ಡಿ.ಎಲ್.ಎನ್. ಇವರ ನಿಷ್ಕಳ್ಳತ ಮನಸ್ಸು, ಪಂಡಿತ ಪರಂಪರೆಯನ್ನು ರೂಪಿಸಿದ ಬಗೆ, ವೃತ್ತಿನಿಷ್ಟೆ ಮತ್ತು ಕನ್ನಡ ಸಾಹಿತ್ಯಕ್ಕೆ ಇವರು ಸಲ್ಲಿಸಿದ ಉತ್ಕೃಷ್ಟ ಸೇವೆಯನ್ನು ಲೇಖಕರು ಪರಿಚಯಿಸಿದ್ದಾರೆ.

ಡಿ.ಎಲ್.ಎನ್. ಅವರನ್ನು ನೋಡಿ, ತೀ.ನಂ.ಶ್ರೀ ಅವರ ಮರಣ ದುಃಖವನ್ನು ಮರೆಯುತ್ತಿದ್ದ ಕನ್ನಡ ಸಾಹಿತ್ಯ ಪ್ರಪಂಚ ೧೮.೦೫.೧೯ ರಂದು ಬಂದ ಡಿ.ಎಲ್.ಎನ್. ಅವರ ನಿಧನ ವಾರ್ತೆಯಿಂದ ನಿಜಕ್ಕೂ ತತ್ತರಿಸಿ ಹೋಗಿದೆ.

ಬಿ.ಎಂ.ಶ್ರೀ., ಟಿ.ಎಸ್.ವೆಂಕಣ್ಣಯ್ಯ, ಎ.ಆರ್.ಕೃಷ್ಣಶಾಸ್ತ್ರಿಗಳ ಕಮ್ಮಟಿದಲ್ಲಿ ರೂಪ್ಯಗೊಂಡು ಕುವೆಂಪು, ಡಿ.ಕೆ.ಬೀಮಸೇನರಾವ್, ಕೆ.ವೆಂಕಟರಾಮಪ್ಪ, ಎನ್. ಅನಂತರಂಗಾಚಾರ್ ಮೊದಲಾದವರ ಜತೆಯಲ್ಲಿ ವಿದ್ಯಾರ್ಥಿ ಜೀವನವನ್ನು ಕಳೆದು, ಸಂಕೋಧನ ವಿದ್ಯಾರ್ಥಿಯೆಂದು, ಓರಿಯಂಟಲ್ ರಿಸಚರ್ಸ್ ಇನ್‌ಸ್ಟಿಟ್ಯೂಟ್‌ದ ಕನ್ನಡ ಪಂಡಿತರೆಂದು, ಮೈಸೂರಿನ ಮಹಾರಾಜಾ ಕಾಲೇಜು, ಯುವರಾಜಾ ಕಾಲೇಜು, ಬೆಂಗಳೂರಿನ ಸೆಂಟ್ರಲ್ ಕಾಲೇಜುಗಳಲ್ಲಿ ಕನ್ನಡ ಅಧ್ಯಾಪಕರೆಂದು, ಪರಿಷತ್ತು ಕ್ರೇಕೊಂಡ ನಿಷಂಟುವಿನ ಸಂಪಾದಕರೆಂದು ಬಹುಮುಖವಾಗಿ ದುಡಿದವರು ಡಿ.ಎಲ್. ಎನ್. ತಮ್ಮ ಜೀವಿತದ ಅವಧಿಯಲ್ಲಿ ಕನ್ನಡ, ಇಂಗ್ಲಿಷ್, ಸಂಸ್ಕೃತ, ತಮಿಳು, ತೆಲುಗು, ಪ್ರಾಕ್ತ ಮೊದಲಾದ ಭಾಷೆಗಳನ್ನು ಕೈವರ್ತಿಸಿಕೊಂಡು, ಹಲವು ಶಾಸ್ತ್ರ - ಹಲವು ಸಾಹಿತ್ಯಗಳ ಪರಿವಾರವನ್ನು ಕಟ್ಟಿಕೊಂಡು ಕನ್ನಡದ ಕಣದಲ್ಲಿ ಇವರು ಮನದಣಿಯೆ ದುಡಿದರು. ಜಾಗತಿಕ ವಿದ್ಯಾಂಸರ ಸಾಲಿನಲ್ಲಿ ನಿಲ್ಲಬಹುದಾದ ವಿದ್ವತ್ತನ್ನು ಸಂಪಾದಿಸಿದರು.



ಡಿ. ಎಲ್. ನರಸಿಂಹಾಚಾರ್

ಕನ್ನಡದ ದಿಗ್ಗಜ:

ಅಧಿಕಾರದ ಬಲ, ಸ್ವಪ್ಣಕಗಳ ಬೆಂಬಲ, ದುಡ್ಡಿನ ದೌಲತ್ತು, ಮೋಹಕ ಮಾತುಗಾರಿಕೆ ಇವಾವೂ ಇಲ್ಲದ ಕೇವಲ ಪಾಂಡಿತ್ಯದ ಸಂಪತ್ತಿನಿಂದ ಜನತೆಯ ಗಮನ, ಗೌರವಗಳನ್ನು ಗಳಿಸಿದವರು ಡಿ.ಎಲ್.ಎನ್.

“ಡಿ.ಎಲ್.ಎನ್. ಎಂದರೆ ಪಾಂಡಿತ್ಯ, ಪಾಂಡಿತ್ಯವೆಂದರೆ ಡಿ.ಎಲ್.ಎನ್. ಹಳಗನ್ನಡ ಭಾಷೆ ಸಾಹಿತ್ಯದ ವಿಷಯಕ್ಕಂತೂ ಹಲವರು ಹೇಳುವಂತೆ ನಾನೂ ಬಲ್ಲಂತೆ ಅವರೊಂದು ಜಂಗಮ ಬೃಹತ್ತೋಶ! ಹಳಗನ್ನಡದಲ್ಲಿ ಅವರಿಗಿಂತಲೂ ನಿಷ್ಣಾತರಾದ ವಿದ್ವಾಂಸರನ್ನು ಸದ್ಯದಲ್ಲಿ ಕಾಣಬುದು ಅಶಕ್ಯವೆಂದೇ ನನ್ನ ಭಾವನೆ” ಕನ್ನಡದ ಇನ್ನೊಂದು ದಿಗ್ಗಜ ತೀ.ನಂ.ಶ್ರೀ. ಹೇಳಿದ ಮಾತಿದು. ಇದು ಪ್ರಶಂಸೆಯಲ್ಲ, ಸರಿಯಾದ ವಿಮರ್ಶೆಯೆಂದು ನನ್ನಂತೆ ಎಲ್ಲರ ಅಭಿಪ್ರಾಯ.

ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಮುಖ್ಯಸ್ಥ ಹೀರವನ್ನೇರುವ ಭಾಗ್ಯ ಅವರದಾಗದಿದ್ದರೂ ಹೀರವೇರಿದವರನ್ನೂ, ಹೀರ ಏರಬೇಕಾದವರನ್ನೂ ಸಿದ್ಧಗೊಳಿಸಿದವರು. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪಾಂಡಿತ್ಯದ ಭದ್ರಬುನಾದಿ ಹಾಕಿದವರು ಡಿ.ಎಲ್.ಎನ್. ಒಂ ಗ್ರಂಥ, ೨ ಮುನ್ನಡಿ, ೧೨ ವಿಮರ್ಶೆ ಲೇಖನ, ೧೦ ಇತರ ಲೇಖನ - ಇದು ಡಿ.ಎಲ್.ಎನ್. ಸಾಹಿತ್ಯ ಸಂಪತ್ತು. ಅವರ ಈ ಕೃಷಿ ಮೊತ್ತದಲ್ಲಿ ಕಡಿಮೆಯೆಂದು ವಾದಿಸುವವರು ಸತ್ತ್ವದಲ್ಲಿ ಹಿರಿದೆಂದು ಒಪ್ಪಿಕೊಳ್ಳಲೇಬೇಕು. ಇತ್ತೀಚೆಗೆ ಬಂದ ನೂರಾರು ಪ್ರಸ್ತಕಗಳು, ಅವರು ವರ್ಗದಲ್ಲಿ ನೀಡಿದ ಉಪನ್ಯಾಸದ ವಿಸ್ತೃತ ರೂಪಗಳೆಂದು ಅವರ ಶಿಷ್ಯರೇ ಅಭಿಮಾನಪಟ್ಟು ಹೇಳುವುದರಿಂದ ಅವರ ಸಾಹಿತ್ಯ ಕೃಷಿಯನ್ನು ಪ್ರಸ್ತರ ಸಂಖ್ಯೆಯಲ್ಲಿ ನೋಡಿದೆ, ಶಿಷ್ಯ ಸಂಖ್ಯೆಯಲ್ಲಿ ನೋಡುವುದು ನಾಯಿವೆಂದು ತೋರುತ್ತದೆ. ಹಾಗೆ ನೋಡಿದರೆ, ಒಂದು ಇಡೀ ಪ್ರಸ್ತರಕಿದಿಂದ ಸಾಧ್ಯವಾಗದ ಬೆಳಕು ಅವರ ಒಂದು ಲೇಖನ ಒದಗಿಸುವುದರಿಂದ ಅವರ ಕೃಷಿ ಸಣ್ಣದಲ್ಲವೆಂದೇ ನನ್ನ ಭಾವನೆ.

ವೃತ್ತಿತ್ವ ವಿಶೇಷ:

ಡಿ.ಎಲ್.ಎನ್. ಅವರ ವೃತ್ತಿ ವಿಶೇಷತೆಯನ್ನು ಸಂಪಾದಕ, ಶಾಸ್ತ್ರಜ್ಞ, ಸಂಶೋಧಕ, ವಿಮರ್ಶಕ, ಪ್ರಾಧ್ಯಾಪಕ ಎಂದು ಬಿಡಿಸಿ ಹೇಳಬಹುದು.

ವಡ್ಡಾರಾಧನೆ ಅವರ ಸಂಪಾದನ ಸಾಮರ್ಥ್ಯಕ್ಕೆ ಒಂದು ಪರಮ ನಿದರ್ಶನ. ಅದರೊಂದಿಗೆ ನಡೆಸಿದ ೪೦ ವರ್ಷಗಳ ಅನುಸಂಧಾನದಿಂದಾಗಿ ಇತ್ತೀಚೆಗೆ ಸುದೀರ್ಘ ಪ್ರಸ್ತಾವನೆ, ಪರಿಪೂರ್ಣ ಪರಿಶಿಷ್ಟಗಳೊಂದಿಗೆ ಅದು ಮೊದಲಿನ ಮೂರುಪಟ್ಟು ಗಾತ್ರ ಪದೆದು ಹೊರಬಂದಿತು. ಕನ್ನಡಕ್ಕೆ ಒಂದು ಅಪೂರ್ವ ಗದ್ಯ ಗ್ರಂಥ ಅಪೂರ್ವ ಶಿಧಿಯಲ್ಲಿ ಲಭಿಸಿತು. ಈ ದಾರಿಯಲ್ಲಿ ಪಂಪರಾಮಾಯಣ ಸಂಗ್ರಹ, ಸುಕುಮಾರ ಚರಿತಂ, ಸಿದ್ಧರಾಮ ಚಾರಿತ್ರ ಮೊದಲಾದ ಗ್ರಂಥಗಳು ಪರಿಷ್ಕರಣ ಹೊಂದಿ ಪ್ರಕಟಗೊಂಡವು. ಈ ಸಂಸ್ಕರಣ ಪ್ರಸಂಗದಲ್ಲಿ ಅವರ ಬುದ್ಧಿ, ಮನಸ್ಸು ಯಾವ ರೀತಿ ದುಡಿಯುತ್ತಿದೆಯೆಂಬುದಕ್ಕೆ ‘ಮಾನಸೋಲ್ಲಾಸದಲ್ಲಿ ಕನ್ನಡ ಭಂದಸ್ಸು’ ಎಂಬ ಲೇಖನವನ್ನು ನೋಡಬೇಕು.

ಎಲ್ಲ ಕ್ಷೇತ್ರಗಳಲ್ಲಿಯೂ ಎದ್ದು ಕಾಣುವ ಡಿ.ಎಲ್.ಎನ್. ಅವರ ಶಾಸ್ತ್ರಮತಿ ‘ಕನ್ನಡ ಗ್ರಂಥಸಂಪಾದನೆ’ ಎಂಬ ಕೃತಿಯಲ್ಲಿ ಸಂಪೂರ್ಣ ಪ್ರಕಟಗೊಂಡಿದೆ. ಗ್ರಂಥ ಸಂಪಾದನೆಯ ವಿಧಾನಗಳನ್ನು ಕನ್ನಡಕ್ಕೆ ಅನ್ವಯಿಸಿ ಬರೆದ ಈ ಶಾಸ್ತ್ರಕೃತಿ ಕನ್ನಡದಲ್ಲಿ ಪ್ರಥಮ ಸಾಹಸ, ಪ್ರಥಮ ಸಾಧನೆ. ಅದರ ಮಟಮಟಗಳಲ್ಲಿ ಡಿ.ಎಲ್.ಎನ್. ಅವರ ಪ್ರಕಟಿತ, ಅಪ್ರಕಟಿತ ಕೃತಿಗಳ ಅಧ್ಯಯನದ ವ್ಯಾಪ್ತಿಯನ್ನು ಸಾಹಿತ್ಯ ವ್ಯಾಸಂಗದ ಉದ್ದಗಲಗಳನ್ನು ಅರಿಯಬಹುದು.

ಸಂಶೋಧನೆ ಡಿ.ಎಲ್.ಎನ್. ಅವರ ಉಸಿರು. ಸಾಹಿತ್ಯ, ಶಾಸ್ತ್ರ, ಇತಿಹಾಸಗಳಲ್ಲಿಲ್ಲ, ಇದು ಮಿಂಚಿನಂತ ಕಾರ್ಯವಾಡಿದೆ. ಸಂಪಾದಿತ ಕೃತಿಗಳ ಮುನ್ನಡಿಗಳೂ, ಮೊನ್ನನ ‘ಭುವನ್ಯೇಕ ರಾಮಾಭ್ಯಾದಯ’, ಕುಮುದೇಂದು ರಾಮಾಯಣ, ಧರ್ಮ ಎಂಬ ಹಾಡಿನ ಸ್ವರೂಪ ಇತ್ಯಾದಿ ಲೇಖನಗಳೂ ಅವರ ಸಾಹಿತ್ಯ ಸಂಶೋಧನೆಯ ಅಮೃತ ಫಲಗಳು. ಪಾಂಡಿತ್ಯಕ್ಕೆ ಸಂಬಂಧಪಟ್ಟ ಅವರ ಸಂಶೋಧನ ಶಕ್ತಿಯ ಉಜ್ಜಲ ಉದಾಹರಣೆ ‘ಶಬ್ದವಿಹಾರ’ ಎಂಬ ಚಿಕ್ಕ ಕೃತಿ. ಒಂದು ಶಬ್ದವನ್ನು ಹಿಡಿದುಕೊಂಡು ರೆಂಬೆ, ಕಾಂಡಗುಂಟ ಇಳಿದು, ಹಲವು ಬೇರುಗಳಲ್ಲಿ ಹರಿದಾಡಿ, ಮೂಲ ಬೇರನ್ನು ಮುಟ್ಟಿ ಹೇಳುವ ಅವರ ಸಾಹಸ ಇನ್ನೊಬ್ಬಿರೀಗೆ ಅಸಾಧ್ಯವೆಂಬ ಭಾವನೆಯನ್ನು ಹುಟ್ಟಿಸುತ್ತದೆ. ಒಂದೊಂದು ಶಬ್ದ ಯಾವ ಜಿಲ್ಲೆಯ ಯಾವ ಉರಿನ ಯಾವ ಸ್ಥಳದ ಶಾಸನದಲ್ಲಿದೆ; ಯಾವ ಕವಿಯ ಯಾವ ಕಾವ್ಯದ ಯಾವ ಸಂದರ್ಭದಲ್ಲಿದೆ ಎಂದು ನಾಲಗೆಯ ತುದಿಯಲ್ಲಿ ನೆನಟಿಸಿಕೊಳ್ಳುವ, ಅಗಲಿಹೋದ ಅವುಗಳ ಸಂಬಂಧಿ ಪದಗಳನ್ನು ಅನ್ಯಭಾಷೆಗಳಿಂದ ಬೆರಳ ತುದಿಯಲ್ಲಿ ಎತ್ತಿ ತರುವ ಅವರ ಕೂರ್ಮ ಸಾಹಸ ಒಂದು ಲೀಲೆಯೆಂದೇ ಹೇಳಬೇಕು.

ಡಿ.ಎಲ್.ಎನ್. ಅವರ ವಿಮರ್ಶೆ ಪ್ರಕ್ಕ ಪಂಗಡಗಳ ಸಂಘರ್ಷಣೆಯಲ್ಲ, ನ್ಯಾಯಾಧೀಶನ ತೀರ್ಮಾನ. ಅವರ ದೃಷ್ಟಿಯಲ್ಲಿ ಪಂಪ, ಹರಿಹರ, ಕುಮಾರವ್ಯಾಸರು ಕನ್ನಡದ ಮಹಾಕವಿಗಳು. ಹರಿಹರ ಅವರ ಮೆಚ್ಚಿನ ಕವಿ. ಮುಷ್ಟಿದಂತ ಮರಾಠ, ಅಗ್ಗಳೇವ, ರುದ್ರಭಟ್ಟ, ಕುಮಾರವ್ಯಾಸನ ಕರ್ಣ ಮೊದಲಾದ ಲೇಖನಗಳು ಅವರ ನ್ಯಾಯದೃಷ್ಟಿಗೆ ನಿದರ್ಶನಗಳು. ಈ ಕಾಲದಲ್ಲಿ ಕನ್ನಡ ಸಾಹಿತ್ಯ ಜರಿತ್ತೆಯನ್ನು ರೂಪಿಸಬಲ್ಲ ಮಹಾತ್ಮೀ ಅವರೊಬ್ಬರೇ ಎಂದು ಎಲ್ಲರ ಭಾವನೆಯಾಗಿತ್ತು. ಅವರ ನಿಧನ ಎಲ್ಲರನ್ನೂ ನಿರಾಶಗೊಳಿಸಿತು.

ಕಾರ್ಯತತ್ವರತೆ:

ಪಾಂಡಿತ್ಯ, ಸಂಶೋಧನೆಗಳ ಕಾಡಿನಲ್ಲಿ ಆನೆಯಂತೆ ನಡೆದ ಅವರ ಬರೆವಣಿಗೆ ಶುಷ್ಟಿವಾಗಿರದೆ ರಸವತ್ತಾಗಿದಿತು. ‘ಹಚ್ಚನೆಯ ಹಲ್ಲುಗಾವಲ ಹರವಿನಲ್ಲಿ ಸ್ವೇಚ್ಚೆಯಾಗಿ ತಿರುಗಾಡುತ್ತ, ಸೊಂಪಾಗಿ ಕಾಣುವೆಂಗಳಲ್ಲಿ ತಂಗಿ, ಹಿಡಿಹುಲ್ಲನ್ನು ಕಬಳಿಸುವ ಹಸುವಿನಂತೆ ಇದೆ ನನ್ನ ವ್ಯಾಸಂಗದ ಹವ್ಯಾಸ. ನನ್ನ ಕೊತಡಿಯ ಆರಾಮ ಕುಚೀಯ ಮೇಲೆ ಮಲಗಿ, ಕೈಗೆ ಎಟುಕಿದ ಪುಸ್ತಕ ತೆರೆದು, ಓದುತ್ತ ಓದುತ್ತ, ಇಹದ ತಾಪತ್ರಯ ದೂರ ಸರಿದಂತೆಲ್ಲ ತನ್ನಯತೆಯ ಮಡುವಿನಲ್ಲಿ ಮೆಲ್ಲ ಮೆಲ್ಲನೆ ಮುಳುಗಿ ಬಿಡುತ್ತೇನೆ.

ಪಕ್ಷದ ಮೇஜಿನ ಮೇಲೆ ಇರುವ ಗಂಧದ ಕಡ್ಡಿಗಳು ಉಗುಳುವ ಹೊಗೆ, ಸುರುಳಿ ಸುರುಳಿಯಾಗಿ ಅಂಕು ಡೊಂಕಾಗಿ ಮೇಲೆ ಹರಡಿ, ಕೊತಡಿಯ ಪರಿಮಿತಾಕಾಶದಲ್ಲಿ ಕರಗಿ ಹೋಗುವಂತೆ ನಾನೂ ಬಾರಿಬಾರಿಗೆ ಕರಗಿಹೋಗಬೇಕೆಂಬ ಹಂಬಲ ನನಗೆ ಹಿರಿದಾಗಿದೆ.’ ಈ ಬರೆವಣಿಗೆಯಲ್ಲಿ ಹರಿಹರನ ಗದ್ಯತನವಿದೆ. ಸಾವಿರಾರು ಕೆಟ್ಟ ಪದ್ಯಗಳನ್ನು ಬರೆದವನನ್ನು ಕವಿಯೆನ್ನವುದಕ್ಕಿಂತ ಇಂಥ ಗದ್ಯ ಬರೆದವನನ್ನು ಕವಿಯೆನ್ನವುದು ಲೇಸು. ಕೇವಲ ಪದ್ಯ ಬರೆದ ಮಾತ್ರಕ್ಕೆ ರಾಷ್ಟ್ರಮಟ್ಟದ ಗೌರವ ನೀಡುವಂತೆ, ಇಂಥ ವಿದ್ವತ್ಪೂರ್ವ ವ್ಯವಸಾಯ ಗೆಯ್ದವರಿಗೂ ನೀಡುವುದು ನ್ಯಾಯ.


ಡಿ.ಎಲ್.ಎನ್. ಅವರು ಪ್ರಥಮ ವರ್ಗದ ಪ್ರಾಧ್ಯಾಪಕರೆಂದು ಅವರ ಶಿಷ್ಯಕೋಚಿಯ ಒಮ್ಮೆತದ ಅಭಿಪ್ರಾಯ. ಈ ನಿಮಿಷಕ್ಕೆ ಬದಲು ಜಿಎ ನಿಮಿಷಕ್ಕೆ ಸಾಲುವಷ್ಟು ಪಾಠ ಸಾಮಗ್ರಿ ತಮ್ಮ ಹತ್ತಿರ ಇದ್ದರೆ ಅವರು ವರ್ಗ ನಡೆಸುತ್ತಿರಲಿಲ್ಲ. ಉದ್ದೇಗ, ಅಂದಾಜು, ಆತ್ಮವಂಚನೆ, ಅಪ್ರಾಮಾಣಿಕತೆ ಇವು ಒಮ್ಮೆಯೂ ವರ್ಗದಲ್ಲಿ ಸುಳಿಯಲಿಲ್ಲ. ವಿದ್ಯಾರ್ಥಿಗಳಲ್ಲಿ ವ್ಯಾಸಂಗದ ಹವ್ಯಾಸ ಬೆಳೆಸಿ, ಹಸಿವನ್ನು ಹಿಂಗಿಸುವ ದಾರಿ ತೋರಿಸಿ, ಆ ದಾರಿಯಲ್ಲಿ ಎಡವಿದಾಗ ಎತ್ತಿ ನಿಲ್ಲಿಸಿ ಮುನ್ನಡೆಸಿದರು. ಇದನ್ನು ನೆನೆಟ್ಟು ಅವರ ವಿದ್ಯಾರ್ಥಿಗಳು, ಮಿಶ್ರರು ಜ್ಞಾನೋಪಾಸಕ, ಹೋಸಬೆಳಕು, ಉಪಾಯನ ಎಂಬ ಅಭಿನಂದನಾ ಗ್ರಂಥಗಳನ್ನು ಅಪ್ರಿಸಿ, ನಾಡಜನತೆ ಬೀದರ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕರೆಂದು ಆರಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಇವಗಳಿಗಿಂತ ಡಿ.ಎಲ್.ಎನ್. ಅವರು ದೊಡ್ಡ ಆಸ್ತಿಯೆಂದರೆ ದೊಡ್ಡ ಮನಸ್ಸು. ತಮ್ಮ ನಿಲುವಿಗೆ ತಕ್ಕು ಅಧಿಕಾರ ಸಿಗಲಿಲ್ಲವೆಂದು ಒಮ್ಮೆಯೂ ಅವರು ತುಟಿ ಬಿಜ್ಜಲಿಲ್ಲ, ಮನದಲ್ಲಿ ಆ ಭಾವನೆಯನ್ನು ಮೂಡಿಸಿಕೊಳ್ಳಲಿಲ್ಲ. ಇವರು ಸಂಪಾದಿಸಿದ ‘ಶಬ್ದಮಣಿ ದರ್ಪಣ’ವನ್ನು ವಿಮರ್ಶಿಸುತ್ತ ನಾನು ಬರೆದ ಒಂದೆರಡು ಮಾತುಗಳು ಡಿ.ಎಲ್.ಎನ್. ಅವರಿಗೆ ನೋವನ್ನಂಟು ಮಾಡಿದವು - ಎಂದು ಗೆಳೆಯರಿಂದ ತಿಳಿದಾಗ ನನಗೆ ನೋವಾಯಿತು. ಅವರು ತಮ್ಮ ಮುಂದಿನ ಆವೃತ್ತಿಯಲ್ಲಿ ಬರೆದ ‘ಧಾರವಾಡದ ಕನಾರ್ಟಿಕ ವಿಶ್ವವಿದ್ಯಾಲಯದ ಪ್ರೋ. ಮಲ್ಲಿನಾಥ ಕಲಬುಗ್ರಿ ಎಂ.ಎ. ಅವರು ದರ್ಪಣಾವಲೋಕನ ಎಂಬ ಹೆಸರಿನಲ್ಲಿ ಎರಡು ಲೇಖನಗಳನ್ನು ಬರೆದು ಪ್ರಕಟಿಸಿದ್ದಾರೆ. ಸೂತ್ರ, ವೃತ್ತಿ, ಟೇಕೆಗಳಲ್ಲಿ ಹಂಚಿಹೋಗಿರುವ ಸಾಹಿತ್ಯಗಳನ್ನೆಲ್ಲ ಅವರು ತುಂಬ ಶ್ರಮಪಟಿಸಿ ಕಂಡುಹಿಡಿದಾರೆ. ಇವರ ಲೇಖನಗಳು ಕಾರಣವಾಗಿ ಶಬ್ದಮಣಿ ದರ್ಪಣದ ಈ ಮುದ್ರಣ ಅವರ ಹಿಂದಿನ ಮುದ್ರಣಕ್ಕಿಂತ ಹೆಚ್ಚು ಸಮರ್ಪಕವಾಗಿದೆಯೆಂದು ಭಾವಿಸುತ್ತೇನೆ’ ಎಂಬ ನಿರ್ವಿಕಾರ ಬರೆವಣಿಗೆಯನ್ನು ಓದಿದಾಗಲಂತೂ ನನ್ನನ್ನೇ ನಾನು ಹಳಿದುಕೊಂಡೆ, ಮನದಲ್ಲಿಯೇ ಅವರ ಕ್ಷಮೆ ಕೇಳಿಕೊಂಡೆ.

* * * *

ಕೃತಿಕಾರರ ಪರಿಚಯ :

ಡಾ. ಮಲ್ಲಪ್ಪ ಮಡಿವಾಳಪ್ಪ ಕಲಬುಗ್ರ ಅವರು ೧೯೨೫ ರಲ್ಲಿ ವಿಜಯಪುರ ಜಿಲ್ಲೆ, ಸಿಂದಗಿ ತಾಲ್ಲೂಕಿನ ಗುಬ್ಬೇವಾಡದಲ್ಲಿ ಜನಿಸಿದರು. ಇವರು ಕನಾಂಟಕ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದ ಅಧ್ಯಾಪಕರಾಗಿ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ನಮ್ಮ ನಾಡಿನ ಶಾಸ್ತ್ರ ಸಂಶೋಧಕರು ಮತ್ತು ವಿದ್ವಾಂಸರಲ್ಲಿ ಒಬ್ಬರಾಗಿದ್ದಾರೆ.



ಇವರು ‘ಮಾರ್ಗ’, ‘ಶಾಸನಗಳಲ್ಲಿ ಶಿವಶರಣಾರು’, ‘ಕನ್ನಡ ಹಸ್ತಪ್ರತಿಶಾಸ್ತ್ರ’, ‘ಚೆನ್ನಬುಸವಣ್ಣನವರ ವಚನ ಮಹಾಸಂಪುಟ’, ‘ಕವಿರಾಜಮಾರ್ಗದ ಪರಿಸರದ ಸಾಹಿತ್ಯ’ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಇವರಿಗೆ ಕನಾಂಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ, ಕನಾಂಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿ ಲಭಿಸಿವೆ. ಇವರು ೨೦೧೫ ರಂದು ನಿಧನ ಹೊಂದಿದರು. ಪ್ರಸ್ತುತ ಲೇಖನವನ್ನು ಅವರ ‘ಮಾರ್ಗ-ಸಂಪುಟ II’ ಕೃತಿಯಿಂದ ಆರಿಸಿದೆ.

ಅಭ್ಯಾಸ

I. ಪದಗಳ ಅರ್ಥ :

ಅನುಸಂಧಾನ - ಪರಿಶೀಲನೆ

ಉಜ್ಜಲ - ಪ್ರಕಾಶಮಾನ; ಶೈಷ್ವವಾದ.

ಕಮ್ಮಟ - ಟಂಕಸಾಲೆ; ನಾಣ್ಯ ಮುದ್ರಿಸುವ ಕೇಂದ್ರ

ಕೂರ್ಮ - ಆಪೆ

ಜಾಣ್ಣೋಪಾಸಕ - ಜಾಣ್ಣನವನ್ನು ಆರಾಧಿಸುವವನು

ತನ್ನಯಿತೆ - ಮಗ್ನಿತೆ; ಮೈಮರೆ; ತಲ್ಲಿನತೆ.

ದೌಲತ್ತು - ಅಹಂಕಾರ; ಅಧಿಕಾರದ ದರ್ಪ.

ಪರಿವಾರ - ಒಳಗ

ಲೀಲೆ - ಆಟ

ಸಂಶೋಧನೆ - ಅನ್ವೇಷಣೆ; ಮಹಡುಕಾಟ.

ಶುಷ್ಕ - ಒಣಗಿದ; ತೇವ ರಹಿತ.

ಹರವು - ವೈಶಾಲ್ಯ; ವಿಸ್ತಾರ.

ಹಳೆ - ನಿಂದಿಸು; ತೆಗಳು.

ಅಶಕ್ತ - ಸಾಧ್ಯವಿಲ್ಲ

ಉಪಾಯನ - ಕಾಣಿಕೆ; ಉಡುಗೊರೆ.

ಕಾರ್ಯತಪ್ತರತೆ - ಕೆಲಸದಲ್ಲಿ ಶ್ರದ್ಧೆ ತೋರುವುದು.

ಜಂಗಮ - ಚಲಿಸುವ; ಚಲನೆಯುಳ್ಳ.

ತತ್ತರಿಸು - ನಡುಗು; ಕಂಪಿಸು.

ತಾಪತ್ರಯ - ತೋಂದರೆ

ನಿರ್ವಿಕಾರ - ವಿಕಾರವಿಲ್ಲದ

ಮನದಣಿ - ಶೃಷ್ಟಿಯಾಗು

ಸಂಘರ್ಷಣೆ - ಹೋರಾಟ; ತಿಕ್ಕಾಟ.

ಸತ್ಯ - ತಿರುಳು; ಸಾರ.

ಶೀಲ್ಮಿ - ರೂವಾರಿ; ತೇವರಹಿತ.

ಹವ್ಯಾಸ - ಚಟೆ; ಗೀಳು.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಕನ್ನಡ ಸಾಹಿತ್ಯದಲ್ಲಿ ಡಿ.ಎಲ್.ಎನ್. ಯಾರ ಸ್ಥಾನವನ್ನು ತುಂಬಿದ್ದರು?
೨. ಡಿ.ಎಲ್.ಎನ್. ಎಪ್ಪರಲ್ಲಿ ಜನಿಸಿದರು?
೩. ಯಾರ ಕರ್ಮಟದಲ್ಲಿ ಡಿ.ಎಲ್.ಎನ್. ಅವರ ವ್ಯಕ್ತಿತ್ವ ರೂಪಗೊಂಡಿತು?
೪. ಏದ್ಯಾದ್ಯಿಚಿ ಜೀವನದಲ್ಲಿ ಡಿ.ಎಲ್.ಎನ್. ಅವರ ಸಹಪಾತಿಗಳು ಯಾರು?
೫. ಡಿ.ಎಲ್.ಎನ್. ರಚಿಸಿರುವ ಶಾಸ್ತ್ರಗ್ರಂಥ ಯಾವುದು?
೬. ಯಾವ ಕವಿಯನ್ನು ಡಿ.ಎಲ್.ಎನ್. ಅವರು ಮೆಚ್ಚಿದ್ದರು?
೭. ಡಿ.ಎಲ್.ಎನ್. ಅವರ ವಿಮರ್ಶೆ ಲೇಖನಗಳಾವುವು?
೮. ಡಿ.ಎಲ್.ಎನ್. ಅವರ ಸಾಹಿತ್ಯ ಸಂಶೋಧನೆಯ ಅಮೃತ ಫಲಗಳಾವುವು?
೯. ಯಾವ ಅಭಿನಂದನೆ ಗ್ರಂಥವನ್ನು ಡಿ.ಎಲ್.ಎನ್. ಅವರಿಗೆ ಅರ್ಪಿಸಲಾಗಿದೆ?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಯಾವ ಯಾವ ಸಂಸ್ಥೆಗಳಲ್ಲಿ ಡಿ.ಎಲ್.ಎನ್. ಅವರು ಸೇವೆ ಸಲ್ಲಿಸಿದ್ದಾರೆ?
೨. ತೀ.ನಂ.ಶೀ. ಅವರು ಡಿ.ಎಲ್.ಎನ್. ಅವರ ಪಾಂಡಿತ್ಯದ ಬಗ್ಗೆ ಏನು ಹೇಳಿದ್ದಾರೆ?
೩. ಕಲಬುಗ್ರಾಹಿಯವರು ಡಿ.ಎಲ್.ಎನ್. ಅವರ ಸಾಹಿತ್ಯ ಸೇವೆಯ ಬಗ್ಗೆ ಏನೆಂದು ಅಭಿಪ್ರಾಯಪಟ್ಟಿದ್ದಾರೆ?
೪. ಡಿ.ಎಲ್.ಎನ್. ಸಂಪಾದಿಸಿದ ಮಹತ್ವದ ಕೃತಿಗಳಾವುವು?
೫. ಡಿ.ಎಲ್.ಎನ್. ಅವರ 'ಕನ್ನಡ ಗ್ರಂಥ ಸಂಪಾದನೆ' ಕೃತಿಯ ವಿಶೇಷತೆಗಳೇನು?
೬. ಡಿ.ಎಲ್.ಎನ್. ಅವರಲ್ಲಿ ಸಂಶೋಧನಾ ಶಕ್ತಿ ಯಾವ ರೀತಿ ಇತ್ತು?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ತಮ್ಮ ವ್ಯಾಸಂಗದ ಹವ್ಯಾಸದ ಬಗ್ಗೆ ಡಿ.ಎಲ್.ಎನ್. ಅವರು ಹೇಳಿರುವ ಮಾತುಗಳಾವುವು?
೨. ಪ್ರಾಧ್ಯಾಪಕರಾಗಿ ಡಿ.ಎಲ್.ಎನ್. ಅವರು ಯಾವ ರೀತಿ ಸೇವೆ ಸಲ್ಲಿಸಿದರು?
೩. ಡಿ.ಎಲ್.ಎನ್. ಅವರದು ದೊಡ್ಡ ಮನಸ್ಸು ಎಂಬುದು ಹೇಗೆ ಗೊತ್ತಾಗುತ್ತದೆ?

ಈ) ಸಂದರ್ಭದೊಡನೆ ಸ್ಪಷ್ಟೀಕರಿಸಿರಿ.

೧. ಡಿ.ಎಲ್.ಎನ್. ಎಂದರೆ ಪಾಂಡಿತ್ಯ, ಪಾಂಡಿತ್ಯ ಎಂದರೆ ಡಿ.ಎಲ್.ಎನ್.
೨. ಅವರ ದೊಡ್ಡ ಅಸ್ತಿಯೆಂದರೆ ದೊಡ್ಡ ಮನಸ್ಸು.
೩. ಮನದಲ್ಲಿಯೇ ಅವರ ಕ್ಷಮೆ ಕೇಳಿಕೊಂಡೆ.

III. ಭಾಷಾಭ್ಯಾಸ :

ಅ) ಕೆಳಗೆ ನೀಡಿರುವ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.

ಮರಣ, ಗೌರವ, ಜಂಗಮ, ಹಿರಿದು, ನ್ಯಾಯ, ಬೆಳಕು, ವಿಶೇಷ, ಪರಿಮಾಣ, ಶುದ್ಧಿ, ಶಕ್ತಿ, ಅಸಾಧ್ಯ, ಮುಳುಗು, ನೋವು, ಅಶಕ್ತ.

ಆ) ಕೆಳಗಿನ ಪದಗಳಿಗೆ ತದ್ವಾಪ ರೂಪಗಳನ್ನು ಬರೆಯಿರಿ.

ದುಃಖ, ಕಾರ್ಯ, ವಿದ್ಯಾ, ಕಾವ್ಯ.

ಇ) ಕೆಳಗೆ ನೀಡಿರುವ ಪದಗಳನ್ನು ಬಿಡಿಸಿ, ಸಂಧಿಯನ್ನು ಹೇಸರಿಸಿರಿ.

ವಿದ್ಯಾರ್ಥಿ, ಹಳೆಗನ್ನಡ, ಉದ್ದಗಲ, ರಾಮಾಭ್ಯುದಯ, ಭುವನ್ಯೇಕ, ಹುಲ್ಲುಗಾವಲು, ನೆನಪಿಟ್ಟು, ಜಾನ್ನನೋಪಾಸಕ, ದರ್ಪಣಾವಲೋಕನ, ಮನದಣಿ, ದಿಗ್ಗಜ, ಮಾನಸೋಲ್ಲಾಸ.

ಈ) ಕೆಳಗಿನ ಪದಗಳನ್ನು ಬಳಸಿ ಸ್ವಂತ ವಾಕ್ಯ ರಚಿಸಿರಿ.

ತತ್ತ್ವರಿಸಿ ಹೋಗು, ಸಂಶೋಧನೆ, ಬುನಾದಿ, ನಿರಾಶೆಗೊಳಿಸು, ಮನ್ನಡೆಸು, ಜಾನ್ನನೋಪಾಸಕ.

ಉ) ಕೆಳಗಿನ ಪದಗಳಿಗೆ ಅನ್ಯಲಿಂಗ ರೂಪವನ್ನು ಬರೆಯಿರಿ.

ಸಂಶೋಧಕ, ಕವಿ, ವಿಮರ್ಶಕ, ದುಡಿದನು, ಲೇಖಕ.

ಎಂ) ಇವುಗಳ ವಚನವನ್ನು ಬದಲಾಯಿಸಿ ಬರೆಯಿರಿ.

ಲೇಖನ, ಕೃತಿ, ನಿದರ್ಶನಗಳು, ಕ್ಷೇತ್ರಗಳು, ಅಧ್ಯಾಪಕ.

ಏ) ಕೆಳಗೆ ನೀಡಿದ ಕ್ರಿಯಾಪದಗಳ ಧಾತುವನ್ನು ಗುರುತಿಸಿ ಬರೆಯಿರಿ.

ತೋರುತ್ತಡೆ, ಬಿಡುತ್ತೇನೆ, ಸಲ್ಲಿಸಿದರು, ಕಂಡುಹಿಡಿದ್ದಾರೆ.

ಐ) ಕೆಳಗಿನ ಪದಗಳಿಗೆ ನಾನಾಧರವನ್ನು ಬರೆಯಿರಿ.

ಹಳೀ, ಕಳೆ, ಕಣ, ಕಾಡು.

IV. ಸೈದ್ಧಾಂತಿಕ ವ್ಯಾಕರಣ :

ಕಾಲಗಳು

ನಿಮಗೆ ತಿಳಿದಿರುವಂತೆ ಕಾಲಗಳಲ್ಲಿ ಮೂರು ವಿಧ.

१. ಭೂತಕಾಲ

२. ವರ್ತಮಾನ ಕಾಲ

३. ಭವಿಷ್ಯತ್ ಕಾಲ

ಕೆಲಸ ಅಥವಾ ಶ್ರೀಯೆ ಯಾವ ಕಾಲದಲ್ಲಿ ನಡೆಯಿತು ಎಂಬುದನ್ನು ಹಾಕ್ಯಾದಲ್ಲಿನ ‘ಶ್ರೀಯಾಪದ’ ನಿರ್ದರ್ಶಿಸುತ್ತದೆ. ಶ್ರೀಯಾಪದದ ಮೂಲ ರೂಪವನ್ನು ‘ಧಾತು’ ಎಂದು ಕರೆಯುತ್ತೇವೆ. ಧಾತುವಿಗೆ ‘ಕಾಲಸೂಚಕ ಪ್ರತ್ಯಯ’ ಹಾಗೂ ‘ಅಖ್ಯಾತ ಪ್ರತ್ಯಯ’ ಸೇರಿ ‘ಶ್ರೀಯಾಪದ’ ಆಗುತ್ತದೆ. ಶ್ರೀಯಾಪದದಲ್ಲಿ ಕಾಲಸೂಚಕ ಪ್ರತ್ಯಯಗಳು ಮೂರೂ ಕಾಲದಲ್ಲಿ ಯಾವ ರೀತಿ ಬಳಕೆಯಾಗುತ್ತವೆ ಎಂಬುದನ್ನು ವಿವರವಾಗಿ ತಿಳಿಯೋಣ.

१. ವರ್ತಮಾನ ಕಾಲ :

ವರ್ತಮಾನ ಕಾಲವು ಶ್ರೀಯೆಯು ನಡೆಯುತ್ತಿರುವುದನ್ನು ಸೂಚಿಸುತ್ತದೆ. ಅಂದರೆ ಶ್ರೀಯೆಯು ಪ್ರಸ್ತುತ ಕಾಲದಲ್ಲಿ ನಡೆದರೆ ಅದು ವರ್ತಮಾನ ಕಾಲ ಅನಿಸುತ್ತದೆ. ಈ ಕೆಳಗಿನ ಉದಾಹರಣೆಯನ್ನು ಗಮನಿಸಿ.

“ಮೇರಿ ಶಾಲೆಗೆ ಹೋಗುತ್ತಾಳೆ”

ಇಲ್ಲಿ ಮೇರಿ ಶಾಲೆಗೆ ಹೋಗುವ ಶ್ರೀಯೆಯು ವರ್ತಮಾನ ಕಾಲದಲ್ಲಿ ನಡೆಯುತ್ತಿರುವುದನ್ನು ಸೂಚಿಸುತ್ತದೆ. ವರ್ತಮಾನ ಕಾಲದ ಶ್ರೀಯಾಪದಗಳು ಹೇಗೆ ಆಗುತ್ತವೆ ಎಂಬುದನ್ನು ಗಮನಿಸಿ.

$$\text{ಧಾತು} + \text{ಕಾಲಸೂಚಕ} + \text{ಅಖ್ಯಾತ ಪ್ರತ್ಯಯ} = \text{ಶ್ರೀಯಾಪದ}$$

$$\text{ಪ್ರತ್ಯಯ}$$

२. ಪ್ರಥಮ ಪುರುಷ

ಪುಲ್ಲಿಂಗ	ನೋಡು	+	ಉತ್ತ	+	ಆನೆ	=	ನೋಡುತ್ತಾನೆ
ಸ್ತೀಲಿಂಗ	ನೋಡು	+	ಉತ್ತ	+	ಆಳೆ	=	ನೋಡುತ್ತಾಳೆ
ನಪುಂಸಕಲಿಂಗ	ನೋಡು	+	ಉತ್ತ	+	ಉದೆ	=	ನೋಡುತ್ತದೆ
१. ಮಧ್ಯಮ ಪುರುಷ	ನೋಡು	+	ಉತ್ತ	+	ಈಯ	=	ನೋಡುತ್ತೀಯ
२. ಉತ್ತಮ ಪುರುಷ	ನೋಡು	+	ಉತ್ತ	+	ಏನೆ	=	ನೋಡುತ್ತೇನೆ

ಇಲ್ಲಿ ‘ಉತ್ತ’ ಎಂಬುದು ವರ್ತಮಾನ ಕಾಲವನ್ನು ಸೂಚಿಸುವ ಪ್ರತ್ಯಯ ಎಂಬುದನ್ನು ನೆನಪಿಡಿ.

೨. ಭೂತಕಾಲ :

ಭೂತಕಾಲವು ಈ ಹಿಂದೆ ನಡೆದು ಹೋದ ಕ್ರಿಯೆಯನ್ನು ಸೂಚಿಸುತ್ತದೆ. ಅಂದರೆ ಆ ಕ್ರಿಯೆಯ ಮುಗಿದು ಹೋಗಿದ್ದರೆ ಅದು ಭೂತಕಾಲವನಿಸುತ್ತದೆ. ಈ ಕೆಳಗಿನ ಉದಾಹರಣೆಯನ್ನು ಗಮನಿಸಿ.

“ಸಲೀಮನು ಶಾಲೆಗೆ ಹೋದನು” ಇಲ್ಲಿ ಸಲೀಮನು ಶಾಲೆಗೆ ಹೋಗಿರುವ ಕ್ರಿಯೆಯು ಭೂತಕಾಲದಲ್ಲಿ ನಡೆದಿರುವುದನ್ನು ಸೂಚಿಸುತ್ತದೆ. ಭೂತಕಾಲದ ಕ್ರಿಯಾಪದಗಳು ಹೇಗೆ ಆಗುತ್ತವೆ ಎಂಬುದನ್ನು ಗಮನಿಸಿ.

$$\text{ಧಾತು} + \text{ಕಾಲಸೂಚಕ} + \text{ಅಖಾತ ಪ್ರಶ್ನೆಯ} = \text{ಕ್ರಿಯಾಪದ}$$

ಪ್ರಶ್ನೆಯ

೩. ಪ್ರಥಮ ಪುರುಷ

ಪ್ರಲೀಂಗ	ನೋಡು	+	ದ	+	ಅನು	=	ನೋಡಿದನು
ಸ್ತ್ರೀಲೀಂಗ	ನೋಡು	+	ದ	+	ಅಳು	=	ನೋಡಿದಳು
ನವ್ಯಂಸಕಲೀಂಗ	ನೋಡು	+	ದ	+	ಇತು	=	ನೋಡಿತು
೧. ಮಧ್ಯಮ ಪುರುಷ	ನೋಡು	+	ದ	+	ಎ	=	ನೋಡಿದೆ
೨. ಉತ್ತಮ ಪುರುಷ	ನೋಡು	+	ದ	+	ಎನು	=	ನೋಡಿದೆನು

ಇಲ್ಲಿ ‘ದ’ ಎಂಬುದು ಭೂತ ಕಾಲವನ್ನು ಸೂಚಿಸುವ ಪ್ರಶ್ನೆಯ ಎಂಬುದನ್ನು ನೇನಷಿಡಿ.

೪. ಭವಿಷ್ಯತ್ ಕಾಲ:

ಭವಿಷ್ಯತ್ ಕಾಲವು ಮುಂದೆ ನಡೆಯುವ ಕ್ರಿಯೆಯನ್ನು ವಿವರಿಸುವ ಕಾಲವಾಗಿದೆ. ಅಂದರೆ ಕ್ರಿಯೆ ಮುಂದೆ ಜರುಗುವುದನ್ನು ಸೂಚಿಸುತ್ತದೆ. ಈ ಕೆಳಗಿನ ಉದಾಹರಣೆಯನ್ನು ಗಮನಿಸಿ.

“ರಾಮನು ಶಾಲೆಗೆ ಹೋಗುವನು”

ಇಲ್ಲಿ ರಾಮನು ಶಾಲೆಗೆ ಹೋಗುವ ಕ್ರಿಯೆಯು ಭವಿಷ್ಯತ್ ಕಾಲದಲ್ಲಿ ನಡೆಯುವುದನ್ನು ಸೂಚಿಸುತ್ತದೆ. ಭವಿಷ್ಯತ್ ಕಾಲದ ಕ್ರಿಯಾಪದಗಳು ಹೇಗೆ ಆಗುತ್ತವೆ ಎಂಬುದನ್ನು ಗಮನಿಸಿ.

$$\text{ಧಾತು} + \text{ಕಾಲಸೂಚಕ} + \text{ಅಖಾತ ಪ್ರಶ್ನೆಯ} = \text{ಕ್ರಿಯಾಪದ}$$

ಪ್ರಶ್ನೆಯ

೫. ಪ್ರಥಮ ಪರುವ

ಪ್ರಲೀಂಗ	ನೋಡು	+	ವ	+	ಅನು	=	ನೋಡುವನು
ಸ್ತ್ರೀಲೀಂಗ	ನೋಡು	+	ವ	+	ಅಳು	=	ನೋಡುವಳು
ನವ್ಯಂಸಕಲೀಂಗ	ನೋಡು	+	ವ	+	ಅದು	=	ನೋಡುವುದು
೧. ಮಧ್ಯಮ ಪರುವ	ನೋಡು	+	ವ	+	ಇ	=	ನೋಡುವಿ
೨. ಉತ್ತಮ ಪರುವ	ನೋಡು	+	ವ	+	ಎನು	=	ನೋಡುವೆನು

ಇಲ್ಲಿ ‘ಪ’ ಎಂಬುದು ಭವಿಷ್ಯತ್ ಕಾಲವನ್ನು ಸೂಚಿಸುವ ಪ್ರತ್ಯೆಯ ಎಂಬುದನ್ನು ನೇನೆಂದು. ಹೀಗೆ ಕನ್ನಡ ವ್ಯಾಕರಣದಲ್ಲಿ ‘ಕಾಲ’ವನ್ನು ಮೂರು ಬಗೆಗಳಲ್ಲಿ ಗುರುತಿಸಲಾಗಿದೆ.

ಕಾಲ ಪಲ್ಲಟ :

ವಾಕ್ಯದಲ್ಲಿ ಒಂದು ನಿರ್ದಿಷ್ಟ ಕಾಲದ ಪ್ರಯೋಗವು ಮತ್ತೊಂದು ಕಾಲದ ಅರ್ಥವನ್ನು ಸೂಚಿಸುವುದೇ ಕಾಲಪಲ್ಲಟ.

ಉದಾ : ನಮ್ಮಣಿನು ನಾಳೆ ಬರುತ್ತಾನೆ.

ಈ ವಾಕ್ಯದಲ್ಲಿ ‘ಬರುತ್ತಾನೆ’ ಎಂಬುದು ವರ್ತಮಾನ ಕಾಲದಲ್ಲಿದೆ. ಆದರೆ ‘ನಾಳೆ’ ಎನ್ನುವ ಶಬ್ದ ಭವಿಷ್ಯತ್ ಕಾಲವನ್ನು ಸೂಚಿಸುತ್ತಿದೆ. ವ್ಯಾಕರಣದ ನಿಯಮಗಳನುಸಾರ ಈ ವಾಕ್ಯವು ‘ನಮ್ಮಣಿನು ನಾಳೆ ಬರುವನು’ ಎಂದು ಪ್ರಯೋಗವಾಗಬೇಕಿತ್ತು. ಹೀಗೆ ನಿರ್ದಿಷ್ಟ ಕಾಲದಲ್ಲಿ ಪ್ರಯೋಗವಾಗಬೇಕಾದ ಕ್ರಿಯಾಪದ ಬೇರೊಂದು ಕಾಲದಲ್ಲಿ ಪ್ರಯೋಗವಾಗುವುದನ್ನು ‘ಕಾಲಪಲ್ಲಟ’ ಎಂದು ಕರೆಯಲಾಗುತ್ತದೆ.

V. ಚಟುವಟಿಕೆಗಳು :

१. ‘ಜಾನ್ಮೋಪಾಸಕ’ ಅಭಿನಂದನಾ ಗ್ರಂಥವನ್ನು ಓದಿರಿ.
२. ಹೆಚ್ಚೆಗನ್ನಡ ಕವಿಗಳು ಮತ್ತು ಅವರ ಕೃತಿಗಳ ಪಟ್ಟಿ ತಯಾರಿಸಿರಿ.
३. ಈ ಭಾಗದಲ್ಲಿ ಉಲ್ಲೇಖಿಸಲಾಗಿರುವ ವಿದ್ವಾಂಸರ ಭಾವಚಿತ್ರಗಳನ್ನು ಸಂಗ್ರಹಿಸಿ ಆಲ್ಫಂ ತಯಾರಿಸಿ.



2. ಐನ್‌ಸ್ಟೀನ್ ಮತ್ತು ದೇವರು



- ಡಾ॥ ಎಚ್. ನರಸಿಂಹಯ್ಯ


ಪಾಠ ಪ್ರಮೇಶ : ಅನಾದಿ ಕಾಲದಿಂದ ಮನುಷ್ಯನನ್ನು ಚಿಂತನೆಗೆ ಹಜ್ಜಿದ ವಿಷಯಗಳಲ್ಲಿ ‘ದೇವರು’ ಎಂಬ ವಿಷಯವೂ ಒಂದು. ದೇವರ ಬಗ್ಗೆ ಏಕಾಭಿಪ್ರಾಯವಿಲ್ಲ. ದೇವರನ್ನು ನಂಬುವ ಆಸ್ತಿಕರಿರುವಂತೆ ನಂಬದ ನಾಸ್ತಿಕರೂ ಇದ್ದಾರೆ. ದೇವರನ್ನು ನಂಬುವವರಲ್ಲಿಯೂ ಕೂಡ ದೇವರ ರೂಪ, ಗುಣ, ಸ್ವಭಾವಗಳ ಬಗ್ಗೆ ಭಿನ್ನಭಿಪ್ರಾಯವಿದೆ.

ಉನ್ನತ ಬೌದ್ಧಿಕ, ವೈಚಾರಿಕ ನಿಲುವು ಹೊಂದಿರುವ ಗಣ್ಯರು ದೇವರ ಬಗೆಗಿನ ಅವರ ಕಲ್ಪನೆಗಳು ಕುಶಾಹಲಕಾರಿಯಾದುದು. ವಿಶ್ವವಿಶ್ವಾತ ವಿಜ್ಞಾನಿಯೂ, ಶ್ರೇಷ್ಠ ಮಾನವತಾವಾದಿಯೂ ಆದ ಆಲ್ಫ್ರೆಡ್ ಐನ್‌ಸ್ಟೀನ್‌ರು ನಂಬುವ ದೇವರು ಮತ್ತು ಬದುಕಿನ ಸಾಧಕತೆಯನ್ನು ಅವರು ಕಂಡುಕೊಂಡ ಬಗೆ ಈ ಭಾಗದ ವಸ್ತುವಾಗಿದೆ.

ಐನ್‌ಸ್ಟೀನ್ ಅವರು ಅತಿಶ್ರೇಷ್ಠ ವಿಜ್ಞಾನಿಗಳಲ್ಲಿ ಒಬ್ಬರು ಮಾತ್ರವಲ್ಲ, ನಿಜವಾದ ಮಾನವತಾವಾದಿಯೂ ಹೌದು. ವಿಜ್ಞಾನ ಮತ್ತು ಧರ್ಮ ಹಾಗೂ ಧರ್ಮಸಂಬಂಧೀ ವಿಷಯಗಳ ನಡುವೆ ವಾಗ್ವಾದಗಳು ಹುಟ್ಟಿಕೊಂಡಾಗಲ್ಲಿ, ಕಟ್ಟಾ ಧಾರ್ಮಿಕರು ಕೂಡ ವಿಜ್ಞಾನವು ಅಪರಿಪೂರ್ವವಂಬ ತಮ್ಮ ನಿಲುವಿನ ಸಮರ್ಥನೆಗೆಂದು ಅವರ ಹೆಸರನ್ನು ಎಳೆದು ತರುತ್ತಾರೆ. ಅವರ ಹೇಳಿಕೆಗಳನ್ನು ಉದ್ದರಿಸುವುದರ ಮೂಲಕ, ಅವರು ಆಳವಾದ ಧಾರ್ಮಿಕ ನಂಬಿಕೆಗಳಿಂದ ವೃತ್ತಿಯನ್ನುವುದನ್ನು ಸಾಫಿಸಲು ಪ್ರಯತ್ನಿಸುತ್ತಾರೆ. ಹಾಗೆ, ಪದೇಪದೇ ಉದ್ದರಿಸಲಾಗುವ ಒಂದು ವಾತಿಂದರೆ ‘ಧರ್ಮವಿಲ್ಲದ ವಿಜ್ಞಾನ ಕುಂಟು ಮತ್ತು ವಿಜ್ಞಾನವಿಲ್ಲದ ಧರ್ಮ ಕುರುಡು’ ಎನ್ನುವುದು.

ಆದರೆ ಧರ್ಮ ಎಂದರೆನು? ಐನ್‌ಸ್ಟೀನ್‌ರ ಪ್ರಕಾರ ಧರ್ಮದ ಪರಿಕಲ್ಪನೆ ಯಾವ ರೀತಿಯದು? ನಮಗೆ ಈ ವಿಷಯಗಳ ತಿಳಿವಳಿಕೆ ಅಗತ್ಯವಾದುದು. ಏಕೆಂದರೆ ಧರ್ಮವನ್ನು ಕುರಿತ ಹಲವು ನಿರ್ವಚನಗಳಿವೆ. ಅಷ್ಟೇ ಅಲ್ಲ, ಧರ್ಮದ ಬಗ್ಗೆ ಪರಸ್ಪರ ವಿಭಿನ್ನವಾದ ಸಿದ್ಧಾಂತಗಳೂ ಇವೆ.

ನಮಗೆ ತಿಳಿದಿರುವಂತೆ ಎಲ್ಲ ಸಾಂಪ್ರದಾಯಿಕವಾದ ಧರ್ಮಗಳ ಕೇಂದ್ರದಲ್ಲಿ ದೇವರ ಪರಿಕಲ್ಪನೆಯಿದೆ. ದೇವರು ಮತ್ತು ಅದರ ಮುಂದುವರಿಕೆಯಾಗಿ ಧರ್ಮವನ್ನು ಕುರಿತಂತೆ ಐನ್‌ಸ್ಟೀನ್ ಅವರ ವಿಚಾರಗಳು ಈ ಹೇಳಿಕೆಯಿಂದ ಸಾಕಷ್ಟು ಸ್ವಪ್ನವಾಗುತ್ತವೆ.



‘ಕೆಟ್ಟದಕ್ಕೆ ಶಿಕ್ಕೆ ಕೊಟ್ಟು, ಒಳ್ಳೆಯದಕ್ಕೆ ಪ್ರತಿಫಲ ನೀಡುವ ಮತ್ತಾರ್ಥಕ ದೇವರಲ್ಲಿ ನನಗೆ ನಂಬಿಕೆಯಿಲ್ಲ. ನಾನು ಜಗತ್ತಿನಲ್ಲಿರುವ ಎಲ್ಲ ವಸ್ತುಗಳ ಕ್ರಮಬದ್ಧ ಸಂಯೋಜನೆ ಹಾಗೂ ಸಮಸ್ಯೆಗಳ ಮೂಲಕವೇ ತನ್ನ ಇರುವಿಕೆಯನ್ನು ತೋರಿಸಿಕೊಳ್ಳುವ ಸ್ವಿನೋಚಾನ ದೇವರನ್ನು ನಂಬುತ್ತೇನೆ. ಮನುಷ್ಯ ಜೀವಿಗಳ ವರ್ತನೆ ಹಾಗೂ ಭವಿಷ್ಯದ ಬಗ್ಗೆ ತಲೆ ಕಡಿಸಿಕೊಳ್ಳುವ ದೇವರನ್ನು ನಾನು ನಂಬುವುದಿಲ್ಲ.’ ಸ್ವಿನೋಚಾ ಒಬ್ಬ ಡಚ್ ತತ್ತ್ವಜ್ಞಾನಿ. ದೇವರು ಮತ್ತು ಧರ್ಮಕ್ಕೆ ಸಂಬಂಧಿಸಿದಂತೆ ಅವನ ಅಸಾಂಪ್ರದಾಯಿಕ ದೃಷ್ಟಿಕೋನಕ್ಕಾಗಿ ಆಮಸ್ತರ್ದಾಂನ ಸಿನಗಾಗಾರವರು ಅವನಿಗೆ ಹಿಂಸೆ ಕೊಟ್ಟು ಅವನನ್ನು ಮತದಿಂದ ಹೊರಹಾಕಿದ್ದರು. ಜೀವಮಾನ ಪರ್ಯಂತ ಅವನನ್ನು ಏಡಿಸಿದರು. ಐನ್ಸ್ವೀನ್ ಅವರ ಮೇಲಿನ ಹೇಳಿಕೆಯಿಂದ ಅವರ ಕಲ್ಪನೆಯ ದೇವರಿಗೂ ಮನುಷ್ಯನ ವ್ಯವಹಾರಗಳಿಗೂ ಯಾವುದೇ ಸಂಬಂಧವಿಲ್ಲವೆಂಬ ಸಂಗತಿಯು ಸ್ವಷ್ಟವಾಗಿ ಮನದಟ್ಟಾಗುತ್ತದೆ. ಅವರ ಪ್ರಕಾರ ಧರ್ಮವು ಯಾವುದೇ ದೃಷ್ಟಿ ಅಧಿಕಾರವನ್ನು ಅವಲಂಬಿಸದೆ ಸಂಪೂರ್ಣವಾಗಿ ನೈತಿಕವಾಗಿತ್ತು. ಸಹಜವಾಗಿಯೇ ಈ ಮಾತುಗಳು ಬಹಳ ಮುಖ್ಯವಾದವು. ದೇವರನ್ನು ಒಂದೇ ಸಮನೆ ತಮ್ಮ ವಾಣಿಜ್ಯ ವ್ಯವಹಾರಗಳಿಗೆ ಬಳಸುತ್ತಾ ಬಂದಿರುವ ಜನರಿಗೆ ಐನ್ಸ್ವೀನ್‌ರ ಹೆಸರೆತ್ತುವ ಯಾವ ಅಧಿಕಾರವೂ ಇಲ್ಲ. ದೇವರ, ಧರ್ಮಗಳನ್ನು ಕುರಿತು ತಮ್ಮ ಒರಟು ಒರಟಾದ, ಅಪಾಯಕಾರಿ ಸಿದ್ಧಾಂತಗಳ ಸಮರ್ಥನೆಗೆ, ಆ ಮಹಾವಿಜ್ಞಾನಿಯ ಹೆಸರನ್ನು ಉಪಯೋಗಿಸಿಕೊಳ್ಳುವುದು ಅನ್ಯಾಯವೂ ಹೌದು.

ನಾನು ಈ ಪತ್ರವನ್ನು ಐನ್ಸ್ವೀನ್‌ರ ಬದುಕನ್ನು ರೂಪಿಸಿದ ಎರಡು ಹೇಳಿಕೆಗಳ ಮೂಲಕ ಮುಗಿಸಿದರೆ ಅನುಚಿತವಾಗಲಾರದೆಂದು ತಿಳಿಯುತ್ತೇನೆ.

‘ಸಾಮಾನ್ಯ ಮನುಷ್ಯರು ಸಾಧಿಸ ಬಯಸುವ ಆದರ್ಶಗಳಾದ ಆಸ್ತಿಪಾಸ್ತಿ, ಸುಖಿಭೋಗ ಮತ್ತು ಬಹಿರಂಗದ ಯಶಸ್ವಿಗಳು ಮೊದಲಿನಿಂದಲೂ ಬಹಳ ತುಜ್ಞವೆಂದು ನನಗೆ ತೋರಿದೆ.’

‘ಯಶಸ್ವನ್ನು ಸಂಪಾದಿಸಿದ ಮನುಷ್ಯನಾಗಲು ಪ್ರಯತ್ನಿಸಬೇಡ. ವೌಲ್ಯಗಳಿಗೆ ಬೆಲೆಕೊಡುವ ಮನುಷ್ಯನಾಗು.’

ಆಳವಾದ ಒಳನೋಟಗಳನ್ನು ನೀಡುವ ಈ ಹೇಳಿಕೆಗಳು ಸಾಮಾನ್ಯವಾಗಿ ಎಲ್ಲ ಮನುಷ್ಯರಿಗೆ ಅದರಲ್ಲೂ ವಿಶೇಷವಾಗಿ ನಮ್ಮ ರಾಜಕಾರಣಿಗಳಿಗೆ ಬಹಳ ಮುಖ್ಯವೆಂದು ನಾನು ತಿಳಿಯುತ್ತೇನೆ.

* * *

ಕೃತಿಕಾರರ ಪರಿಚಯ :

ಡಾ. ಎಚ್. ನರಸಿಂಹಯ್ಯ ಅವರು ಚಿಕ್ಕಬಳ್ಳಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ೧೯೭೦ ರಲ್ಲಿ ಜನಿಸಿದರು. ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ ಇವರು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಅಧ್ಯಾಪಕ, ಪ್ರಾಧ್ಯಾಪಕ ಮತ್ತು ಟ್ರಿನಿಟಾಲರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳೂ ಆಗಿದ್ದರು. ಇವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿ ಲಭಿಸಿವೆ. ‘ಹೋರಾಟದ ಹಾದಿ’ ಎಂಬುದು ಇವರ ಆತ್ಮಕಥೆ.



ಪ್ರಸ್ತುತ ಲೇಖನವನ್ನು ಎಚ್. ನರಸಿಂಹಯ್ಯನವರ ‘ತೆರೆದ ಮನ’ ಕೃತಿಯಿಂದ ಆರಿಸಿದೆ.


ಟಿಪ್ಪಣಿಗಳು :

೧. ಆಲ್ಫ್ರೆಡ್ ಬನ್‌ಸ್ಟೈನ್ :

ಇಪ್ಪತ್ತನೇ ಶತಮಾನದ ಒಬ್ಬ ವಿಶ್ವವಿದ್ಯಾತ ವಿಜ್ಞಾನಿ. ಜರ್ಮನಿಯ ಉಲ್‌ನಗರದಲ್ಲಿ ೧೮೮೯ ರಲ್ಲಿ ಜನಿಸಿದ ಇವರು ಯಹಾದಿ ಎಂಬ ಕಾರಣಕ್ಕಾಗಿ ದೇಶಭ್ರಷ್ಟರಾಗಬೇಕಾಯಿತು. ಅಮೇರಿಕಾದಲ್ಲಿ ತಮ್ಮ ಸಂಶೋಧನಾ ಕಾರ್ಯವನ್ನು ಮುಂದುವರಿಸಿದ ಬನ್‌ಸ್ಟೈನರು ತಮ್ಮ ಸಾಪೇಕ್ಷ ಸಿದ್ಧಾಂತವನ್ನು ೧೯೦೫ ರಲ್ಲಿ ಮಂಡಿಸಿದರು. ೧೯೨೧ ರಲ್ಲಿ ಇವರಿಗೆ ನೋಬೆಲ್ ಪ್ರಶಸ್ತಿ ದೊರೆಯಿತು. ಶ್ರೀಷ್ಠಿ ವಿಜ್ಞಾನಿ ಮತ್ತು ಮಾನವತಾವಾದಿ ಆಗಿದ್ದ ಬನ್‌ಸ್ಟೈನರು ೧೯೫೫ ರಲ್ಲಿ ನಿಧನರಾದರು.

೨. ಸ್ವಿನೇಜ್ :

ಡಬ್ಬೋ ತತ್ತ್ವಜ್ಞಾನಿಯಾದ ಈತನ ಮೂರ್ಕು ಹೆಸರು ಬೆನೆಡಿಕ್ಟ್ - ಡಿ - ಸ್ವಿನೇಜ್. ಇವನು ಪ್ರತಿಪಾದಿಸಿದ ತತ್ತ್ವವು ವಿಶ್ವ ದೇವತಾ ತತ್ತ್ವದ ಅದ್ಯೈತವಾದ ಎಂಬ ಹೆಸರಿನಿಂದ ಪ್ರಸಿದ್ಧವಾಗಿದೆ. ಈತನ ಪ್ರಕಾರ ದೇವರು ಪ್ರೀತಿಸುವುದಿಲ್ಲ ಮತ್ತು ದ್ವೇಷಿಸುವುದಿಲ್ಲ. ಒಟ್ಟಾರೆ ವಸ್ತು ಸ್ಥಿತಿಯಂತೆ ನಿಸಗ್ ಮತ್ತು ದೇವರು ಮಾನವನ ಉಹೆಯ ಮೀತಿಯನ್ನು ಮೇರಿದುದಾಗಿವೆ.



I. ಪದಗಳ ಅರ್ಥ :

ಅಪರಿಪೂರ್ಣ - ಪೂರ್ಣವಲ್ಲದ

ಕಟ್ಟು - ಪಕ್ಕಾ

ನಿಲುವು - ಅಭಿಪ್ರಾಯ

ಪರಿಕಲ್ಪನೆ - ಒಂದು ವಿಷಯದ ವಿಚಿತ ಜಿಂತನೆ.

ವರ್ತನೆ - ನಡತೆ; ರೂಢಿ.

ಸಂಯೋಜನೆ - ಕೂಡಿಸುವಿಕೆ

ಉದ್ದರಿಸು - ಉದಾಹರಿಸು; ಇತರರು ಹೇಳಿದ

ಮಾತನ್ನು ಎತ್ತಿ ಹೇಳುವುದು.

ತುಷ್ಟ - ನೀಚ; ನಿಂದನೀಯ.

ನಿರ್ವಾಚನ - ವಿವರಣೆ; ವ್ಯಾಖ್ಯಾನ.

ಮೌಲ್ಯ - ಬೆಲೆ; ಅಮೂಲ್ಯ ಗುಣ.

ವಾಗ್ಜಾದ - ಚಚೆ

ಸಮಸ್ಯೆಯ - ಹೊಂದಾಣಿಕೆ

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ನೀಡಿರುವ ನಾಲ್ಕು ಆಯ್ದುಗಳಿಂದ ಸೂಕ್ತವಾದುದನ್ನು ಆಯ್ದು ಬರೆಯಿರ.

ಇ. ಐಸ್‌ಸ್ಟೀನ್ ಶ್ರೇಷ್ಠ _____ ಆಗಿದ್ದರು.

ಅ) ತತ್ವಜ್ಞಾನಿ ಬ) ವಿಜ್ಞಾನಿ ಕ) ಧರ್ಮಾಗ್ನಿರು ಡ) ರಾಜಕಾರಣಿ

ಇ. ಐಸ್‌ಸ್ಟೀನ್ ಅವರ ಪ್ರಕಾರ ಮನವೈ ಬೆಲೆ ಹೊಡಬೇಕಾದುದು _____

ಅ) ಸುಖಿಭೋಗಕ್ಕೆ ಬ) ಆಸ್ತಿಪಾಸ್ತಿಗೆ ಕ) ಮೌಲ್ಯಗಳಿಗೆ ಡ) ಯಶಸ್ಸಿಗೆ

ಇ. ಐಸ್‌ಸ್ಟೀನ್ ಪ್ರಕಾರ ಧರ್ಮ _____ ಅವಲಂಬಿಸಿದೆ.

ಅ) ದೇವರನ್ನು ಬ) ವಾಣಿಜ್ಯ ವ್ಯವಹಾರವನ್ನು ಕ) ಶಾಸ್ತ್ರಗಳನ್ನು ಡ) ಸ್ನೇತಿಕರೆಯನ್ನು

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

ಇ. ಧಾರ್ಮಿಕ ವೃತ್ತಿಗಳು ಐಸ್‌ಸ್ಟೀನ್ ಅವರನ್ನು ಏನೆಂದು ಪರಿಭಾವಿಸುತ್ತಾರೆ?

ಇ. ಧರ್ಮ ಮತ್ತು ವಿಜ್ಞಾನದ ಬಗ್ಗೆ ಐಸ್‌ಸ್ಟೀನ್ ನೀಡಿರುವ ಪ್ರಸಿದ್ಧ ಹೇಳಿಕೆ ಯಾವುದು?

ಇ. ಐಸ್‌ಸ್ಟೀನ್ ದೇವರಿಗೆ ಸಂಬಂಧಿಸಿದಂತೆ ಯಾರ ವಿಚಾರಗಳನ್ನು ನಂಬಿದ್ದರು?

ಇ. ಸ್ವಿನೋಜಾ ಯಾರು? ಅವರು ಹಿಂಸೆಗೊಳಿಸಿದ್ದ ಏಕೆ?

ಇ. ಐಸ್‌ಸ್ಟೀನ್ ಅವರ ಹೆಸರೆತ್ತುವ ಅಧಿಕಾರ ಯಾರಿಗೆ ಇಲ್ಲವೆಂದು ಲೇಖಿಕರು ಹೇಳುತ್ತಾರೆ?

- ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.
- ದೇವರು ಮತ್ತು ಧರ್ಮದ ಬಗ್ಗೆ ಏನೋಸ್ಪೀನ್ ಅವರ ನಂಬಿಕೆಗಳೇನು?
 - ಏನೋಸ್ಪೀನ್ ಅವರ ಹೆಸರನ್ನು ಯಾವ ವಿಚಾರಗಳಿಗೆ ಬಳಸಿಕೊಳ್ಳುವುದು ಅನ್ಯಾಯವಾಗುತ್ತದೆ?
 - ಮನುಷ್ಯನ ಯಾವ ಆದರ್ಶಗಳು ಏನೋಸ್ಪೀನ್ ಅವರಿಗೆ ತುಚ್ಛ ಅನಿಸಿದವು?
- ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.
- ದೇವರು ಮತ್ತು ಧರ್ಮದ ಬಗ್ಗೆ ಏನೋಸ್ಪೀನ್ ಅವರ ನಂಬಿಕೆಗಳಿಂದ ಸ್ವಷ್ಟಗೊಳ್ಳುವ ವಿಚಾರಗಳೇನು?
 - ಏನೋಸ್ಪೀನ್ ಅವರ ಬದುಕನ್ನು ರೂಪಿಸಿದ ಎರಡು ಹೇಳಿಕೆಗಳಾವುವು? ಅವುಗಳನ್ನು ವಿವರಿಸಿ.

ಉ) ಸಂದರ್ಭದೊಡನೆ ಸ್ವಜ್ಞರಿಸಿರಿ.

- ‘ಧರ್ಮವಿಲ್ಲದ ವಿಜಾನ ಕುಂಟು ಮತ್ತು ವಿಜಾನವಿಲ್ಲದ ಧರ್ಮ ಕುರುಡು.’
- ‘ಮನುಷ್ಯ ಜೀವಿಗಳ ವರ್ತನೆ ಹಾಗೂ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಳ್ಳುವ ದೇವರನ್ನು ನಾನು ನಂಬುವುದಿಲ್ಲ.’
- ‘ಮೌಲ್ಯಗಳಿಗೆ ಬೆಲೆಕೊಡುವ ಮನುಷ್ಯನಾಗು.’

III. ಭಾಷಾಭ್ಯಾಸ :

- ಅ) ಕೆಳಗಿನ ಪದಗಳನ್ನು ಬಿಡಿಸಿ ಸಂಧಿಯನ್ನು ಹೆಸರಿಸಿರಿ.
ಶತಮಾನೋಳ್ವ, ಮಾತ್ರವಲ್ಲ, ವಾಗ್ವಾದ, ಹೇಳಿಕೆಯಿಂದ, ದೇವರಲ್ಲಿ, ಮನದಟ್ಟ,
- ಆ) ಕೆಳಗೆ ನೀಡಿರುವ ಪದಗಳನ್ನು ಸ್ವಂತವಾಕ್ಯಗಳಲ್ಲಿ ಬರೆಯಿರಿ.
ನಂಬಿಕೆ, ಅವಲಂಬಿಸು, ಅಧಿಕಾರ, ಆದರ್ಶ, ಮನದಟ್ಟಾಗು, ಉದ್ಧರಿಸು.
- ಇ) ಕೆಳಗಿನ ಪದಗಳಲ್ಲಿರುವ ವಿಭಕ್ತಿ ಪ್ರಶ್ನೆಯಗಳನ್ನು ಪ್ರಶ್ನೆಕಿಸಿ ಹೆಸರಿಸಿರಿ.
ವಿಜಾನಿಗಳಲ್ಲಿ, ಹೆಸರನ್ನು, ದೇವರ, ಅವರಿಗೆ, ಮತದಿಂದ, ಕಲ್ಪನೆಯ, ಬದುಕನ್ನು, ಧರ್ಮಕ್ಕೆ.
- ಈ) ಕೆಳಗಿನ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.
ಧರ್ಮ, ಅಪರಿಪೂರ್ಣ, ಅಗತ್ಯ, ಸ್ವಷ್ಟ, ಶಿಕ್ಷೆ, ನಂಬಿಕೆ, ಹಿಂಸೆ,
ಸಹಜ, ಯಶಸ್ವಿ, ಒರಟು, ಅನ್ಯಾಯ, ಅನುಚಿತ, ಬಹಿರಂಗ.
- ಉ) ಪದೇ ಪದೇ – ಇಂತಹ ಐದು ದ್ವಿರುಚ್ಚಿಗಳನ್ನು ಬರೆಯಿರಿ.

IV. ಸೈದ್ಧಾಂತಿಕ ವ್ಯಾಕರಣ :

ದ್ವಿರುಕ್ತಿ - ಜೋಡುನುಡಿ - ಅವ್ಯಯ :

ನಾವು ಮಾತನಾಡುವ, ಬರೆಯುವ ಸಂದರ್ಭಗಳಲ್ಲಿ ಕೆಲವು ಪದಗಳನ್ನು ವಿಶಿಷ್ಟ ರೀತಿಯಲ್ಲಿ ಬಳಸುತ್ತೇವೆ. ಅವು ನಮ್ಮ ಅಂತರಂಗದ ಭಾವನೆಗಳನ್ನು ಸ್ಪಷ್ಟಪಡಿಸುವುದರೂಂದಿಗೆ ಭಾಷೆಯ ಸೊಬಗನ್ನೂ ಹೆಚ್ಚಿಸುತ್ತವೆ. ಅಂತಹ ಪದಗಳಲ್ಲಿ ಹಲವು ವಿಧಗಳಿವೆ. ಇಲ್ಲಿ ದ್ವಿರುಕ್ತಿ, ಜೋಡುನುಡಿ ಹಾಗೂ ಅವ್ಯಯಗಳನ್ನು ಮಾತ್ರ ಪರಿಚಯಿಸಲಾಗಿದೆ.

ದ್ವಿರುಕ್ತಿ :

ಹೌದುಹೌದು, ಮನೆಮನೆ, ನಿಲ್ಲುನಿಲ್ಲು, ಬನ್ನಿಬನ್ನಿ, ಬೇಡಬೇಡ, ಓಡುಂಡು - ಹೀಗೆ ಒಂದೇ ಪದ ಎರಡು ಸಾರಿ ಬಳಕೆಯಾದರೆ ಅದನ್ನು 'ದ್ವಿರುಕ್ತಿ' ಎನ್ನುತ್ತಾರೆ.

'ದ್ವಿ' ಎಂದರೆ 'ಎರಡು', 'ಉತ್ತಿ' ಎಂದರೆ 'ಹೇಳು', 'ದ್ವಿರುಕ್ತಿ' ಎಂದರೆ 'ಎರಡುಬಾರಿ ಹೇಳು' ಎಂದು ಅರ್ಥ. ಸಾಮಾನ್ಯವಾಗಿ ಉತ್ತಾಹ, ಅವಸರ, ದುಃಖ, ಇತ್ಯಾದಿ ಸಂದರ್ಭಗಳಲ್ಲಿ ಭಾವನೆಗಳ ತೀವ್ರತೆಯನ್ನು ವ್ಯಕ್ತಪಡಿಸುವಾಗ ದ್ವಿರುಕ್ತಿಗಳು ಬಳಕೆಯಾಗುತ್ತವೆ.

ಕೆಲವೊಮ್ಮೆ ದ್ವಿರುಕ್ತಿಯಲ್ಲಿನ ಎರಡು ಪದಗಳು ಕೂಡಿದಾಗ ಮೊದಲ ಪದ ರೂಪಾಂಶರ್ಗಣ್ಣವುದುಂಟು.

ಉದಾ : ಕಡೆ + ಕಡೆ = ಕಟ್ಟಕಡೆ.

ಕೆಳಗೆ + ಕೆಳಗೆ = ಕೆಳಕೆಳಗೆ.

ತುದಿ + ತುದಿ = ತುತ್ತತುದಿ, ತುಟ್ಟತುದಿ.

ಬಯಲು + ಬಯಲು = ಬಟ್ಟಬಯಲು

ಹಸಿರು + ಹಸಿರು = ಹಚ್ಚಹಸಿರು

ನಡುವೆ + ನಡುವೆ = ನಟ್ಟನಡುವೆ

ಮೊದಲು + ಮೊದಲು = ಮೊತ್ತಮೊದಲು.

ಹೊಸದು + ಹೊಸದು = ಹೊಚ್ಚಹೊಸದು.

ಒಂದು + ಒಂದು = ಒಂದೊಂದು.

ಮೆಲ್ಲನೆ + ಮೆಲ್ಲನೆ = ಮೆಲ್ಲಮೆಲ್ಲನೆ

ಬಡಿ + ಬಡಿ = ಬಗ್ಗಬಡಿ

ನುರಿ + ನುರಿ = ನುಗ್ಗನುರಿ.

ಜೋಡುನುಡಿ :

ದ್ವಿರುಕ್ತಿಯಂತೆಯೇ ಬೇರೊಂದು ಬಗೆಯ ಶಬ್ದಗಳನ್ನು ಭಾಷೆಯಲ್ಲಿ ಪ್ರಯೋಗಿಸಲಾಗುತ್ತದೆ. ಅವುಗಳನ್ನು ಜೋಡುನುಡಿಗಳೆಂದು ಕರೆಯುತ್ತಾರೆ. ಅರ್ಥವಿರುವ ಪದದೊಂದಿಗೆ ಸಮಾನಾರ್ಥಕ, ವಿರುದ್ಧಾರ್ಥ ಪದಗಳನ್ನು ಜೋಡಿಸಿ ಬಳಸುವುದುಂಟು. ಇವುಗಳನ್ನೇ 'ಜೋಡುನುಡಿ' ಎಂದು ಕರೆಯಲಾಗುತ್ತದೆ. ಪ್ರಸಕ್ತಾಗಿ ಭಾಷೆಯ ಸೊಗಸನ್ನು ಹೆಚ್ಚಿಸಲು ಇವನ್ನು ಬಳಸಿದಂತೆ ತೋರುತ್ತದೆ.

ಅರ್ಥದ ತಿಳಿವಳಿಕೆಯ ದೃಷ್ಟಿಯಿಂದ ಸಮಾನಾರ್ಥಕ ಜೋಡುನುಡಿ, ಪೂರ್ಕಾರ್ಥಕ ಜೋಡುನುಡಿ, ವಿರುದ್ಧಾರ್ಥಕ ಜೋಡುನುಡಿ ಮತ್ತು ಅಸ್ವಾಪ್ನವಾದ ಜೋಡು ನುಡಿಗಳಂದು ವಿಭಜಿಸಲಬಹುದು.

ಸಮಾನಾರ್ಥಕ	ಪೂರ್ಕಾರ್ಥಕ	ವಿರುದ್ಧಾರ್ಥಕ	ವಿಶೀಷಣ
ಜೋಡುನುಡಿ	ಜೋಡುನುಡಿ	ಜೋಡುನುಡಿ	ಜೋಡುನುಡಿ
ಅವಳಿಜವಳಿ	ಅಕ್ಕಪಕ್ಕೆ	ಕಾಡುನಾಡು	ಅರೆಬರೆ
ಅಂದಚಂದ	ಅಚ್ಚುಮೆಚ್ಚು	ಆದಿ ಅಂತ್ಯ	ಅಡ್ಡಾ ಬಡ್ಡಾ
ಎಡರು ತೊಡರು	ಆಚಾರವಿಚಾರ	ಕನಸುನನಸು	ಅಡ್ಡಾ ದಿಡ್ಡಿ
ಉಡುಗೆತೊಡುಗೆ	ಆಸ್ತಿ ಅಂತಸ್ತು	ನೋವುನಲಿವು	ಕೂಲಿನಾಲಿ
ಕಪ್ಪಕಾಣಿಕೆ	ಓದುಬರೆಹ	ಬೇವುಬೆಲ್ಲ	ಹಂಳುಹುಪ್ಪಟೆ
ಗೆಡ್ಡೆಗೆಣಾಸು	ಕನಸುಮನಸು	ಪಂಡಿತ ಪಾಮರ	
ತಳಬುಡ	ಕಾಡುಮೇಡು	ಬೇಳಗುಬ್ಬೆಗು	

ಅವ್ಯಯಗಳು :

೧. ನೀನು ಮೆಲ್ಲಿಗೆ ಹೋಗು.
೨. ಅವಳು ಮೆಲ್ಲಿಗೆ ಓದಿದಳು.
೩. ಅವರು ಮೆಲ್ಲಿಗೆ ನಕ್ಕರು.
೪. ಅದು ಮೆಲ್ಲಿಗೆ ನಡೆಯಿತು.

ಮೇಲಿನ ಎಲ್ಲಾ ವಾಕ್ಯಗಳಲ್ಲಿ ಬಂದಿರುವ ‘ಮೆಲ್ಲಿಗೆ’ ಎಂಬ ಪದವು ಮಲ್ಲಿಂಗ, ಸ್ತೀಲಿಂಗ, ನಮಂಸಕ ಲಿಂಗಗಳಲ್ಲಿ, ಏಕವಚನ, ಬಹುವಚನಗಳಲ್ಲಿ ಯಾವ ವ್ಯಾತ್ಯಾಸವನ್ನೂ ಹೊಂದದೆ ಬಳಕೆಯಾಗಿದೆ. ‘ಮೆಲ್ಲಿಗೆ’ ಎಂಬುದರ ಮೇಲೆ ಯಾವ ವಿಧವಾದ ಪ್ರಶ್ನಯಗಳೂ ಸೇರುವುದಿಲ್ಲ. ಹೀಗೆ ಲಿಂಗ, ವಚನ, ವಿಭಕ್ತಿಗಳಿಂದ ಯಾವ ವ್ಯಾತ್ಯಾಸವನ್ನೂ ಹೊಂದದ ಅನೇಕ ಶಬ್ದಗಳನ್ನು ಭಾಷೆಯಲ್ಲಿ ಬಳಸುತ್ತೇವೆ. ಸುಮೃನೆ, ನೆಟ್ಟನೆ, ಪಕ್ಕನೆ, ಮೆಲ್ಲಿಗೆ, ಸುತ್ತಲೂ, ಹೌದು, ತರುವಾಯ, ಇಲ್ಲ - ಇಂತಹ ಶಬ್ದಗಳನ್ನು ‘ಅವ್ಯಯ’ ಎಂದು ಕರೆಯುತ್ತಾರೆ. ಇದರ ಸೂತ್ರವನ್ನು ಹೀಗೆ ಹೇಳಬಹುದು.

‘ನಾಮಪದ, ಕ್ರಿಯಾಪದಗಳಿಂತೆ ಲಿಂಗ, ವಚನ, ವಿಭಕ್ತಿಗಳಿಂದ ರೂಪಭೇದವನ್ನು ಹೊಂದದೆ, ಏಕರೂಪವಾಗಿರುವ ಶಬ್ದಗಳನ್ನು ‘ಅವ್ಯಯ’ ಎಂದು ಕರೆಯಲಾಗುತ್ತದೆ’.

ಅವ್ಯಯದ ವಿಧಗಳು :

ಕ್ರ.ಸಂ.	ಅವ್ಯಯದ ವಿಧಗಳು	ಉದಾಹರಣೆಗಳು
೧.	ಸಾಮಾನ್ಯ ಅವ್ಯಯ	ಚೆನ್ನಾಗಿ, ನಟ್ಟಗೆ, ತಟ್ಟನೆ, ಬಿಮ್ಮನೆ, ಸುಮ್ಮನೆ, ಬೇಗನೆ, ಹಾಗೆ.
೨.	ಅನುಕರಣಾ ಅವ್ಯಯಗಳು	ಜುಖುಜುಳು, ಪಟಪಟ, ಧಗಧಗ, ಸುಯ್ಯನೆ, ದಡದಡ, ಧಣಧಣ.
೩.	ಭಾವ ಸೂಚಕ ಅವ್ಯಯಗಳು	ಎಲಾ! ಅಯ್ಯೋ! ಅಕಟಕಟಾ! ಆಹಾ! ಭಲಾ! ಧೂ! ಅಬ್ಬಾ!
೪.	ಕ್ರಿಯಾರ್ಥಕ ಅವ್ಯಯಗಳು	ಉಂಬು, ಬೇಕು, ಬೇಡ, ಅಮುದು, ಸಾಕು, ಇಲ್ಲ, ಅಲ್ಲ, ಹೌದು.
೫.	ಸಂಬಂಧಾರ್ಥಕ ಅವ್ಯಯಗಳು	ಮತ್ತು, ಅಥವಾ, ಆದ್ದರಿಂದ, ಅದುದರಿಂದ, ಅಲ್ಲದೆ, ಹಾಗಾದರೆ.
೬.	ಕೃದಂತ ಅವ್ಯಯ	ಇರಲು, ಇರಲಾಗಿ. (ಬರುತ್ತಿರಲು, ಬರುತ್ತಿರಲಾಗಿ)
೭.	ತದ್ದಿತಾಂತ ಅವ್ಯಯ	ಅಂತೆ, ತನಕ, ವರೆಗೆ, ಮಟ್ಟಿಗೆ. (ರಾಮನಂತೆ, ಮನೆತನಕ....)
೮.	ಅವಧಾರಣಾರ್ಥಕ ಅವ್ಯಯ	ಅದೇ, ಇದೇ, ನಾನೇ – ಇವುಗಳಲ್ಲಿರುವ ‘ಏ’ ಕಾರ.

ಅನುಕರಣಾವ್ಯಯ:

ನಾವು ಕೇಳಿದ ಯಾವುದೇ ದ್ವಿನಿಯನ್ನು ಯೊಫಾವತ್ತಾಗಿ ಅನುಕರಿಸಿ ಹೇಳುವ ಶಬ್ದಗಳೇ ಅನುಕರಣಾವ್ಯಯಗಳು.

ಉದಾಹರಣೆ : ಬೆಂಕಿಯು ಧಗಧಗ ಉರಿಯಿತು.

ಕಲ್ಲು ಹೊಯ್ಯನೆ ಹಾರಿ ಬಂತು.

ನಾಯಿ ಚೊಚೊ ಎಂದು ಬೋಗಳಿತು.

ಧಗಧಗ, ರೊಯ್ಯನೆ, ಬೊಚೊ – ಇಂತಹ ಅರ್ಥವಿಲ್ಲದ ದ್ವಿನಿ ವಿಶೇಷಗಳನ್ನು ಅನುಕರಣೆ ಮಾಡಿ ಹೇಳಿದ ಶಬ್ದಗಳನ್ನು ಅನುಕರಣಾವ್ಯಯಗಳು ಎನ್ನುತ್ತಾರೆ. ಇದೇರೀತಿ ಪಟಪಟ, ಚಟಪಟ, ಕರಕರ, ಗುಡುಗುಡು, ತಟತಟ, ಜುಖುಜುಳು, ಸುಯ್ಯನೆ – ಇತ್ಯಾದಿಗಳು ಅನುಕರಣಾವ್ಯಯಗಳಾಗಿವೆ.

V. ಚಟಪಟಿಕೆಗಳು :

೧. ಇನ್ನಾಣಿನೊರ ಬದುಕು ಮತ್ತು ಸಾಧನೆಯ ಬಗ್ಗೆ ವಿಷಯ ಸಂಗ್ರಹಣೆ ಮಾಡಿರಿ.

೨. ಖ್ಯಾತ ವಿಜ್ಞಾನಿಗಳ ಜಿತ್ತು ಸಂಪುಟವನ್ನು ತಯಾರಿಸಿರಿ.

೩. ಎಚ್. ನರಸಿಂಹಯ್ಯನವರ ಆಶ್ಕರ್ಷಣೆ ‘ಹೋರಾಟದ ಹಾದಿ’ ಕೃತಿಯನ್ನು ಓದಿರಿ.





ಉ. ಭೀಷ್ಣ ಪ್ರತಿಜ್ಞೆ

- ಎ. ಅರ್. ಕೃಷ್ಣಶಾಸ್ತ್ರೀ

ಪಾಠ ಪ್ರವೇಶ : ಭಾರತೀಯ ಮಹಾಕಾವ್ಯಗಳಲ್ಲಿ ಒಂದಾದ ಮಹಾಭಾರತದ ಕಥೆಯನ್ನು ಕೇಳಬಾರಿಲ್ಲ. ಇದರಲ್ಲಿ ಬರುವ ಒಂದೊಂದು ಪಾಠವೂ ವಿಶೇಷವಾದ ಗುಣಗಳಿಂದ ಕೂಡಿದ್ದ ಓದುಗರ ಮೇಲೆ ಪ್ರಭಾವ ಬೀರಿ, ಜೀವನ ಮೌಲ್ಯಗಳನ್ನು ಮನವರಿಕೆ ಮಾಡಿಕೊಡುತ್ತವೆ. ಅಜುನನನ ಪರಾಕ್ರಮ, ದುರ್ಯೋಧನನ ಭಾಗ, ಕಣಣ ತಾಗ, ಭೀಮನ ಸಾಹಸ, ಭೀಷ್ಣನ ಪ್ರತಿಜ್ಞೆ ಓದುಗರಲ್ಲಿ ಸಂಚಲನವನ್ನುಂಟುಮಾಡುತ್ತವೆ. ಮಹಾಭಾರತದಲ್ಲಿ ಭೀಷ್ಣನ ಪಾಠ ಬಹು ಮುಖ್ಯವಾದುದು. ಆತನ ತಾಗ, ಪ್ರತಿಜ್ಞೆ, ಬಧ್ಯತೆ ಹಾಗೂ ಉದಾತ್ತಗುಣಗಳನ್ನು ಮತ್ತೊಂದಿಗೆ ಪರಿಚಯಿಸುವುದು ಇಲ್ಲಿನ ಆಶಯವಾಗಿದೆ.

ಶಂತನು ಧರ್ಮಾರ್ಥನೆಂದೂ ಸತ್ಯವಂತನೆಂದೂ ಹೇಸರುಗೊಂಡು ಹಸ್ತಿನಾಪುರದಲ್ಲಿ ರಾಜ್ಯವಾಳುತ್ತಿದ್ದನು. ಅವನು ನೋಡುವುದಕ್ಕೆ ಚಂದ್ರನಂತೆ ಸುಂದರನಾಗಿದ್ದರೂ, ತೇಜಸ್ಸಿನಲ್ಲಿ ಸೂರ್ಯನಂತೆಯೂ, ವೇಗದಲ್ಲಿ ವಾಯುವಿನಂತೆಯೂ ಇದ್ದನು. ಕೋಪಬಂದಾಗ ಯಾವುದನಂತಿದ್ದರೂ ತಾಳ್ಳೆಯಲ್ಲಿ ಭೂಮಿಯಂತೆ ಇದ್ದನು. (ಹೀಗೆ ರಾಜ್ಯವಾಳುತ್ತ ಅವನು ಮೂವತ್ತಾರು ವರ್ಷ ಸೀ ಸೌಖ್ಯವನ್ನುಪೇಕ್ಷಿಸದೆ ಕಾಡಿನಲ್ಲಿಯೇ ಹೆಚ್ಚಾಗಿ ಓಡಾಡಿಕೊಂಡು ಇರುತ್ತಿದ್ದನು.) ದೇವವ್ರತನೂ (ಭೀಷ್ಣ) ಶಂದೆಯಂತೆಯೇ ರೂಪವಂತನಾಗಿ ನಡೆನುಡಿಗಳಲ್ಲಿ ಅವನನ್ನೇ ಹೋಲುತ್ತ, ಅವನಂತೆಯೇ ವಿದ್ಯಾವಂತನೂ ಶಸ್ತಾಸ್ ನಿಪುಣನೂ ಬಲಶಾಲಿಯೂ ಸತ್ಯಶಾಲಿಯೂ ಆದನು. ಆಗ ಅವನನ್ನು ಶಂತನವು ಯಾವರಾಜನಾಗಿ ಮಾಡಿದನು.

ದೇವವ್ರತನು ತನ್ನ ನಡೆನುಡಿಗಳಿಂದ ಶಂದೆಗೂ ರಾಷ್ಟ್ರಕೂ ಅಚ್ಚಿಮೆಚ್ಚಾಡನು. ಹೀಗೆ ನಾಲ್ಕು ವರ್ಷಗಳು ಕಳೆದವು. ಅನಂತರ ಒಂದು ದಿನ ಶಂತನವು ಯಾವಾನಾ ನದಿಯ ಹತ್ತಿರ ಕಾಡಿನಲ್ಲಿ ಸಂಚರಿಸುತ್ತಿದ್ದಾಗ ಒಂದು ಅಪೂರ್ವವಾದ ಸುವಾಸನೆ ಸುಳಿದುಬಂತು. ಅದು ಯಾತರದ್ದು ಎಂದು ಹುಡುಕುತ್ತ ಹೋಗಲು ದಿವ್ಯ ಸುಂದರಿಯಾಗಿದ್ದ ಬಬ್ಬಿ ಬೆಸ್ತರ ಹುಡುಗಿಯನ್ನು ಕಂಡು “ನೀನು ಯಾರು? ಇಲ್ಲಿ ಏನು ಮಾಡುತ್ತಿರುವೆ?” ಎಂದು ಪ್ರಶ್ನೆಮಾಡಿದನು. ಅದಕ್ಕೆ ಅವಳು “ನಾನು ಬೆಸ್ತರ ಅರಸನ ಮಗಳು; ಧರ್ಮಾರ್ಥವಾಗಿ ದೋಷ ನಡೆಸುತ್ತೇನೆ. ಇದು ನಮ್ಮ ಶಂದೆ ನನಗೆ ವಹಿಸಿಕೊಟ್ಟಿರುವ ಕೆಲಸ” ಎಂದಳು. ರೂಪ ಮಾಧುರ್ಯ ಪರಿಮಳಗಳಿಂದೊಡಗೂಡಿ ದೇವಸುಂದರಿಯಂತಿದ್ದ ಆ ಬೆಸ್ತರ ಹುಡುಗಿಯ ಮೇಲೆ ಶಂತನವುಗಿ ಆಸಯೆಯಾಯಿತು. ಆದ್ದರಿಂದ ಆ ಹುಡುಗಿಯ ಶಂದೆಯನ್ನು ಕಂಡು ಅವಳನ್ನು ತನಗೆ ಕೊಡಬೇಕೆಂದು ಕೇಳಿದನು. ಅವನು “ಮಹಾರಾಜ! ಹೆಣ್ಣಾಗಿ ಹುಟ್ಟಿದ ಮೇಲೆ ಅವಳನ್ನು ಬಬ್ಬಿ ವರನಿಗೆ ಕೊಟ್ಟೇಕೊಡಬೇಕು. ನೀನು ಅವಳನ್ನು ನಿನ್ನ ಧರ್ಮಪತ್ನಿಯಾಗಿ ಮಾಡಿಕೊಳ್ಳುವೆಯಾದರೆ ಪರಮ ಸಂತೋಷ. ನಿನಗೆ ಸದ್ಗುರುವಾದ ವರನು ಮತ್ತಾರು ಸಿಕ್ಕಿಯಾನು! ಆದರೆ ನನ್ನ ಮನಸ್ಸಿನಲ್ಲಿ ಒಂದು ಕೋರಿಕೆ ಇದೆ. ಅದನ್ನು ನೇರವೇರಿಸುವುದಾಗಿ ನೀನು ಪ್ರತಿಜ್ಞೆ ಮಾಡುವುದಾದರೆ ಆಗಬಹುದು;

ನೀನು ಸತ್ಯವಂತ; ಆಡಿದ ಮಾತನ್ನು ನಡೆಸುತ್ತೀರೆಯೆ” ಎಂದನು. ಶಂತನುವು “ನಿನ್ನ ಅಪೇಕ್ಷೆಯೇನೆಂದು ಮೊದಲು ತಿಳಿಸಿದರೆ ಆಮೇಲೆ ಯೋಚಿಸುತ್ತೇನೆ; ಒಪ್ಪತ್ತೆಕ್ಕುದಾದರೆ ಒಪ್ಪತ್ತೇನೆ. ಅಲ್ಲಿದ್ದಾದರೆ ಇಲ್ಲ” ಎನ್ನಲು, ದಾಶರಾಜನು “ಮಹಾರಾಜ! ನಿನಗೆ ಇವಳ ಹೊಟ್ಟೆಯಲ್ಲಿ ಹುಟ್ಟಿವ ಮಗನು ನಿನ್ನ ಕಾಲಾನಂತರ ರಾಜನಾಗಬೇಕು; ಇದೇ ನನ್ನ ಕೋರಿಕೆ!” ಎಂದನು. ರಾಜನಿಗೆ ಇದು ಒಟ್ಟಿಗೆಯಾಗಲಿಲ್ಲ. ಆದ್ದರಿಂದ ಅವನು ಆ ಹುಡುಗಿಯನ್ನೇ ಚಿಂತಿಸುತ್ತ, ಮನಸ್ಸಿನಲ್ಲಿ ಕೊರಗುತ್ತ ಉರಿಗೆ ಹಿಂದಿರುಗಿದನು. ಹೀಗೆ ಕೊರಗುತ್ತ ಚಿಂತಾಮಗ್ನನಾಗಿದ್ದ ತಂದೆಯನ್ನು ಕಂಡು ದೇವವುತನು “ಅಪ್ಪಾ! ನಿನಗೆ ಎಲ್ಲವೂ ಕ್ಷೇಮವಾಗಿದೆ; ರಾಜರು ವಿಧೇಯರಾಗಿದ್ದಾರೆ. ಹೀಗಿದ್ದರೂ ಏಕೆ ಏನೋ ಯೋಚನೆ ಮಾಡುತ್ತ ಕೊರಗುತ್ತಿದ್ದೀರೆಯೇ? ಯಾರೋಡನೆಯೂ ಮಾತನಾಡುವುದಿಲ್ಲ?” ಎಂದು ಕೇಳಿದನು. ಅದಕ್ಕೆ ಶಂತನುವು “ಮಗು! ನಾನು ಚಿಂತಾಮಗ್ನನಾಗಿದ್ದೇನೆಂದು ನೀನು ಹೇಳಿದ್ದು ನಿಜ; ನಮ್ಮ ಈ ಹಿರಿಯಮನೆತನಕ್ಕೆ ನೀನು ಒಬ್ಬನೇ ಮಗ; ಮನುಷ್ಯರು ಮತ್ತರು, ನಿತ್ಯರಲ್ಲ. ನಿನಗೇನಾದರೂ ವಿಪತ್ತಿ ಸಂಭವಿಸಿದರೆ ನಮ್ಮ ಕುಲವು ನಿಂತುಹೋಗುತ್ತದೆ; ನೀನೇನೋ ಒಬ್ಬನಾದರೂ ನಾರು ಮಕ್ಕಳಿಗಿಂತ ಹೆಚ್ಚಾದವನೇಯೆ; ನನಗೂ ಸುಮ್ಮಸುಮ್ಮನೆ ಮತ್ತೆ ಹೆಂಡತಿಯನ್ನ ಕಟ್ಟಿಕೊಳ್ಳುವುದಕ್ಕೆ ಇಷ್ಟವಿಲ್ಲ; ಸಂತತಿ ನಷ್ಟವಾಗಬಾರದೆಂಬುದಿಷ್ಟೇ ನನ್ನ ಕೋರಿಕೆ; ನೀನು ಎಲ್ಲಾದರೂ ಕ್ಷೇಮವಾಗಿರು ಮಗು! ಆದರೆ ‘ಒಬ್ಬ ಮಗ ಮಗನಲ್ಲ’ ಎಂದು ಧರ್ಮಬಲ್ಲವರು ಹೇಳುತ್ತಾರೆ. ನೀನೋ ಶಾರ; ಅವಮಯಾದೆಯನ್ನು ಸಹಿಸದವನು; ಮೂರು ಹೊತ್ತೊತ್ತು ಶಸ್ತರಗಳಲ್ಲಿಯೇ ಕ್ಕೆ ಇಟ್ಟಿಕೊಂಡಿರುವವನು. ಇಂಥವನಿಗೆ ಶಸ್ತರಿಂದಲೇ ಕೊನೆ. ಆದ್ದರಿಂದ ನೀನೇನಾದರೂ ಶಾಂತನಾಗಿ ಬಿಟ್ಟರೆ ಏನುಗತಿ ಎಂದು ಕಳವಳಕ್ಕೆ ಸಿಕ್ಕಿದ್ದೇನೆ. ಇದೇ ಮಗು ನನ್ನ ಚಿಂತೆಗೆ ಕಾರಣ!” ಎಂದು ಉತ್ತರಕೊಟ್ಟನು.



ದೇವವ್ರತನು ಮಹಾಬುದ್ಧಿಶಾಲೆ; ಆದ್ದರಿಂದ ಅರ್ಥವೇನು ಎಂದು ಯೋಚಿಸುತ್ತ ತನ್ನ ತಂಡೆಗೆ ಆಪ್ತನಾಗಿದ್ದ ವೃದ್ಧ ಮಂತ್ರಿಯ ಹತ್ತಿರಕ್ಕೆ ಹೋಗಿ ಅವನನ್ನು ತನ್ನ ತಂಡೆಯ ಚಿಂತೆಗೆ ಕಾರಣವೇನೆಂದು ಕೇಳಿದನು. ಅವನಿಂದ ನಿಜವಾದ ಸಂಗತಿ ತಿಳಿಯಲು ದೇವವ್ರತನು ಹಿರಿಯರಾಗಿದ್ದ ಕ್ಷತ್ರಿಯರನ್ನು ಕರೆದುಕೊಂಡು ದಾಶರಾಜನಲ್ಲಿಗೆ ಹೋಗಿ ತನ್ನ ತಂಡೆಗೆ ಹೆಣ್ಣು ಕೊಡಬೇಕೆಂದು ಕೇಳಿದನು. ದಾಶರಾಜನು ಅವರನ್ನು ಆದರದಿಂದ ಬರಮಾಡಿಕೊಂಡು ಸತ್ಯರಿಸಿ, ಕುಳಿರಿಸಿ, ದೇವವ್ರತನನ್ನು ಕುರಿತು “ಅಯ್ಯಾ ಶಂತನವಿನ ಮತ್ತು ಶ್ರೀಷ್ಟನಾದ ನೀನೇ ಆತನ ವಿಚಾರವಾಗಿ ಮಾತನಾಡಲು ಅಧಿಕಾರವುಳ್ಳವನು. ನಿನ್ನಲ್ಲಿ ಅರಿಕೆ ಮಾಡಬೇಕಾದ ಒಂದು ಮಾತಿದೆ. ಅದೇನೆಂದರೆ: ಇಂಥ ಶ್ಲಾಘ್ಯವಾದ ಸಂಬಂಧ ಒದಗಿ ಬಂದಿರುವಾಗ ಅದನ್ನು ಕಳೆದುಕೊಂಡರೆ ಯಾರೇ ಆದರೂ ಪಶ್ಚಾತ್ತಾಪ ಪಡಬೇಕಾಗುವುದು. ನಿಮ್ಮಂಥ ಗುಣಶಾಲೀಗಳು ಮತ್ತಾರಿದ್ದಾರೆ? ಆದರೆ ಹೆಣ್ಣೆನ ಶಂತನದಿಂದ ಒಂದು ವಿಷಯವನ್ನು ಹೇಳಬೇಕೆನ್ನಿಸುತ್ತದೆ. ಮುಂದೆ ಇದು ದೊಡ್ಡ ಹಗೆತನಕ್ಕೆ ಕಾರಣವಾದೀತೇನೋ ಎಂಬುದೊಂದೇ ನನಗೆ ಹೇದರಿಕೆ. ನಿನಗೆ ಯಾರ ಮೇಲಾದರೂ ಕೋಪಬಂದಿತೆಂದರೆ ಅವನು ಸುಖವಾಗಿ ಬಾಳಲಾರ. ಕೊಟ್ಟು ಶಂತ ಮಾಡುವುದರಲ್ಲಿ ಇದೊಂದೇ ನನಗೆ ಕಾಣಿವ ದೋಷ. ಇನ್ನೇನೂ ಇಲ್ಲ” ಎಂದನು. ಈ ಮಾತನ್ನು ಕೇಳಿ ದೇವವ್ರತನು ತನ್ನ ಜೊತೆಯಲ್ಲಿದ್ದ ರಾಜರು ಕೇಳುತ್ತಿರಲು “ಇಗೋ ನನ್ನ ಅಭಿಮತವನ್ನು ಹೇಳುತ್ತೇನೆ ಕೇಳು, ಇಂಥ ಮಾತನ್ನು ಹಿಂದೆ ಹುಟ್ಟಿದವನು ಮುಂದೆ ಹುಟ್ಟಿದವನು ಯಾವನೂ ಹೇಳಲಾರ. ನೀನು ಸೂಚಿಸಿದಂತೆಯೇ ನಡೆಸಿಕೊಡುತ್ತೇನೆ. ಈಕೆಯಲ್ಲಿ ಮುಂದೆ ಹುಟ್ಟಿದ ಮಗನು ನಮಗೆ ರಾಜನಾಗುತ್ತಾನೆ! ಇದು ಸತ್ಯ!” ಎಂದನು. ಬೆಸ್ತಿನು ಮತ್ತೆ “ರಾಜ್ಯವಿಚಾರದಲ್ಲಿ ಇಷ್ಟು ಕರಿಣವಾದ ಪ್ರತಿಜ್ಞೆ ಮಾಡಿ ಶಂತನದಿಂದ ಮದುವೆ ಮಾಡಿಸುವುದಕ್ಕೂ ಈ ಹೆಣ್ಣನ್ನು ಕೊಡಿಸುವುದಕ್ಕೂ ಧರ್ಮಾರ್ಥನಾದ ನೀನು ಅಧಿಕಾರವುಳ್ಳವನಾಗಿದ್ದೀರೆ; ಆದರೆ ಇನ್ನೊಂದು ಮಾತಿದೆ. ಹೆಣ್ಣೆನ ಶಂತ ಅದನ್ನು ಆಡುವುದು ಸ್ವಭಾವ. ರಾಜರ ಮುಂದೆ ಈಗ ನೀನು ಮಾಡಿದ ಪ್ರತಿಜ್ಞೆ ನಿನಗೆ ಅನುರೂಪವಾದದ್ದೀರೆ. ಅದು ನಡೆಯುತ್ತದೆ. ಅದರಲ್ಲೇನೂ ಸಂಶಯವಿಲ್ಲ. ಆದರೆ ನಿನ್ನ ಮಗ ಸುಮ್ಮಿನಿರುತ್ತಾನೋ? ಆ ವಿಚಾರದಲ್ಲಿ ನನಗೆ ಸಂಶಯ!” ಎಂದನು. ಅವನ ಅಭಿಪ್ರಾಯವನ್ನು ತಿಳಿದು ದೇವವ್ರತನು “ದಾಶರಾಜ! ಈ ರಾಜರ ಸಾಕ್ಷಿಯಾಗಿ ಆಡುವ ನನ್ನ ಮಾತನ್ನು ಕೇಳು! ರಾಜ್ಯವನ್ನು ಈಗಾಗಲೇ ಬಿಟ್ಟುಕೊಟ್ಟಿದ್ದೇನೆ. ಮಕ್ಕಳ ಸಂಬಂಧವಾಗಿ ಈ ನಿರ್ಧಾರ ಮಾಡಿದ್ದೇನೆ. ನಾನು ಬ್ರಹ್ಮಚಾರಿಯಾಗಿಯೇ ಇರುತ್ತೇನೆ. ಮಕ್ಕಳಿಲ್ಲದ್ದರೂ ನನಗೆ ಉತ್ತಮವಾದ ಲೋಕ ದೊರೆಯುತ್ತದೆ” ಎಂದು ಪ್ರತಿಜ್ಞೆ ಮಾಡಿದನು. ಈ ಮಾತನ್ನು ಕೇಳಿ ದಾಶರಾಜನು ಹಣ್ಡಿದಿಂದ ರೋಮಾಂಚನಗೊಂಡು ‘ಕೊಟ್ಟಿ’ ಎಂದನು. ಆಕಾಶದಲ್ಲಿ ದೇವತೆಗಳೂ ಮಷಿಗಳೂ ಅಪ್ಪರೆಯರೂ ಪುಟ್ಟವೃಷ್ಣಿ ಕರೆದು ಇವನು ‘ಭೀಷ್ಯ’ ಎಂದು ಹೊಗಳಿದರು.

ಅನಂತರ ಭೀಷ್ಯನು ಸತ್ಯವತಿ ಎಂಬ ಆ ಹಂಡಗಿಯನ್ನು ಕುರಿತು “ಬಾ ತಾಯಿ! ರಥವನ್ನು ಹತ್ತು ನಮ್ಮ ಮನಗೆ ಹೋಗೋಣ” ಎಂದು ರಥ ಹತ್ತಿಸಿ ಹಸ್ತಿನಾಮರಕ್ಕೆ ಕರೆದುಕೊಂಡು ಹೋಗಿ ಶಂತನ ಎಲ್ಲವನ್ನೂ ಬಿನ್ನುವಿಸಿದನು. ರಾಜರೆಲ್ಲಾ ಇವನು “ಭೀಷ್ಯನೇ!” ಎಂದು ಹೋಗಳಿದರು. ಭೀಷ್ಯನ ಈ ಕರಿಣ ಕಾರ್ಯವನ್ನು ಮೆಚ್ಚಿ ಶಂತನವು “ನೀನು ಸ್ವಜ್ಞಂದ ಮರಣನಾಗು! ನೀನಾಗಿ ಸಾವನ್ನು ಅಪೇಕ್ಷಿಸುವವರೆಗೂ ನಿನಗೆ ಸಾವು ಬರದೆ ಇರಲಿ!” ಎಂದು ಹರಸಿದನು.

ಪೂರ್ವದ ಕಥೆ :

ಭರತವಂಶದಲ್ಲಿ ಶಂತನುವೆಂಬ ಪ್ರಸಿದ್ಧನಾದ ರಾಜನಿದ್ದನು. ಅವನಿಗೆ ಬೇಟೆಯಾಡುವುದರಲ್ಲಿ ತುಂಬ ಆಸೇ: ಆದ್ದರಿಂದ ಜಿಂಕೆ, ಕಾಡುಕೋಣ ಮುಂತಾದ ಮೃಗಗಳನ್ನು ಬೇಟೆಯಾಡುತ್ತಾ ಕಾಡಿನಲ್ಲಿಯೇ ಹೆಚ್ಚಾಗಿ ಇರುತ್ತಿದ್ದನು. ಹೀಗೆ ಅವನು ಒಂದು ದಿನ ಗಂಗಾನದಿಯ ತೀರದಲ್ಲಿ ಹೋಗುತ್ತಿರುವಾಗ, ಪರಮಸುಂದರಿಯೂ ರತ್ನಭರಣಭೂಷಿತಳೂ ದಿವ್ಯಾಂಬರಥರಳೂ ಆದ ಒಬ್ಬ ಹೆಂಗಸನ್ನು ಕಂಡು, ಅವಳ ರೂಪಸಂಪತ್ತಿನಿಂದ ಬರಗಾಗಿ ಹೋದನು. ಅವಳೂ ಹಾಗೆಯೇ ಅವನನ್ನು ಮೆಚ್ಚಿಕೊಂಡಳು. ಒಬ್ಬರನ್ನೊಬ್ಬರು ಎಪ್ಪು ಹೊತ್ತು ನೊಡಿದರೂ ಕಣ್ಣು ತಣಿಯವು. ಶಂತನುವೇ ಮೊದಲು ಅನುನಯದ ರೀತಿಯಿಂದ ಮಾತನಾಡಿಸಿ “ನೀನು ಯಾರು ಸುಂದರಿ? ದೇವಿಯೋ ದಾನವಿಯೋ ಗಂಧರ್ವಳೋ ಅಪ್ಸರಳೋ ಯಶ್ವಿಯೋ ಮಾನುಷಿಯೋ? ಯಾರಾದರೂ ಆಗಿರು; ನನ್ನ ಹೆಂಡತಿಯಾಗು!” ಎಂದನು. ಮಂದಹಾಸದಿಂದೊಡಗೂಡಿದ ಮೃದುಮಥುರವಾದ ಅವನ ಮಾತನ್ನು ಕೇಳಿ ಆಕೆಯು “ಆಗಲಿ, ಮಹಾರಾಜ! ನಿನ್ನ ರಾಣಿಯಾಗಲು ಒಪ್ಪತ್ತೇನೆ. ಆದರೆ ಒಂದು ಕಟ್ಟಪಾಡಿಗೆ ನೀನು ಒಪ್ಪಬೇಕು. ಅದೇನೆಂದರೆ, ನಾನು ಮಾಡುವ ಯಾವ ಒಳ್ಳೆಯ ಕೆಲಸಕ್ಕಾಗಲಿ ಕೆಟ್ಟಿ ಕೆಲಸಕ್ಕಾಗಲಿ ನೀನು ಅಡ್ಡಿ ಬರಕೂಡದು. ಆಕ್ಕೇಇಸಿದರೆ, ಬಿಟ್ಟು ಹೊರಟುಹೋಗುತ್ತೇನೆ” ಎಂದಳು. ಶಂತನುವು ಪರಮ ಸಂತೋಷದಿಂದ ಒಪ್ಪಿಕೊಂಡು ಅವಳಲ್ಲಿ ಯಥೇಚ್ಛವಾದ ಸೌಖ್ಯವನ್ನು ಅನುಭವಿಸುತ್ತ ಇದ್ದನು. ಅವಳು ಏನು ಮಾಡಲಿ, ಅಡ್ಡಿ ಬರುತ್ತಿರಲಿಲ್ಲ.

ಆಕೆಯ ಹೋಟೆಯಲ್ಲಿ ಒಬ್ಬರಾದ ಮೇಲೆ ಒಬ್ಬರಂತೆ ಎಂಟು ಜನ ಗಂಡು ಮಕ್ಕಳಾದರು; ಅವರನ್ನು ಅವಳು ಹುಟ್ಟಿದ್ದ ಹಾಗೆಯೇ ಗಂಗೆಯಲ್ಲಿ ಮುಳುಗಿಸಿ ಬಿಡುವಳು; ಶಂತನುವಿಗೆ ಅದನ್ನು ನೋಡಿ ತುಂಬ ಸಂಕಟವಾಗುವುದು; ಆದರೆ ಅವಳಿಲ್ಲಿ ಬಿಟ್ಟು ಹೊರಟುಹೋಗುವಳೋ ಎಂದು ಹೆದರಿ ಸುಮೃದ್ಧಿಸುತ್ತಿದ್ದನು. ಕೊನೆಗೆ ಎಂಟನೆಯ ಮಗುವು ಹುಟ್ಟಿದಾಗ ಅವನು ಸುಮೃದ್ಧಿಸುತ್ತಿದ್ದನು. ಆಕೆ, “ಮಹಾರಾಜ, ನಿನಗೆ ಮಗನ ಮೇಲೆ ಆಸೆಯಾಯಿತಲ್ಲವೇ? ಆಗಲಿ, ನಿನ್ನ ಮಗನನ್ನು ಕೊಲ್ಲುವುದಿಲ್ಲ. ಆದರೆ ನಮ್ಮ ಕಟ್ಟಪಾಡಿನಂತೆ ನಿನೊಂದನೆ ಬಾಳುವೆಯು ಇಂದಿಗೆ ಮುಗಿಯಿತು; ನಾನು ಗಂಗೆ, ಜಹ್ನುವಿನ ಮಗಳು; ಈ ಮಕ್ಕಳು ಅಪ್ಪವಸುಗಳು; ವಸಿಷ್ಠ ಶಾಪದಿಂದ ಮನುಷ್ಯ ಜನ್ಮಿಸಿದಿಂದ ಬಿಡುಗಡೆ ಮಾಡಿದೆ. ನಿನಗೆ ಮಂಗಳವಾಗಲಿ. ನಾನು ಹೋಗಿ ಬರುತ್ತೇನೆ; ಮಹಾವೃತನಾದ ಈ ಮಗನನ್ನು ಕಾಪಾಡಿಕೋ!” ಎಂದು ಹೇಳಿ ಹೊರಟುಹೋದಳು.

ಕೃತಿಕಾರರ ಪರಿಚಯ :

ಅಂಬಳೆ ರಾಮಕೃಷ್ಣಶಾಸ್ತ್ರಿ ಕೃಷ್ಣಶಾಸ್ತ್ರಿ ಅವರು ೧೯೭೦ ರ ಫೆಬ್ರುವರಿ ೧೨ ರಂದು ಚಿಕ್ಕಮಗಳೂರು ಜಿಲ್ಲೆಯ ಅಂಬಳೆ ಗ್ರಾಮದಲ್ಲಿ ಹುಟ್ಟಿದರು. ತಂದೆ ರಾಮಕೃಷ್ಣಶಾಸ್ತ್ರಿಗಳು, ತಾಯಿ ಶಂಕರಮ್ಮ, ಕೃಷ್ಣಶಾಸ್ತ್ರಿಗಳು ಕಪ್ಪದಲ್ಲಿಯೇ ವಿದ್ಯಾಭ್ಯಾಸಮಾಡಿ ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಪಡೆದರು. ನಂತರ ಬೆಂಗಳೂರಿನ ಸೆಂಟ್‌ಲ್ಯಾ ಕಾಲೇಜು ಮತ್ತು ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು.



ಇವರು ‘ಶ್ರೀಪತಿಯ ಕಥೆಗಳು’, ‘ಕಥಾಮೃತ’, ‘ಪಚನ ಭಾರತ’, ‘ನಿರ್ಮಲ ಭಾರತಿ’, ‘ಹರಿಶ್ಚಂದ್ರ ಕಾವ್ಯ’ (ಟಿ.ಎಸ್.ವೆಂಕಟ್ಯಾಯನವರ ಜೊತೆಗೂಡಿ ಸಂಪಾದಿಸಿದ ಕೃತಿ), ‘ಭಾಸಕವಿ’, ‘ಸಂಸ್ಕೃತ ನಾಟಕ’, ‘ಸರ್ವಜ್ಞ’, ‘ಬಂಕಿಮಚಂದ್ರ’ ಮುಂತಾದ ಶ್ರೇಷ್ಠ ಕೃತಿಗಳನ್ನು ರಚಿಸಿದ್ದಾರೆ.

ಇವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ನಿಘಂಟು ರಚನಾ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇವರ ‘ಬಂಕಿಮಚಂದ್ರ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಹೈದರಬಾದಿನಲ್ಲಿ ನಡೆದ ಇತ್ತೀನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮೀಕ್ಷನದ ಅಧ್ಯಕ್ಷರಾಗಿದ್ದರು. ಬಹುಮುಖ ಪ್ರತಿಭಾ ಸಂಪನ್ಮೂರ್ಚಿತ ಇವರು ೧೯೯೮ ರ ಫೆಬ್ರುವರಿ ೧ ರಂದು ನಿರ್ಧನ ಹೊಂದಿದರು.

ಅಭ್ಯಾಸ

I. ಪದಗಳ ಅರ್ಥ :

ಅನುರೂಪ - ಯೋಗ್ಯವಾದವನು

ಅರಿಕೆ - ಬಿನ್ನಹ

ಕೊರಗು - ನೋವು; ಸಂಕಟಪಡು.

ದಾಶರಾಜ - ಬೆಸ್ತರವನು; ಸತ್ಯವತಿಯ ತಂದೆ.

ಧರ್ಮಾಂತ್ರ - ಸದಾಚಾರ ಸಂಪನ್ಮೂಲ.

ಮಷ್ಟಪ್ಪಿ - ಹೂವಿನಮಳೆ

ಬ್ರಹ್ಮಚಾರಿ - ಮದುವೆ ಆಗದಿರುವವನು

ಶಾಳಭ್ಯ - ಹೊಗಳಿಕೆಗೆ ತಕ್ಕುದಾದ

ಸದೃಶ - ಸಮಾನವಾದ

ಅಪ್ಸರೆ - ದೇವತಾ ಸ್ತ್ರೀ

ಕಳಬಳ - ಆತಂಕದ ಮನಃಸ್ಥಿತಿ

ಕೋರಿಕೆ - ಮನವಿ

ದೇವವ್ರತ - ಭೀಷಣ ಹೆಸರು

ಪಶ್ಚಾತ್ತಾಪ - ತಪ್ಪಿನ ಅರಿವು

ಪ್ರತಿಜ್ಞ - ಶಪಥ; ವಾಗ್ದಾನ.

ಮತ್ಯರು - ಮಾನವರು

ಸತ್ಯವಂತ - ಸತ್ಯ ಮಾರ್ಗದಲ್ಲಿ ನಡೆಯುವವ.

ಹಗೆ - ದ್ವೇಷ

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ನೀಡಿರುವ ನಾಲ್ಕು ಆಯ್ದುಗಳಿಂದ ಸೂಕ್ತವಾದನ್ನು ಆಯ್ದು ಬರೆಯಿರಿ.

೧. ಶಂತನು ಸತ್ಯವತಿಯನ್ನು _____ ನದಿ ತೀರದಲ್ಲಿ ಭೇಣಿಯಾದನು.

- ಅ) ಗಂಗಾ ಬ) ಯಮುನಾ ಕ) ಕಾವೇರಿ ಡ) ಬ್ರಹ್ಮಪುತ್ರ

೨. ದೇವವೃತನು ಪ್ರತಿಜ್ಞೆ ಮಾಡಿದ್ದು _____ ಅವರ ಆಸೆ ತಣಿಸಲು.

- ಅ) ಸತ್ಯವತಿ ಬ) ದಾಶರಾಜ ಕ) ಶಂತನುವು ಡ) ದೇವರು

೩. ಎ.ಆರ್. ಕೃಷ್ಣಶಾಸ್ತ್ರಿ ಅವರ _____ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

- ಅ) ಬಂಕಿಮಚಂದ್ರ ಬ) ವಚನಭಾರತ ಕ) ಶ್ರೀಪತಿಯ ಕಥೆಗಳು ಡ) ಕಥಾಮೃತ

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಶಂತನು ಯಾವ ರಾಜ್ಯದ ರಾಜನಾಗಿದ್ದನು?

೨. ಭೀಷ್ಣನ ಮೂರ್ವದ ಹೆಸರೇನು?

೩. ಶಂತನು ಯಾವುದಕ್ಕೆ ಹೆಸರುವಾಸಿಯಾಗಿದ್ದನು?

೪. ದೇವವೃತನು ತನ್ನ ತಂದೆಯ ಚಿಂತನೆಯ ಕಾರಣವನ್ನು ಯಾರಿಂದ ತಿಳಿದುಕೊಂಡನು?

೫. ಶಂತನು ಮದುವೆ ಆಗಲು ಬಯಸಿದ ಬೆಸ್ತುರ ಮಗಳ ಹೆಸರೇನು?

೬. ಶಂತನುವು ಭೀಷ್ಣನನ್ನು ಏನೆಂದು ಹರಸಿದನು?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಶಂತನು ರಾಜನಲ್ಲಿದ್ದ ವ್ಯಕ್ತಿತ್ವದ ಗುಣವಿಶೇಷತೆಗಳೇನು?

೨. ಶಂತನು ದೇವವೃತನನ್ನು ಹಸ್ತಿನಾಮುರದ ಯುವರಾಜನಾಗಿ ಏಕೆ ಮಾಡಿದನು?

೩. ಶಂತನು ಮತ್ತು ಬೆಸ್ತುರ ಮದುಗಿಯ ಜೊತೆ ನಡೆದ ಸಂಭಾಷಣೆ ಏನು?

೪. ಶಂತನು ‘ಮಗಳನ್ನು ಮದುವೆ ಮಾಡಿಕೊಡಿ’ ಎಂದು ಕೇಳಿದಾಗ ಬೆಸ್ತುರವನು ಏನೆಂದು ಹೇಳಿದನು?

೫. ಬೆಸ್ತುರವನು ಶಂತನನನ್ನು ಏನೆಂದು ಕೋರಿದನು?

೬. ಚಿಂತಾಮಗ್ನಾನಿಗ್ರಹ ಶಂತನುವನನ್ನು ದೇವವೃತನು ಏನೆಂದು ಕೇಳಿದನು?

೭. ಶಂತನು ದೇವವೃತನಿಗೆ ತನ್ನ ಚಿಂತನೆಗೆ ಕಾರಣ ಏನೆಂದು ತಿಳಿಸಿದನು?

೮. ದಾಶರಾಜನು ದೇವವೃತನನ್ನು ಉದ್ದೇಶಿಸಿ ಏನು ಹೇಳಿದನು?

೬. ದಾಶರಾಜನು ದೇವಪ್ರತಿನಿಧಿ ಎರಡನೇ ಭಾರಿ ಏನೆಂದು ಕೋರಿದನು?

೭೦. ದೇವಪ್ರತಿನಿಧಿ ದಾಶರಾಜನ ಮುಂದೆ ಮಾಡಿದ ಪ್ರತಿಜ್ಞೆಗಳಾವುವು?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೮. ಶಂತನುವಿಗೆ ಒದಗಿಬಂದ ಚಿಂತೆಯನ್ನು ಭೀಷಣು ಹೇಗೆ ಪರಿಹರಿಸಿದನು?

೯. ಭೀಷಣು ಜನ್ಮತಾಳಿದ ಕಥೆಯನ್ನು ವಿವರಿಸಿ?

೧೦. ಸಂದರ್ಭದೊಡನೆ ವಿವರಿಸಿರಿ.

೧. ನಿಮ್ಮಂತ ಗುಣಶಾಲಿಗಳು ಮತ್ತಾರಿದ್ದಾರೆ?

೨. ಒಬ್ಬ ಮಗ ಮಗನಲ್ಲ.

೩. ಮಕ್ಕಳಲ್ಲಿದ್ದರೂ ನನಗೆ ಉತ್ತಮವಾದ ಲೋಕ ದೊರೆಯುತ್ತದೆ.

೪. ನೀನಾಗಿ ಸಾವನ್ನು ಅಪೇಕ್ಷಿಸುವವರೆಗೂ ನಿನಗೆ ಸಾವು ಬರದೆ ಇರಲಿ.

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳನ್ನು ಬಿಡಿಸಿ, ಸಂಧಿ ಹೆಚ್ಚಿಸಿರಿ.

ರಾಜ್ಯವಾಳು, ಗೀತೋಪದೇಶ, ಧರ್ಮಾರ್ಥ, ಆಸೆಯಾಗು, ಶಸ್ತಾಸ್ತ, ದಿವ್ಯಾಂಬರ.

ಆ) ಮಾದರಿಯಂತೆ ಕೂಡಿಸಿ ಬರೆಯಿರಿ.

ಮಾದರಿ : ಬೇಟೆ + ಆಡು = ಬೇಟೆಯಾಡು

ಕಾಲ + ಅನಂತರ, ರೂಪ + ಅಂತರ, ತಂದೆ + ಅನ್ನ, ಶ್ವೇಮ + ಆಗು.

ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.

ವಿದ್ಯಾವಂತ, ಸದೃಶ, ಹಿಂದೆ, ಹಿರಿಯ, ಸುಖ.

ಈ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬಳಸಿ ಬರೆಯಿರಿ.

ಸುವಾಸನೆ, ಅಪೂರ್ವ, ನಿಪುಣ, ತೇಜಸ್ಸು, ಪ್ರತಿಜ್ಞೆ, ಅಭಿಮತ, ಅನುರೂಪ.

೧೦) ಕೆಳಗಿನ ಪದಗಳಿಗೆ ಸಮಾನಾರ್ಥಕ ಪದಗಳನ್ನು ಬರೆಯಿರಿ.

ಕಾಡು, ತಂದೆ, ಮಗ, ಸಾವು, ಸತ್ಯ.

IV. ಸೈದ್ಧಾಂತಿಕ ವ್ಯಾಕರಣ :

ನುಡಿಗಟ್ಟು - ಪಡೆನುಡಿ

ವಿಶೇಷಾರ್ಥ ನೀಡುವ ಪದಪುಂಜವನ್ನು 'ಪಡೆನುಡಿ' ಅಥವಾ 'ನುಡಿಗಟ್ಟು' ಎಂದು ಕರೆಯಲಾಗುತ್ತದೆ. ಇಲ್ಲಿ ಪದಗಳ ಬಾಹ್ಯ ಅರ್ಥಸ್ಥಿಂತ ಸೂಚ್ಯಾರ್ಥ, ಭಾವಾರ್ಥ ಇಲ್ಲವೇ ಒಳ ಅರ್ಥ ಪ್ರಧಾನವಾಗಿರುತ್ತದೆ. ನುಡಿಗಟ್ಟುಗಳ ಬಳಕೆಯಿಂದ ಭಾಷೆಯ ಬಂಧ ಮತ್ತು ಸೊಬಗು ಹೆಚ್ಚಿಸುತ್ತದೆ.

ಉದಾಹರಣೆಗಳು :

<u>ನುಡಿಗಟ್ಟು</u>	<u>-</u>	<u>ಅರ್ಥ ವಿಶೇಷ</u>	<u>ನುಡಿಗಟ್ಟು</u>	<u>-</u>	<u>ಅರ್ಥ ವಿಶೇಷ</u>
ಕತ್ತಿಮಸೆ	-	ದ್ವೇಷ ಸಾಧಿಸು	ಹೊಂಚುಹಾಕು	-	ಸಮಯಸಾಧಿಸು
ಬೆನ್ನುತಟ್ಟು	-	ಮೈಲ್ತಾಹಿಸು	ತಲೆದೂಗು	-	ಮೆಚ್ಚಿಗೆ ಸೂಚಿಸು
ನಾಯಿಜನ್ನು	-	ಹೀನಬಾಳು	ವಿಷಕಾರು	-	ದ್ವೇಷ ಸಾಧಿಸು
ಮೃಮರೆ	-	ತಲ್ಲೀನನಾಗು	ಹೊಂಚು ಹಾಕು	-	ಸಮಯ ನಿರೀಕ್ಷಿಸು
ನಿಟ್ಟಿಸಿರು ಬಿಡು	-	ಬಿಡುಗಡೆ ಹೊಂದು	ಕಣ್ಣರೆ	-	ಎಚ್ಚರಗೊಳ್ಳು
ಕೃಕೊಡು	-	ಮೋಸಮಾಡು	ಕಾಡುಪಾಲಾಗು	-	ಅನಾಧನಾಗು
ಶತಾಯಗತಾಯ	-	ಹೇಗಾದರೂ ಮಾಡಿ	ತಲೆಬಾಗು	-	ಶರಣಾಗು, ಒಮ್ಮು
ಹೊಟ್ಟಿ ಉರಿ	-	ಅಸೂಯೆಪಡು	ಬೆನ್ನು ತಟ್ಟು	-	ಮೈಲ್ತಾಹಿಸು
ಕಾಲಿಗೆ ಬುದ್ಧಿಹೇಳು	-	ಓಡಿ ಹೋಗು	ಮುಖ ಕಪ್ಪಾಗು	-	ಅವಮಾನ ಹೊಂದು
ಗಂಟಲು ಕಟ್ಟು	-	ಗದ್ದಿತನಾಗು			

V. ಚಟುವಟಿಕೆಗಳು :

ಇ. ಎ. ಆರ್. ಕೃಷ್ಣಶಾಸ್ತ್ರೀ ಇವರು ಒರೆದ 'ವಚನಭಾರತ' ಕೃತಿಯನ್ನು ಓದಿರಿ.

ಇ. ಪ್ರಸ್ತುತ 'ಭೀಷ್ಣ ಪ್ರತಿಜ್ಞೆ' ಕಥಾ ಭಾಗವನ್ನು ಸಂಭಾಷಣೆಯ ರೂಪದಲ್ಲಿ ಒರೆದು, ಅಭಿನಯಿಸಿರಿ.





ಪಾಠ ಪ್ರಮೇಶ : ಹೊಸಗನ್ನಡ ಸಾಹಿತ್ಯದ ಇತಿಹಾಸದಲ್ಲಿ ನರೋದಯ ಕಾಲದ ಸಾಹಿತ್ಯ ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿದೆ. ಈ ಕಾಲದ ಮಹತ್ವದ ಕವಿಗಳಲ್ಲಿ ಬೇಂದ್ರೆಯವರು ಒಬ್ಬರು. ಬೇಂದ್ರೆಯವರ ಭಾವಗೀತೆಗಳು ಸಮಗ್ರ ಬದುಕಿನ ಭಂಡಾರವಾಗಿವೆ. ಇವರ ಕಾವ್ಯಗಳಲ್ಲಿ ಪ್ರಕೃತಿ ವಣಿನೇ ಕೇವಲ ವಣಿನೆಯಲ್ಲ. ಅದು ಬದುಕನೊಂದಿಗೆ ಮಿಳಿತವಾಗಿರುವ ಜ್ಯೇಷ್ಠನ್ಯಾದ ಶಕ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ‘ಬೆಳಗು ಜಾವ’ ಕವನ ಮಹತ್ವದ್ದಾಗಿದೆ.

‘ಬೆಳಗು ಜಾವ’ ಕವನವು ದಿನದ ಬೆಳಗನ್ನು ವರ್ಣಿಸುವ ಪದ್ಯ. ಇಲ್ಲಿ ಬೆಳಕನ್ನು ಮನ್ನಿಧ ಮತ್ತು ಬೇಟೆಗಾರನಿಗೆ ಹೋಲಿಸಲಾಗಿದೆ. ಪ್ರಾತಃಕಾಲದಲ್ಲಿ ನಿದ್ದೆ ಮಾಡುವ ತಾಮಸಿಗಳಾಗಿದೆ ಜ್ಯೇಷ್ಠನ್ಯಾವುಳ್ಳ ಸಾತ್ವಿಕರಾಗಿ, ಕಾರ್ಯತತ್ವರಾಗಿ ಬದುಕಬೇಕೆಂದು ಕವಿ ಕರೆ ನೀಡಿದ್ದಾರೆ.

ಯೋಷ್ವನದ ಸುಗ್ರಿ ಜೀವಮಾನದಲ್ಲಿ ಒಮ್ಮೆ ಮಾತ್ರ ಬರುವಂಥಿದ್ದು. ಆದುದರಿಂದ ಆದರ ಸದುಪಯೋಗವನ್ನು ಮಾಡಿಕೊಳ್ಳಬೇಕು ಎಂಬ ಆಶಯವನ್ನು ಕವಿ ಇಲ್ಲಿ ವ್ಯಕ್ತಪಡಿಸಿದ್ದಾರೆ.



ಏಳು ಚಿನ್ನು ಬೆಳಗಾಯ್ತು ಅಣ್ಣ, ಮೂಡಲವು ತೆರೆಯಿ ಕಣ್ಣ,
ನಕ್ಕತ್ತ ಜಾರಿ ತಮವೆಲ್ಲ ಸೋರಿ, ಮಿಗಿಲಹುದು ಬಾನ ಬಣ್ಣ,
ಜೇನ್ಮೋಳಿದ ಹೆದೆಗೆ ಹೊಬಾಣ ಹೊಡಿ ರುಖಂ ಎಂದು ಬಿಟ್ಟ ಮಾರ.
ಗುಡಿಗೋಪುರಕ್ಕು ಬಲೆ ಬೀಸಿ ಬಂದ ಅಗೋ ಬೆಳಕು-ಬೇಟೆಗಾರ

॥ ೭ ॥

ನಿಶೇಯಿಳಿದ ಉಪ್ಪೆಯ ಎಳೆನಗೆಯ ಬಗೆಗೆ ಸೋತಿರಲು ಜಗವು ಸವಿಗೆ
ಕಣ್ಣೆದಿರು ಬಂದು ಕಟ್ಟಿತ್ತು ಕನಸು; ಕೂಗೊಂದು ಬಂತು ಕಿವಿಗೆ:
ಮಕ್ಕಳಿರ ಕೇಳಿ. ರಸ ಕುಡಿಯಲೇಳಿ, ಮುಸಿನಿದ್ದೆಗಿದ್ದೆ ಸಾಕು.

ಈ ತುಂಬಿಬಾಳು ತುಂಬಿರುವ ತನಕ ತುಂತುಂಬಿ ಕುಡಿಯಬೇಕು

॥ ೨ ॥

ಯಾವಾಗೋ ಕೋಳಿ ಕೂಗಿಹುದು ಏಳಿ, ತಡವೇಕೆ ಪಾನಕೇಳಿ.

ಮೊದಲಾಗಲೀಗ, ಅಂಗಡಿಯ ಕದವ ಈ ಕ್ಷಣಕೆ ತೆರೆಯ ಹೇಳಿ.

ಜೀವನದ ನದಿಗೆ ಸೆಳವಿಹುದು. ಮರಣ ಬಂದಿತು ಕ್ಷಣವು ಮರಳಿ

ಹೋದವರು ತಿರುಗಿ ಬಂದಾರೆ, ಅವರು ಬರಲಿಕ್ಕು ಇಲ್ಲ ಮರಳಿ ॥ ೩ ॥

ಬಾನ್ ಹೊಗರಲುಂಟು, ಮರ ಚಿಗುರಲುಂಟು, ಬರಲುಂಟೆ ಸುಗ್ಗಿ ಮತ್ತೆ?

ಮುಖುಗಿರಲಿ ಮುಷ್ಟು ಚಿಂತನದಿ ತಾನು ಹರೆಯಕ್ಕೆ ಬೇರೆ ಹೊತ್ತೆ? ॥ ೪ ॥

- ಡ. ರಾ. ಬೇಂದ್ರ

* * * *

ಕೃತಿಕಾರರ ಪರಿಚಯ :

‘ಅಂಬಿಕಾಶನಯದತ್ತ’ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾದ ದತ್ತಾತ್ರೇಯ ರಾಮಚಂದ್ರ ಬೇಂದ್ರ ಅವರು ಇಲ್ಲೇ ಜನಪರಿ ಇಗರಂದು ಧಾರವಾಡದಲ್ಲಿ ಜನಿಸಿದರು. ಇವರು ನವೋದಯ ಕಾಲದ ಮಹತ್ವದ ಕವಿಗಳಲ್ಲಿ ಒಬ್ಬರು. ‘ಗರಿ’, ‘ಸಖೀಗಿತ’, ‘ಗಂಗಾವಶರಣ’, ‘ನಾದಲೀಲೆ’ ಮುಂತಾದವು ಇವರ ಪ್ರಸಿದ್ಧ ಕವನ ಸಂಕಲನಗಳು. ಇವರ ‘ಅರಳು-ಮರಳು’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ‘ನಾಕುತಂತಿ’ ಕೃತಿಗೆ ಜಾಫನಪೀಠ ಪ್ರಶಸ್ತಿ ದೂರೆತಿವೆ. ಇಲ್ಲಿಗಾಗಿ ಅಕ್ಷಯ್ಯಬರ್ ಇತ್ತೀಚ್ಚಿತ್ತ ಅವರು ಇವರ ಪ್ರಸಿದ್ಧತ್ವದಲ್ಲಿ ಒಂದು ಮುಖ್ಯ ಪಾತ್ರವನ್ನು ವಹಿಸಿದರು.

ಪ್ರಸ್ತುತ ‘ಬೆಳಗು ಜಾವ’ ಪದ್ಯವು ಒಂದು ಸಾನೆಟ್. ಸಾನೆಟ್ ಇಂಗ್ಲೀಷ್ ಭಾಷೆಯಿಂದ ಕನ್ನಡಕ್ಕೆ ಬಂದ ಪದ್ಯ ರೂಪ. ಇದರಲ್ಲಿ ಇಲ್ಲಿ ಸಾಲುಗಳಿರುತ್ತವೆ. ಇದನ್ನು ಕನ್ನಡದಲ್ಲಿ ‘ಸುನೀತ’ ಎಂದು ಕರೆಯುತ್ತಾರೆ. ಪ್ರಸ್ತುತ ಕವಿತೆಯನ್ನು ‘ವಿನಯ’ ಕವನ ಸಂಕಲನದಿಂದ ಅರಿಸಲಾಗಿದೆ.



ಅಭ್ಯಾಸ

I. ಪದಗಳ ಅರ್ಥ :

ಲಂಡ - ಮುಂಬೆಳೆಗು; ಮುಂಜಾವು.

ಚಿಂತನ - ಯೋಗ್ಯ ಯೋಚನೆ

ತಮ್ಮ - ಕತ್ತಲು

ನಿಶ್ಚಯ - ರಾತ್ರಿ; ಮಂಪರು.

ಬಾನು - ಆಕಾಶ

ಮರಣ - ಮರ್ತಿ; ಹಿಂದಿರುಗಿ.

ಮಿಗಿಲು - ಹೆಚ್ಚು

ರಸ - ಅನುಭವದ ಸವಿ; ಸಾರ.

ಹಸಿನಿದ್ದೆ - ಆಲಸ್ಯದ ವಿಶ್ರಾಂತಿ; ಸುಖ್ಯನಿದ್ದೆ.

ಹೊತ್ತು - ಸಮಯ; ಗಳಿಗೆ; ವೇಳೆ.

ಕದ - ಬಾಗಿಲು

ಜಗ - ಜಗತ್ತು; ಪ್ರಪಂಚ; ವಿಶ್ವ; ಲೋಕ.

ನಕ್ಷತ್ರ ಜಾರಿ - ರಾತ್ರಿ ಕಳೆದು

ಪಾನಕೇಳಿ - ಪಾನೀಯ ಕುಡಿಯುವುದಕ್ಕೆ ಎದ್ದೇಳಿ

ಬೆಳಕು ಬೇಟೆಗಾರ - ಸೂರ್ಯ

ಮಾರ - ಮನ್ಯಧ

ಮೂಡಲು - ಪೂರ್ವದಿಕ್ಕು

ಹರೆಯ - ಹದಿವಯಸ್ಸು; ಯೌವ್ವನ; ಪ್ರಾಯ.

ಹೊಗರು - ಕಾಂತಿ

ಹೋದವರು - ಮರಣ ಹೊಂದಿದವರು

II. ಪ್ರಶ್ನೆಗಳು :

ಅ) ಖಾಲಿ ಬಿಟ್ಟೆರುವ ಜಾಗದಲ್ಲಿ ಸೂಕ್ತ ಪದವನ್ನು ಆವರಣದಿಂದ ಆರಿಸಿ ಬರೆಯಿರಿ.

ಇ. 'ಮೂಡಲವು ತೆರೆಯ ಕಣ್ಣ' ಎಂದರೆ _____

ಅ) ಸೂರ್ಯಾಸ್ತ

ಇ) ಚಂದ್ರೋದಯ

ಆ) ಸೂರ್ಯೋದಯ

ಇ) ಗೋಧೂಳಿ

ಇ. ಬೇಂದ್ರೆಯವರು ಬೆಳಕನ್ನು ಇವರಿಗೆ ಹೋಲಿಸಿದ್ದಾರೆ _____

ಅ) ಮಾರ-ಬೇಟೆಗಾರ

ಇ) ಮಕ್ಕಳು-ಮುದುಕರು

ಆ) ಮಾರ-ಮಾಟಗಾರ

ಇ) ಜೀನು-ಗುಡಿಗೋಮರ

ಇ. ಬೇಂದ್ರೆಯವರಿಗೆ ಜ್ಞಾನಪೀಠ ಪ್ರಶ್ನಿಯನ್ನು ತಂದುಕೊಟ್ಟ ಕೃತಿ _____

ಅ) ವಿನಯ

ಇ) ನಾದಲೀಲೆ

ಆ) ಗಂಗಾವತರಣ

ಇ) ನಾಕುತಂತಿ

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ನಕ್ಕತ್ತ ಜಾರಿ, ತಮವೆಲ್ಲ ಸೋರಿದುದು ಯಾವಾಗ?
೨. ಜೇನೊಣಿದ ಹೆದೆಗೆ ಹೊಬಾಣ ಹೊಡಿದವನು ಯಾರು?
೩. ಕವಿಗೆ ಜಗವು ಸವಿಯಾಗಿ ಯಾವಾಗ ಕಂಡಿತು?
೪. ಕವಿ ಮಕ್ಕಳಿಗೆ ಹುಸಿನಿದ್ದೆ ಸಾಕು ಮೇಲೇಇ ಎಂದು ಏಕೆ ಕರೆ ನೀಡುತ್ತಾರೆ?
೫. ಜೀವನದ ನದಿಗೆ ಆತಂಕಗಳೇನು?
೬. ಮುಪ್ಪು ಯಾವುದರಲ್ಲಿ ಮುಖುಗಿರುತ್ತದೆ?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಬೆಳಕೆಂಬ ಬೇಟೆಗಾರ ಬಂದಾಗ ಪ್ರಕೃತಿಯಲ್ಲಿ ಯಾವ ಬದಲಾವಣೆಗಳಾಗುತ್ತವೆ?
೨. ಜೀವನದ ಸವಿಯನ್ನು ಸವಿಯಲು ತಡಮಾಡಬಾರದು, ಏಕೆ?
೩. ‘ಬೆಳಗು ಜಾವ’ ಕವಿತೆಯಲ್ಲಿ ಕವಿ ನೀಡಿರುವ ಸಂದೇಶವೇನು?

ಈ) ಕೆಳಗಿನ ಪ್ರಶ್ನೆಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ‘ಬೆಳಗು ಜಾವ’ ಪದ್ಯದ ಸಾರಾಂಶವನ್ನು ನಿಮ್ಮ ಮಾತುಗಳಲ್ಲಿ ಬರೆಯಿರಿ.

ಉ) ಸಂದರ್ಭದೊಡನೆ ವಿವರಿಸಿರಿ.

೧. ಈ ತುಂಬಿ ಬಾಳು ತುಂಬಿರುವ ತನಕ ತುಂತುಂಬಿ ಕುಡಿಯಬೇಕು.
೨. ಜೇನೊಣಿದ ಹೆದೆಗೆ ಹೊಬಾಣ ಹೊಡಿ ರುಧಿಂ ಎಂದು ಬಿಟ್ಟ ಮಾರ.
೩. ಜೀವನದ ನದಿಗೆ ಸೆಳೆವಿಹುದು.
೪. ಮುಖುಗಿರಲಿ ಮುಪ್ಪು ಚಿಂತನದಿ ತಾನು ಹರೆಯಕ್ಕೆ ಬೇರೆ ಹೊತ್ತೆ?

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬಳಸಿ ಬರೆಯಿರಿ.
ಬೆಳಗಾಯ್ದು, ಹೊಬಾಣ, ಹುಸಿನಿದ್ದೆ, ಬಲೆಬೀಸು. ಎಳೆನಗೆ.

ಆ) ಕೆಳಗಿನ ಪದಗಳಿಗೆ ತತ್ವಮ - ತದ್ವವ ರೂಪ ಬರೆಯಿರಿ.

ಬಣ್ಣ, ಕ್ಷಣ, ಹರೆಯ.

ಇ) ಕೆಳಗಿನ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.

ಪಳು, ಬೆಳಕು, ಸರಸ, ಸಹಕಾರ, ಮುಪ್ಪ.

ಈ) ಕೆಳಗಿನ ಪದಗಳಿಗೆ ಸ್ತ್ರೀಲಿಂಗ ರೂಪ ಬರೆಯಿರಿ.

ಯುವಕ, ಮಹಾರಾಜ, ಗೆಳೆಯ, ಸಚಿವ, ಅಣ್ಣ.

IV. ಚಟಪುವಟಿಕೆಗಳು :

೧. ಈ ಕವಿತೆಯ ನಿನೇ ಮತ್ತು ಲಿನೇ ಚರಣಗಳನ್ನು ಕಂಠಪಾಠ ಮಾಡಿರಿ.

೨. ಈ ಪದ್ಯದಲ್ಲಿ ಬರುವ ಅಂತ್ಯಪ್ರಾಸ ಪದಗಳನ್ನು ಪಟ್ಟಿ ಮಾಡಿ.

೩. ಸೂರ್ಯೋದಯದ ಸೊಬಗನ್ನು ವರ್ಣಿಸಿರುವ ಇತರ ಕವಿಗಳ ಕವಿತೆಗಳನ್ನು ಸಂಗ್ರಹಿಸಿ ಓದಿರಿ.



೧೦. ಅಟ್ಟಿ ಹತ್ತೆ ಬೇಡ



ಪಾಠ ಪ್ರವೇಶ : ಹಲವು ಶತಮಾನಗಳಿಂದ ತುಳಿತಕ್ಕೆ ಒಳಗಾಗಿ, ನೋವು ನುಂಗಿಕೊಂಡಿದ್ದ ಮನಸ್ಸಿಗಳು ಶೋಷಣೆಯ ವಿರುದ್ಧ ಧ್ವನಿ ಎತ್ತಿದ ಸಾಹಿತ್ಯವೇ ಬಂಡಾಯ ಸಾಹಿತ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತಮಗಾದ ದುಃಖ ದುರ್ಭಾನಗಳನ್ನು ಮನಸ್ಸಿಗೆ ಮುಟ್ಟುವಂತೆ ಹೃದಯಕ್ಕೆ ತಟ್ಟುವಂತೆ ಬರೆವರೀಗೆ ಮೂಲಕ ವ್ಯಕ್ತಗೊಂಡ ಸಾಹಿತ್ಯ ಪ್ರಕಾರ. ಸಮಾಜದ ಮುಖ್ಯವಾಹಿನಿಯಲ್ಲಿ ತಮ್ಮ ಹಕ್ಕು ಸಾಫಿಸಲು ಅನುಕಂಪ, ಅವಕಾಶವನ್ನು ಬೇಡದೆ ಅವಕಾಶವನ್ನು ನಾವೇ ಮುದುಕುವೆವು ಎನ್ನುವ ಸಂಕಲ್ಪ, ಸಾಮಾಜಿಕ ಕಳಕಳಿ, ಅಸಮಾನತೆ ಹಾಗೂ ಅನ್ಯಾಯದ ವಿರುದ್ಧ ಪ್ರತಿಭಟನೆ ಇವು ಬಂಡಾಯ ಸಾಹಿತ್ಯದ ಪ್ರಮುಖ ಲಕ್ಷಣಗಳು.

ಮುಕ್ಕಳಲ್ಲಿ ಕುತೂಹಲ, ಸಾಹಸ ಪ್ರವೃತ್ತಿ ಸಹಜವಾಗಿರುತ್ತದೆ. ಎಂತಹ ಕೆಲಸವನ್ನಾದರೂ ಮಾಡಬಲ್ಲವು ಎನ್ನುವ ಮನೋಸ್ಥೀಯ ಇರುತ್ತದೆ. ತಮ್ಮ ಇಚ್ಛಿತ ಗುರಿ ಸಾಧನೆಗೆ ಯಾರೇ ಅಡ್ಡಿಯನ್ನುಂಟು ಮಾಡಿದರೂ ಎದೆಗುಂದದೆ ಮುನ್ನಗ್ಗಬಲ್ಲವರಾಗಿರುತ್ತಾರೆ. ತಮ್ಮ ಆಸೆ ಆಕಾಂಕ್ಷೆಗಳಿಗೆ ವಿರೋಧ ವ್ಯಕ್ತವಾದಾಗ ಸಂಪ್ರದಾಯಗಳನ್ನು ಧಿಕ್ಕರಿಸಿ ಶೇಷವಾದುದನ್ನು ಮಾಡಿಯೇ ತೀರುತ್ತೇವೆ ಎಂಬ ಸಂಕಲ್ಪ ಮಾಡುತ್ತಾರೆ. ಶೋಷಿತರ ಮನಸ್ಸಿಗಳೂ ಅದೇ ರೀತಿಯಲ್ಲಿರುತ್ತವೆ ಎಂಬುದನ್ನು ಪ್ರಸ್ತುತ ‘ಅಟ್ಟಿ ಹತ್ತೆ ಬೇಡ’ ಕವನದಲ್ಲಿ ವ್ಯಕ್ತವಾಗಿದೆ.



ಅಜ್ಞ : ಅಟ್ಟ ಹತ್ತೆಬೇಡ ಮರಿ
ಬೀಳಿಸಲೆಂದೇ ಜಾಳಾಗಿ ಕಟ್ಟಿರುತ್ತಾರೆ

ಮಗ : ಹಾಗಾದರೆ ಬೆಟ್ಟ ಹತ್ತುತ್ತೇನೆ ಅಜ್ಞ
ಕಲ್ಲು ಮುಳ್ಳಿಗಳನ್ನು ಹಾದು
ಮೇಲೆ ಹೋಗುತ್ತೇನೆ.
ದೂರದ ಬೆಟ್ಟ ಎಷ್ಟೊಂದು ನುಣಿಮು.

ಅಜ್ಞ : ಅಟ್ಟ ಹತ್ತೆದವನು
ಬೆಟ್ಟ ಹತ್ತುತ್ತಾನೆಯೆ ಎಂದು
ನಕ್ಕಾರು ಮಂದಿ ನನಕಂದ

ಮಗ : ಹೌದಜ್ಞ
ಅಟ್ಟ ಹತ್ತೆದವನು
ಬೆಟ್ಟ ಹತ್ತುತ್ತಾನೆಂದು ತೋರಿಸಬೇಕಾಗಿದೆ.
ಅಟ್ಟ ಮನುಷ್ಯ ಕಟ್ಟಿರುತ್ತಾನೆ
ಬೆಟ್ಟ ಅವನಿಂದ ನಿಮಿಂತವಲ್ಲ
ಅದಕ್ಕೆ ಅಟ್ಟ ನೋಡದೆ ಬೆಟ್ಟ ಹತ್ತುತ್ತೇನೆ
ಮೇಲೇರಿ ನಿಲ್ಲುತ್ತೇನೆ.

– ಎಲ್. ಹನುಮಂತಯ್ಯ

* * * *

ಕೃತಿಕಾರರ ಪರಿಚಯ :

ಡಾ. ಎಲ್. ಹನುಮಂತಯ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಮೇಶ್ವರ ಗ್ರಾಮದಲ್ಲಿ ಇಂಡಿಯನ್ ರಲ್ಯು ಜನಿಸಿದರು. ಇವರು ‘ಬಂಡಾಯ ಕಥೆಗಳಲ್ಲಿ ದಲಿತ ಪ್ರಜ್ಞೆ’ ಎಂಬ ಮಹಾಪ್ರಬಂಧಕ್ಕೆ ಒಿಹೆಚ್.ಡಿ. ಪದವಿಯನ್ನು ಪಡೆದಿದ್ದಾರೆ. ಶ್ರೀಯುತರು ‘ಕಪ್ಪಕೆಣ್ಣಿನ ಹುಡುಗಿ’, ‘ಅವ್ವನ ಕವಿತೆ’, ‘ಜೀವಗಾನ’, ‘ಕಣಂರಾಗ’, ‘ಅಕ್ಷಾರ ಅಕ್ಷಾರವೇ’ ಮುಂತಾದ ಕವನ ಸಂಕಲನಗಳನ್ನು, ‘ಅಂಬೇಡ್ಕರ್’ (ನಾಟಕ), ‘ದಲಿತ ಲೋಕದ ಒಳಗೆ’, ‘ಅಂಬೇಡ್ಕರ್’ ಮತ್ತು ಸಮಾಲೀನ’ ಮುಂತಾದ ವೈಚಾರಿಕ ಕೃತಿಗಳನ್ನು ಬರೆದಿದ್ದಾರೆ.

ಇವರಿಗೆ ಕನಾಣಿಕ ರಾಜ್ಯ ಸಕಾರದ ಅಂಬೇಡ್ಕರ್ ಪ್ರಶಸ್ತಿ, ಅತ್ಯಿಮಬ್ಧ ಪ್ರಶಸ್ತಿ ಮತ್ತು ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿವೆ. ಶ್ರೀಯುತರು ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ‘ಅಟ್ಟ ಹತ್ತೆ ಬೇಡ’ ಪದ್ಯವನ್ನು ‘ಅವ್ವನ ಕವಿತೆ’ ಎಂಬ ಕವನ ಸಂಕಲನದಿಂದ ಆರಿಸಿದೆ.



I. ಪದಗಳ ಅರ್ಥ :

ಅಟ್ಟ - ಮಹಡಿ; ಎತ್ತರದ ಸ್ಥಳ.

ಚಾಳು - ಕೊಳ್ಳು

ಹಾದು - ದಾಟ; ಮೀರಿ.

ಮರಿ - ಮಗು

ಮಂದಿ - ಜನ

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಅಜ್ಞನು ಮಗನಿಗೆ ಅಟ್ಟ ಹತ್ತೆ ಬೇಡ ಎಂದು ಏಕೆ ಹೇಳುತ್ತಾನೆ?
೨. ಅಟ್ಟ ನೋಡದ ಬೆಟ್ಟ ಹತ್ತುತ್ತೇನೆ ಎನ್ನುವ ಮಾತಿನಲ್ಲಿ ವ್ಯಕ್ತಗೊಂಡಿರುವ ಭಾವನೆಗಳೇನು?
೩. ದೂರದ ಬೆಟ್ಟ ಹೇಗೆ ಕಾಣುತ್ತದೆ?
೪. ಮಗು ಬೆಟ್ಟ ಹತ್ತುಲು ಬಯಸಿದ್ದು ಏಕೆ?
೫. ಡಾ. ಎಲ್. ಹನುಮಂತಯ್ಯನವರು ಯಾವ ವಿಷಯದ ಮೇಲೆ ಪಿಹೆಚ್.ಡಿ. ಪದವಿ ಪಡೆದಿದ್ದಾರೆ?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಬರೆಯಿರಿ.

೧. ಬೆಟ್ಟ ಹತ್ತುವ ಹಾದಿ ಹೇಗಿರುತ್ತದೆ?
೨. ಅಟ್ಟ ಮತ್ತು ಬೆಟ್ಟಕ್ಕಿರುವ ವ್ಯಾತ್ಯಾಸಗಳೇನು?
೩. ‘ಬೆಟ್ಟ ಹತ್ತ ಬೇಡ’ ಕವಿತೆಯಲ್ಲಿ ಮುಡುಗನ ಸಂಕಲ್ಪವೇನು?
೪. ‘ಬೆಟ್ಟ ಹತ್ತ ಬೇಡ’ ಕವಿತೆಯಲ್ಲಿ ಅಜ್ಞನ ಉಪದೇಶವೇನು?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು -ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ‘ಅಟ್ಟ ಹತ್ತ ಬೇಡ’ ಕವಿತೆಯಲ್ಲಿ ವ್ಯಕ್ತವಾಗಿರುವ ಕವಿಯ ಭಾವನೆಗಳೇನು?
೨. ‘ಅಟ್ಟ ಹತ್ತ ಬೇಡ’ ಎನ್ನುವ ಅಜ್ಞನ ಮಾತಿಗೆ ಮಗನ ಸವಾಲು ಏನು?

ಈ) ಸಂದರ್ಭದೊಡನೆ ವಿವರಿಸಿರಿ.

೧. ಅಟ್ಟ ಹತ್ತದವನು ಬೆಟ್ಟ ಹತ್ತುತ್ತಾನೆಯೆ
೨. ಅಟ್ಟ ನೋಡದ ಬೆಟ್ಟ ಹತ್ತುತ್ತೇನೆ

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.
ಬೇಡ, ನುಣುಪು, ಬೀಳಿಸು, ದೂರ, ಹತ್ತು.

ಆ) ಕೆಳಗಿನ ಪದಗಳಿಗೆ ನಾನಾರ್ಥಕ ಬರೆಯಿರಿ.
ಹತ್ತು, ಬೇಡ.

ಇ) ಕೆಳಗಿನ ಪದಗಳ ವಿಶೇಷಾರ್ಥಗಳನ್ನು ಅದೇ ಅರ್ಥ ಬರುವಂತೆ ವಾಕ್ಯಗಳನ್ನು ರಚಿಸಿರಿ.
ಅಟ್ಟ ಹತ್ತಿಸು - ಅತಿಯಾಗಿ ಹೊಗಜು
ದೂರದ ಬೆಟ್ಟ ಕೆಣ್ಣಿಗೆ ನುಣ್ಣಿಗೆ - ಕೈಗೆ ಸಿಗದ
ಬೀಳಿಸು - ಸೋಲಿಸು
ಮೇಲೇರಿ ನಿಲ್ಲು - ಬಲಿಷ್ಠನಾಗು

ಈ) ಕಲ್ಲುಮುಳ್ಳು - ಇಂತಹ ಐದು ಜೋಡಿ ಪದಗಳನ್ನು ಬರೆಯಿರಿ.

IV. ಒಟ್ಟುವಟಿಕೆಗಳು :

೧. ದಲಿತ ಸಾಹಿತ್ಯದ ಪ್ರಮುಖ ಸಾಹಿತ್ಯಗಳ ಹೆಸರುಗಳನ್ನು ಪಟ್ಟಿಮಾಡಿ.
೨. ವ್ಯವಸ್ಥೆಯ ವಿರುದ್ಧ ದ್ವಿನಿ ಎತ್ತಿರುವ ಇನ್ನಿತರ ಕವನಗಳನ್ನು ಗ್ರಂಥಾಲಯದಿಂದ ಪಡೆದು ಓದಿರಿ.



೧೧. ಶಬರಿ



ಪಾಠ ಪ್ರವೇಶ : ಶ್ರೀರಾಮನು ವನವಾಸದ ಸಂದರ್ಭದಲ್ಲಿ ಕಾಡಲ್ಲಿ ಅಲೆಯುತ್ತಿದ್ದಾಗ ಕಬಂಧನೆಂಬ ರಾಕ್ಷಸನಿಗೆ ಮೋಕ್ಷ ನೀಡುತ್ತಾನೆ. ಕಲ್ಲಾಗಿದ್ದ ಅಹಲ್ಯೆಗೆ ಮರಳಿ ರೂಪ ನೀಡುತ್ತಾನೆ. ಮುಷಿಮುನಿಗಳ ಸಂಕಟ ಪರಿಹರಿಸುತ್ತಾನೆ. ಅಂತೆಯೇ ಶಬರಿಯೆಂಬ ವೃದ್ಧ ಇಂದಲ್ಲ ನಾಳೆ ರಾಮ ತನ್ನ ಬಳಿಗೆ ಬಂದಾನೆಂಬ ಆಸೆಯಲ್ಲಿ ಕಾಯುತ್ತೆ ಕೂತಿರುತ್ತಾಳೆ. ಪ್ರಮಾಣೀಕರಾದ ಮನಸ್ಸು ಹೊಂದಿದ್ದರೆ ದೇವರೂ ಕೂಡ ನಮ್ಮ ಬಳಿಗೇ ಬರುತ್ತಾನೆ ಎನ್ನುವ ನಂಬಿಕೆಯನ್ನು ಈ ಕವನ ವಿವರಿಸುತ್ತದೆ.

ವಿಂದ್ಯಾಟವಿಯಲಿ ಇದ್ದಳು ಶಬರಿ
ರಾಮನ ಕನಸೇ ಮರವಾಗಿ
ಮರದಲ್ಲರಳಿದ್ದವು ಹೊಗಳು
ರಾಮ ನಾಮವೇ ಜೇನಾಗಿ

ಸುತ್ತುಮುತ್ತಲನು ನೋಡುತ್ತಿದ್ದಳು
ಬಂದನೇ? ಬರುವನೆ ಶ್ರೀರಾಮ?
ಕಾಣದೆ ರಾಮಗೆ ನಿಟ್ಟುಸಿರಿಡುವಳು
ಅಯ್ಯೋ! ಬರಡಾಯಿತು ಜನುಮು

ಮರಗಿಡಗಳ ಎಲೆ ಅಲುಗಾಡಲು, ಅವು
ರಾಮನ ನೋಡಿರಬಹುದೆಂದು
ಕಾಮನಬಿಲ್ಲನು ನೋಡಿ ಕುಣಿಯುವ
ಮಗು ಮನಸಿನ ಒಳತೊರುವಳು

ಮೃಗ ಪಡ್ಡಿಗಳು ಸುಳಿದಾಡಿದರಾಕಡೆ
ರಾಮನೆ ಬಂದಿರಬಹುದೆಂದು
'ನನೆನ್ನಾಡೆಯನೆ ಬಂದೆಯ' ಎನುವಳು
ಸೊಂಟದ ನೋವಿದ್ದರು ಎದ್ದು



ಆ ಬೆಳಗಿನ ಕನಸಲಿ ಅವಳಿಗೆ
ಶ್ರೀರಾಮನು ಲಕ್ಷ್ಮಣಸಹಿತ
ಬರುವುದು ಕಂಡಂತಾಯಿತು ತಕ್ಷಣ
ಎದ್ದಳು ರಾಮನ ಜಪಿಸುತ್ತೇ

ನಿತ್ಯ ವಿಧಿಗಳ ತೀರಿಸಿ ಕೊಯ್ದಳು
ಅನೇಕ ಮರಗಿಡಗಳ ಹಣ್ಣು
ಆರಿಸಿಕೊಡಬೇಕೆನ್ನುತ್ತ ಮುದತಳೆದಳು
ಕಣ್ಣನ್ನೂ ಹಣ್ಣಾಗಿಸಿ ನಿಂತು

ರಾಮ ಬಂದನು ಶಬರಿಯ ಮನೆಗೆ
ಮೊಗ್ಗು ಅರಳಿ ಹೂ ಬಿರಿದಂತೆ
ಅಪ್ಪಿ ಹಿಡಿದನು ಶಬರಿಯ, ತಾನು
ಕೌಸಲ್ಯೆಯ ಬಳಿಯಲೆ ಇರುವಂತೆ

ಶಬರಿ ಪೂಸಿದಳು ರಾಮನ ಮೈಮನ
ಸುಗಳನು ಪ್ರೀತಿಯ ಕೈಯಿಂದ
ಕಣ್ಣಗಳಾದುವು ಬೆಳಗಿನ ಮಂಜು
ಗರಿಕೆಯ ಮೇಲಿಂದಿಳಿವಂಧ

ಎತ್ತಿ ತಂದಳು ಹಣ್ಣಿನ ಬುಟ್ಟಿಯು
ಆರಿಸಿಕೊಡಲಿಕೆ ಹಣ್ಣಗಳ
ಕಚ್ಚಿ ನೋಡಿ, ಸವಿ ಇರುವುದನೇತ್ತಿ
ಕೊಟ್ಟಳು ‘ತಿನ್ನ ನೀನೆನ್ನುತ್ತೆ

ರಾಮನು ಕೌಸಲ್ಯೆಯ ಕೈತತ್ತು
ನೆನಪಿಸಿ ತಿಂದನು ಮೈಮರೆತು
ಹೇಳಿದ ಶಬರಿಗೆ ‘ತುಂಬಿತು ಹೊಟ್ಟೆ
ತಿನ್ನಲೆ ಇಲ್ಲ ಇಂಥದ್ದು’

ಶಬರಿಯ ಕಣ್ಣಿನ ಹೊರಪರೆ ಹರಿದು
ಶ್ರೀರಾಮನು ಕಂಡನು ಹರಿಯಾಗಿ
ಒಳಗಣ್ಣಲ್ಲಿ ಸಾರ್ಥಕದ ಸವಿಹುಟ್ಟಿ
ಹೊರಗಣ್ಣಲ್ಲಿ ಹರಿಯಿತು ನದಿಯಾಗಿ

- ಡಾ. ನಾ. ಮೋಗಸಾಲೆ


* * * *

ಹಿನ್ನೆಲೆ ಕಥೆ :

ಶಬರಿಯು ಮತಂಗ ಮುನಿಗಳ ಆಶ್ರಮದಲ್ಲಿದ್ದ ಓವರ್ ವೃದ್ಧಿ. ಈಕೆ ಮತಂಗ ಮುನಿಗಳ ಕಾಲಾನಂತರ ಶ್ರೀರಾಮನ ದರ್ಶನಕ್ಕಾಗಿ ಕಾತರಿಸಿ ಕಾದಿದ್ದಳು. ಸೀತಾಪರಹಣದ ನಂತರ ದುಃಖಿತನಾಗಿ ಸಾಗುತ್ತಿದ್ದ ರಾಮನು ತಪ್ಪಿಯೊಬ್ಬರ ಸಲಹೆಯಂತೆ ತನ್ನ ತಮ್ಮನಾದ ಲಕ್ಷ್ಣನೊಡಗೂಡಿ ಮತಂಗಾಶ್ರಮಕ್ಕೆ ಬರುತ್ತಾನೆ. ಅಲ್ಲಿ ಶಬರಿಯು ತನ್ನ ಬಹುದಿನಗಳ ಕಾರ್ಯವಿಕೆ ಕೊನೆಗೂ ಫಲಿಸಿತೆಂದು ಖುಷಿಪಟ್ಟು ಸಂಭ್ರಮದಿಂದ ಆತನನ್ನು ಉಪಚರಿಸುತ್ತಾಳೆ. ಆತನೂ ತನ್ನ ತಾಯಿಯ ಪ್ರೇಮವನ್ನು ಶಬರಿಯಲ್ಲಿ ಕಾಣುತ್ತಾನೆ. ಶಬರಿಯು ಶ್ರೀರಾಮನ ದರ್ಶನಾನಂತರ ತನ್ನ ಬದುಕಿನಲ್ಲಿ ಸಾಧಿಸುವಂಥಾದ್ದೇನಿಲ್ಲವೆಂದು ದಿವ್ಯಸಾಂಪುಜ್ಞವನ್ನು ಹೊಂದುತ್ತಾಳೆ. ನಿಷ್ಳಾಲೃತ ಪ್ರೀತಿ, ಆದರ, ಆತಿಧ್ಯ, ಭಕ್ತಿ, ವಿನಯ, ಮುಗ್ಧತೆಗಳಿಗೆ ಶಬರಿ ಸಂಕೇತವಾಗಿದ್ದಾಳೆ.

ಕೃತಿಕಾರರ ಪರಿಚಯ :

ಡಾ. ನಾ. ಮೋಗಸಾಲೆ (ಜನನ: ೧೯೬೪) ಕೇರಳದ ಕಾಸರಗೋಡು ತಾಲೂಕಿನವರು. ಡಾ. ನಾರಾಯಣ ಮೋಗಸಾಲೆ ವೈಶ್ವಿಕ ಆಯುವೀಕಾರ ವೆದ್ಯರು. ಕಾಂತಾವರ ಎಂಬ ಪುಟ್ಟಗ್ರಾಮದಲ್ಲಿ ಕನ್ನಡ ಸಂಘ ಕಟ್ಟಿ ನಿರಂತರ ಸಾಹಿತ್ಯಕ ಚಟುವಟಿಕೆ ನಡೆಸುತ್ತಿದ್ದಾರೆ. ವರ್ತಮಾನದ ಮುಖಿಗಳು, ಪಲ್ಲವಿ, ಮೋಗಸಾಲೆಯ ನೆನಪುಗಳು, ಕಾಮನ ಬೆಂಗಳು, ದೇವರು ಮತ್ತೆ ಮತ್ತೆ ಇತ್ಯಾದಿ ಕವನ ಸಂಕಲನಗಳು; ಅರುವತ್ತರ ತೇರು, ಪೂರ್ವೋತ್ತರ, ಕರಣ ಕಾರಣ (ಸಮಗ್ರ ಕಾವ್ಯ), ಮಹಿಳೆನ ಮಕ್ಕಳು, ಅನಂತ, ತೊಟ್ಟಿ, ಪಂಥ, ಅರ್ಥ, ಉಲ್ಲಂಘನೆ, ಮುಖಾಂತರ, ಧಾರು ಮೊದಲಾದ ಕಾದಂಬರಿಗಳು, ಆಶಾಂಕುರ, ಹಸಿರುಬಿಸಿಲು, ಸುಂದರಿಯ ಎರಡನೇ ಅವತಾರ, ಸೀತಾಪುರದ ಕಥೆಗಳು, ಸನ್ನಿಧಿಯಲ್ಲಿ ಸೀತಾಪುರ ಮೊದಲಾದ ಕಥಾ ಸಂಕಲನಗಳು ಪ್ರಕಟಿತ ಕೃತಿಗಳು. ಕನಾಟಕ ಸಾಹಿತ್ಯ ಅಕಾಡೆಮಿ ಬಹುಮಾನ, ಹಾವನೂರು ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಉಗ್ರಾಂ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ವಿಶೇಶರಯ್ಯ ನವರತ್ನ ಪ್ರಶಸ್ತಿ ಇನ್ನೂ ಮುಂತಾದ ಪ್ರಶಸ್ತಿಗಳ ಪುರಸ್ಕರಣೆಗೆ.



ಅಭ್ಯಾಸ

I. ಪದಗಳ ಅರ್ಥ :

ಅಟವಿ - ಕಾಡು	ಗರಿಕೆ - ಒಂದು ಜಾತಿಯ ಹುಲ್ಲು
ಜನಮು - ಜನ್ಮ, ಜೀವನ	ಬೆಳಗಿನ ಮಂಜು - ಜಬ್ಬನಿ
ಮೊಸಿದಳು - ನೀವಿದಳು	ಸೆವಿ - ಸಿಹಿ
ಸಾರ್ಥಕ್ಕೆ - ಒಳ್ಳೆಯ ಪರಿಣಾಮವನ್ನು ಮಾಡುವುದು, ಅರ್ಥವತ್ತಾಗುವುದು	

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

- ಶಬರಿ ಎಲ್ಲಿ ವಾಸವಾಗಿದ್ದಳು?
- ಶಬರಿ ಯಾರ ನಿರೀಕ್ಷೆಯಲ್ಲಿದ್ದಳು?
- ಶಬರಿ ಏನೆಂದು ಹೇಳುತ್ತ ನಿಟ್ಟಿಸಿರಿಟ್ಟಳು?
- ಶಬರಿಗೆ ಕನಸಿನಲ್ಲಿ ಏನು ಕಂಡಿತು?
- ಶಬರಿ ರಾಮನಿಗೆ ಕೊಡಲು ಏನನ್ನು ತಂದಳು?
- ಹಣ್ಣು ತಿಂದ ಶ್ರೀರಾಮ ಏನು ಹೇಳಿದ?
- ಶಬರಿಗೆ ಶ್ರೀರಾಮನು ಹೇಗೆ ಕಂಡನು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರ ಬರೆಯಿರಿ.

- ಶಬರಿಯು ರಾಮನನ್ನು ಹೇಗೆ ಕಾಯುತ್ತಿದ್ದಳು?
- ಶ್ರೀರಾಮನ ಭೇಟಿಗೆ ಶಬರಿ ಹೇಗೆ ಅನುವಾದಳು?

- ಇ. ರಾಮ ಬಳಿಯಲ್ಲಿ ಕೂತಾಗ ಶಬರಿ ಹೇಗೆ ಸಂಭ್ರಮಿಸಿದಳು?
- ಈ. ರಾಮನಿಗೆ ಶಬರಿ ಕೊಸಲ್ಪೆಯ ನೆನಪು ತರಲು ಕಾರಣವೇನು?
- ಇಂ. ಶಬರಿ ರಾಮನಿಗೆ ಹೇಗೆ ಉಪಚರಿಸಿದಳು?
- ಇ. ರಾಮನ ಸಾಹಚರ್ಯದಲ್ಲಿ ಶಬರಿ ಭಾವುಕಳಾದದ್ದು ಹೇಗೆ?

ಇ) ಕೆಳಗಿನ ವಾಕ್ಯಗಳ ಸ್ವಾರಸ್ಯವನ್ನು ವಿಸ್ತರಿಸಿ ಬರೆಯಿರಿ:

- ಇ. ಮರದಲ್ಲರಳಿದ್ದವು ಹೂಗಳು ರಾಮ ನಾಮವೇ ಜೀನಾಗಿ
- ಇ. ಆರಿಸಿಕೊಡಬೇಕೆನ್ನುತ್ತ ಮುದತಳೆದಳು ಕಣ್ಣನ್ನೂ ಹಣ್ಣಾಗಿಸಿ ನಿಂತು
- ಇ. ಶಬರಿ ಪೂಸಿದಳು ರಾಮನ ಮೃಮನಸುಗಳನು ಶ್ರೀತಿಯ ಕೈಯಿಂದ
- ಇ. ಒಳಗಣ್ಣಲ್ಲಿ ಸಾಧಾರಕ್ಯದ ಸವಿ ಮಟ್ಟಿ ಹೂರಗಣ್ಣಲ್ಲಿ ಹರಿಯಿತು ನದಿಯಾಗಿ

ಈ) ಕೆಳಗಿನ ಪ್ರಶ್ನೆಗಳಿಗೆ ಏಳಿಂಟು ವಾಕ್ಯಗಳಲ್ಲಿ ಉತ್ತರಿಸಿ:

- ಇ. ಶಬರಿಯ ರಾಮನ ಬರುವಿಕೆಗಾಗಿ ಏನೇನು ತಯಾರಿಯನ್ನು ಮಾಡಿಕೊಂಡಳು?
- ಇ. ರಾಮ ಬಂದಾಗ ಶಬರಿ ಆತನನ್ನು ಉಪಚರಿಸಿದ ರೀತಿಯನ್ನು ವರ್ಣಿಸಿ.
- ಇ. ರಾಮನ ಭೇಟಿಯಿಂದ ಶಬರಿಯಲ್ಲಿ ಕಣ್ಣೀರು ಇಳಿದದ್ದೇಕೆ?

III. ಭಾಷಾಭಾಸ :

- ಅ) ಇಲ್ಲಿ ಕೊಟ್ಟಿರುವ ವಿಶೇಷೋಕ್ತಿಗಳನ್ನು ಸ್ಪಂತ ವಾಕ್ಯಗಳಲ್ಲಿ ಬಳಸಿ.
ನಿಟ್ಟುಸಿರಡು, ಅಪ್ಪಿ ಹಿಡಿ, ಶ್ರೀತಿಯ ಕೈ, ಕೈತ್ತುತ್ತು, ಮೃಮರೆತು ತಿನ್ನು
- ಆ) ಕೆಳಗೆ ನೀಡಿರುವ ಪದಗಳನ್ನು ಬಿಡಿಸಿ ಸಂಧಿ ಹೆಸರಿಸಿರಿ.
ವಿಂಧ್ಯಾಟವಿ, ಮರದಲ್ಲರಳಿದ್ದವು, ನನ್ನೊಡೆಯ, ಒಳಗಣ್ಣ, ಹರಿಯಾಗಿ

IV. ಚಟುವಟಿಕೆಗಳು :

- ಇ. ಡಾ. ನಾ. ಮೋಗಸಾಲೆಯವರ ಇನ್ನಿತರ ಕವಿತೆಗಳನ್ನು ಸಂಗ್ರಹಿಸಿ ಓದಿರಿ.
- ಇ. ವಿ. ಸೀತಾರಾಮಯ್ಯನವರ “ಶಬರಿ” ಕವಿತೆಯನ್ನು ಓದಿರಿ ಮತ್ತು ಪ್ರಸ್ತುತ ಕವಿತೆಯೊಂದಿಗೆ ಹೋಲಿಸಿ ನೋಡಿ.
- ಇ. ಮತ್ತಿನ ಅವರ “ಶಬರಿ” ಗೀತನಾಟಕವನ್ನು ಓದಿರಿ.






೧೨. ತೊಟ್ಟಿಲು ತೋಗುವ ಹಾಡು

ಪಾಠ ಪ್ರವೇಶ : ಹಳ್ಳಿಗರು ಪ್ರಕೃತಿಯ ಕೂಸುಗಳಾಗಿದ್ದಾರೆ. ಆಧುನಿಕತೆಯ ಪ್ರಭಾವದಿಂದ ಹಳ್ಳಿಗರು ಪಟ್ಟಣಕ್ಕೆ ವಲಸೆ ಬರುತ್ತಿದ್ದಾರೆ. ನಾಗರಿಕತೆ ಬೆಳೆದಂತೆ ಪ್ರಕೃತಿ ಹಾಗೂ ಜಾನಪದ ಸಂಸ್ಕೃತಿಗಳು ಕಣ್ಣರೆಯಾಗುತ್ತಿವೆ. ಅವಿಭಕ್ತ ಕುಟುಂಬ ಒಡೆದು, ಹಿರಿಯರ ಅನುಭವ ಮಾರ್ಗದರ್ಶನಗಳು ಹಾಗೂ ಶ್ರೀತಿಗಳು ಇಂದಿನವರಿಗೆ ಇಲ್ಲವಾಗಿವೆ. ಪ್ರಸ್ತುತ ಕವನದಲ್ಲಿ ತಾಯಿಯೊಬ್ಬಳು ಪ್ರಕೃತಿಯನ್ನು ವರ್ಣಿಸುತ್ತಾ ತನ್ನ ಮನು ಪ್ರಕೃತಿಗಿಂತಲೂ ಚೆಂದ ಎಂದು ಜೋಗುಳ ಹಾಡುತ್ತಾ ಜಗತ್ತನ್ನೇ ತೋಗುವ ಮಾತೃವಾಸ್ತಲ್ಯ ಸೌಗಸಾಗಿ ಮೂಡಿಬಂದಿದೆ.

ಮುಗಿಲು ಚಂದ ಮಳೆಯು ಚಂದ
 ತೋಯ್ದು ಗುಡ್ಡ ಬೆಟ್ಟ ಚಂದ
 ಮಿಟ್ಟೆ ಹೂ ಪಕಳೆ ಚಂದ
 ಮೊಟ್ಟೆ ಚಂದ ಹಕ್ಕಿ ಚಂದ
 ಎಲ್ಲಕ್ಕಿಂತ ನಮ್ಮ ಮನೆಯ
 ತೊಟ್ಟಿಲಿನ ತೋದಲು ಚಂದ
 ತೋದಲು ತೋಗಿರೋ ಹಾಡಿ
 ಹಾಡಿ ತೋಗಿರೋ





ಹರಿವ ಹೊಳೆಯ ಜು ಜು ಜು ಚಂದ
ಅಲೆಯ ನೋರೆಯ ರು ರು ರು ಚಂದ
ಗಾಳಿ ಸ್ನಿಂಯ್ಯಾ ಹಾಯಿ ಚಂದ
ಸಾವಧಾನ ತೇಲಿ ಬರುವ
ದೋಣಿವೋ -- ಗೀತೆ ಚಂದ
ಎಲ್ಲಕ್ಕಿಂತ ಜೋಲಿಯೋಳಗೆ
ಲ ಲ ಲ ನಗುವ ಹಸುಳೆ ಚಂದ
ಬೀಸಿ ಶೋಗಿರೋ ಜೋಲಿ
ಲಾಲಿ ಶೋಗಿರೋ

ಗಿರಿಯು ಚಂದ ಗರಿಯು ಚಂದ
ಗಿರಿಯಲಾಡೋ ನವಿಲು ಚಂದ
ಗಿರಿಗಿರಿ ಗಿರಿಗಿಟಿಯು ಚಂದ
ಗರ್ತ ಗರ್ತ ಬುಗುರಿ ಬಳಿ
ಪಿಳಿಪಿಳಿ ಗಿಳಿ ಗೊಂಬೆ ಚಂದ
ಎಲ್ಲಕ್ಕಿಂತ ಕರಿಕಂಗಳ ಮಿರಿ ಮಿನುಗುವ ತಾರೆ ಚಂದ
ಎಲ್ಲಕ್ಕಿಂತ ಗುಬ್ಬಿ ಗುಬ್ಬಿ ತಾರಮ್ಮೆಯ್ಯ ಚಂದ ಚಂದ
ಇನ್ನೂ ಶೋಗಿರೋ ಹೆಚ್ಚೆಯ್ಯಾ
ಮನುವ ಶೋಗಿರೋ ಆಹ
ಜಗವ ಶೋಗಿರೋ

– ವೈದೇಹಿ

* * * *

ಕೃತಿಕಾರರ ಪರಿಚಯ :

ವೈದೇಹಿ ಅವರು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಇಂಳಿಜಿ ರಲ್ಲಿ
ಜನಿಸಿದರು. ಇವರ ನಿಜನಾಮ ಜಾನಕಿ ಶ್ರೀನಿವಾಸಮೂತ್ತಿ. ಇವರು ‘ನೀರೆಯರ
ಮನ’ ಎಂಬ ಲೇಖನವನ್ನು ಪ್ರಕಟಿಸುವಾಗ ‘ವೈದೇಹಿ’ ಎಂಬ ಕಾವ್ಯನಾಮವನ್ನು
ರೂಢಿಸಿಕೊಂಡರು. ಇವರು ‘ಬಿಂದು ಬಿಂದಿಗೆ’, ‘ಪಾರಿಜಾತೆ’, ‘ಅಸ್ತ್ರಶರ್ಯ’,
‘ಅಮೃಜಿಯೆಂಬ ನೆನಪು’, ‘ಮಲ್ಲಿನಾಥನ ಧಾರ್ಯ’, ‘ಮೇಜು ಮತ್ತು ಬಡಗಿ’
ಮುಂತಾದ ಪ್ರಮುಖ ಕೃತಿಗಳನ್ನು ರಚಿಸಿದ್ದಾರೆ.

ಕನಾರಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಂ.ಕೆ.ಇಂದಿರಾ ಪ್ರಶಸ್ತಿ, ಅನುಪಮಾ
ಪ್ರಶಸ್ತಿ, ಕನಾರಟಕ ಸರಕಾರದ ‘ದಾನ ಚಿಂತಾಮನಿ ಅತ್ಯಿಮಭ್ಯ ಪ್ರಶಸ್ತಿ’ ಹಾಗೂ
‘ಕ್ರಾಂಕಪಣಿಗಳು’ ಕಥಾ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ. ಪ್ರಸ್ತುತ ಕವನವನ್ನು
ಅವರ ‘ಹೊವ ಕಟ್ಟುವ ಕಾಯಕ’ ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ.



I. ಪದಗಳ ಅರ್ಥ :

ಅಲೆ - ತರಂಗ; ತರೆ.

ಜೋಲಿ - ತೊಟ್ಟಿಲು

ತೊಯ್ದು - ಒದ್ದೆಯಾದ; ನೆನೆದ.

ಪಕಳಿ - ಎಸಳು; ಹೂವಿನ ದಳ.

ಸಾವಧಾನ - ನಿಧಾನ; ಸಾವಕಾಶ.

ಹೊಳೆ - ನದಿ; ಪ್ರಕಾಶಿಸು.

ಕರಿಕಂಗಳ - ಕಪ್ಪನೆ ಅಂಗಳ; ರಾತ್ರಿಯ ಆಕಾಶ.

ತಾರೆ - ನಕ್ಷತ್ರ

ನೋರೆ - ನೀರಿನ ಮೇಲಿನ ಬುರುಗು; ಗಾಳಿಗುಳ್ಳೆ.

ಮುಗಿಲು - ಆಕಾಶ; ಗಗನ; ಬಾನು.

ಹಸುಳಿ - ಎಳೆ ಮಗು; ಹಸುಗೂಸು.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ‘ತೊಟ್ಟಿಲು ಶಾಗುವ ಹಾಡು’ ಕವಿತೆಯ ಆಕರೆ ಕೃತಿ ಯಾವುದು?

೨. ಕವಿಗೆ ಪ್ರಕೃತಿಗಿಂತಲೂ ಹೆಚ್ಚು ಚಂದವಾಗಿ ಕಂಡದ್ದು ಯಾವುದು?

೩. ಹೊಳೆ, ಅಲೆ ಹಾಗೂ ಗಾಳಿ ಹೇಗೆ ನಾದಗೈಯುತ್ತವೆ?

೪. ಜೋಲಿಯೊಳಗಿನ ಹಸುಳಿ ಹೇಗೆ ನಗುತ್ತದೆ?

೫. ಗಿರಿಯ ನವಿಲಿನ ಚಂದವೇನು?

೬. ಕರಿಕಂಗಳಲ್ಲಿ ಎಂತಹ ಚಂದವಿದೆ?

೭. ವ್ಯೇದೇಹಿಯವರ ನಿಜವಾದ ಹೆಸರೇನು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ‘ತೊಟ್ಟಿಲು ಶಾಗುವ ಹಾಡು’ ಕವಿತೆಯಲ್ಲಿ ಕವಿಗೆ ಚಂದವಾಗಿ ಕಂಡ ಪ್ರಕೃತಿಯ ದೃಶ್ಯಗಳಾವುವು?

೨. ಕವಯಿತ್ರಿಯು ತೊಟ್ಟಿಲಲ್ಲಿ ನಗುವ ಹಸುಳಿಯ ಚಂದವನ್ನು ಹೇಗೆ ವರ್ಣಿಸಿದ್ದಾರೆ?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ‘ತೊಟ್ಟಿಲು ಶಾಗುವ ಹಾಡು’ ಕವಿತೆಯಲ್ಲಿ ಕವಯಿತ್ರಿ ಜಗವನ್ನೆಲ್ಲಾ ಶಾಗಿರುವ ಪರಿ ಹೇಗೆ?

೨. ‘ತೊಟ್ಟಿಲು ಶಾಗುವ ಹಾಡು’ ಕವಿತೆಯ ಆಶಯವನ್ನು ನಿಮ್ಮ ಮಾತುಗಳಲ್ಲಿ ಬರೆಯಿರಿ.

ಕ್ಷ) ಸಂದರ್ಭದೊಂದಿಗೆ ವಿವರಿಸಿರಿ.

೧. ಎಲ್ಲಕ್ಕೂಂತ ನಮ್ಮ ಮನೆಯ ತೊಟ್ಟಿಲಿನ ತೊದಲು ಜಂದ
೨. ಮನುವ ಶಾಸ್ತ್ರದೊಂದಿಗೆ ಆಹ ಜಗವ ಶಾಸ್ತ್ರದೊಂದಿಗೆ

III. ಭಾಷಾಭ್ಯಾಸ :

ಅ) 'ಅ' ಪಟ್ಟಿಯನ್ನು 'ಬ' ಪಟ್ಟಿಯೊಂದಿಗೆ ಹೊಂದಿಸಿ ಬರೆಯಿರಿ.

'ಅ' ಪಟ್ಟಿ	'ಬ' ಪಟ್ಟಿ
೧) ಹರಿವ	ಅ) ಗಾಳಿ
೨) ಬೀಸುವ	ಆ) ಹೊಳೆ
೩) ತಿರುಗುವ	ಇ) ತಾರೆ
೪) ಮಿನುಗುವ	ಈ) ಬುಗರಿ
೫) ಶಾಗುವ	೯) ಲಾಲಿ
೬) ಹಾಡುವ	೧೦) ದೋಣಿ
೭) ತೇಲುವ	೧೧) ತೊಟ್ಟಿಲು
	೧೨) ಮನು

ಆ) ಕೆಳಗಿನ ಪದಗಳನ್ನು ಸ್ಪಂತ ವಾಕ್ಯದಲ್ಲಿ ಬಳಸಿ ಬರೆಯಿರಿ.
ಹೊಳೆ, ಗಾಳಿ, ಸಾವಧಾನ, ಮನೆ, ನವಿಲು, ಜಂದ.

ಇ) ಕೆಳಗಿನ ಪದಗಳಿಗೆ ವಿವಿಧಾಘಾಗಳನ್ನು ಬರೆಯಿರಿ.
ಮುಗಿಲು, ಹೊಳೆ, ತಾರೆ, ಕರಿ.

ಈ) 'ತೊಟ್ಟಿಲು ಶಾಗುವ ಹಾಡು' ಕವಿತೆಯಲ್ಲಿ ಬಳಸಿರುವ ಅನುಕರಣಾವ್ಯಯ ಪದಗಳನ್ನು ಆರಿಸಿ ಬರೆಯಿರಿ.
ಲಂದಾ : ಇ ಇ ಇ

IV. ಚಟುವಟಿಕೆಗಳು :

೧. ಪದ್ಯವನ್ನು ರಾಗವಾಗಿ ಹಾಡಿರಿ.
೨. ಜೋಗುಳದ ಪದಗಳನ್ನು ಸಂಗ್ರಹಿಸಿ ರಾಗವಾಗಿ ಹಾಡಿರಿ.
೩. ಪ್ರಕೃತಿಯಲ್ಲಿ ನಿಮಗೆ ಚಂದವಾಗಿ ಕಾಣುವ ದೃಶ್ಯಗಳನ್ನು ಪಟ್ಟಿಮಾಡಿ, ಕವನವೊಂದನ್ನು ರಚಿಸಿರಿ.



ರಜಿ. ಬೊಮ್ಮನಹಳ್ಳಿಯ ಕಿಂದರಿಜೋಗಿ



ಪಾಠ ಪ್ರವೇಶ : ಬೊಮ್ಮನಹಳ್ಳಿಯಲ್ಲಿ ಇಲಿಗಳ ಕಾಟವೆ ಕಾಟ! ಅವುಗಳು ನಾಯಿಗಳನ್ನೇ ಬಡಿದವು, ಬೆಕ್ಕುಗಳನ್ನು ಕಡಿದವು. ಉರಿನ ಎಲ್ಲರಿಗೂ ಮಹಾ ಉಪದ್ರವಕಾರಿಯಾಗಿ ಪರಿಣಮಿಸಿದವು. ಅವನ್ನು ಹೇಗಾದರೂ ಪರಿಹರಿಸಿ ಉರಿನಲ್ಲಿ ಶಾಂತಿ ನೆಮ್ಮಿದಿ ತರಬೇಕೆಂದು ಉರವರೆಲ್ಲರೂ ಗೌಡನನ್ನು ಕೇಳಿಕೊಂಡರು. ಗೌಡನು “ಉರಿನಲ್ಲಿ ಯಾರು ಈ ಇಲಿಗಳ ಉಪದ್ರವವನ್ನು ಮೊಣವಾಗಿ ಪರಿಹರಿಸುತ್ತಾನೋ ಅವನಿಗೆ ಆರು ಸಾವಿರ ನಾಣ್ಯಗಳನ್ನು ಕೊಡುವೆ” ಎಂದು ಘೋಷಿಸಿದನು. ಆಗ ಬಂದವನೇ ಕಿಂದರಿಜೋಗಿ. ಇಲಿಗಳ ಕಾಟದಿಂದ ಉರಿಗೆ ಮುಕ್ತಿ ಕೊಡಲು ಅವನೇನು ಮಾಡಿದ ಗೊತ್ತೆ?

ಮರುಮಾತಾಡದೆ ಕಿಂದರಿಜೋಗಿ
ಕಟ್ಟಿಯನಿಳಿದನು ಬೀದಿಗೆ ಹೋಗಿ
ಗಡ್ಡವ ನೀವುತ ಸುತ್ತಲು ನೋಡಿ
ಮಂತ್ರವ ಬಾಯಲಿ ಮಣಮಣ ಹಾಡಿ
ಕಿಂದರಿ ಬಾರಿಸತೋಡಗಿದನು,
ಜಗವನೆ ಮೋಹಿಸಿತಾ ನಾದೆ!

ಎನಿದು? ಏನಿದು ಗಜಿಬಿಜಿ ಎಲ್ಲಿ?
ಉರನೆ ಮುಳುಗಿಪ ನಾದವಿದೆಲ್ಲಿ?
ಇಲಿಗಳು! ಇಲಿಗಳು! ಇಲಿಗಳ ಹಿಂಡು!
ಬಳಬಳ ಬಂದುವು ಇಲಿಗಳ ದಂಡು!
ಅನ್ನದ ಮಡಕೆಯನಗಲಿದುವು!
ಟೋಪಿಯ ಗೂಡನು ತ್ಯಜಿಸಿದುವು!
ಬಂದುವು ಅಂಗಿಯ ಜೇಬನು ಬಿಟ್ಟು,
ಮಕ್ಕಳ ಕಾಲೀನ ಚೀಲವ ಬಿಟ್ಟು
ಹಾರುತ ಬಂದುವು, ಓಡುತ ಬಂದುವು,
ನೆಗೆಯುತ ಬಂದುವು, ಕುಣಿಯುತ ಬಂದುವು,
ಜೋಗಿಯು ಬಾರಿಸೆ ಕಿಂದರಿಯ.

ಸಣ್ಣೆಲಿ, ದೊಡ್ಡೆಲಿ, ಮೂಗಿಲಿ, ಸುಂಡಿಲಿ
 ಅಣ್ಣೆಲಿ, ತಮ್ಮೆಲಿ, ಅವ್ವೆಲಿ, ಅಪ್ಪೆಲಿ,
 ಮಾವಿಲಿ, ಭಾವಿಲಿ, ಅಕ್ಕೆಲಿ, ತಂಗಿಲಿ
 ಗಂಡಿಲಿ, ಹೆಣ್ಣೆಲಿ, ಮುದುಕಿಲಿ, ಹುಡುಗಿಲಿ
 ಎಲ್ಲಾ ಬಂದುವು ಓಡೋಡಿ,
 ಜೋಗಿಯು ಬಾರಿಸೆ ಕಿಂದರಿಯ!

ಬಂದುವು ನಾನಾ ಬಣ್ಣದ ಇಲಿಗಳು
 ಕೆಂಪಿನ ಇಲಿಗಳು, ಹಳದಿಯ ಇಲಿಗಳು,
 ಬೆಳ್ಳಿಲಿ, ಕರಿಯಿಲಿ, ಗಿರಿಯಿಲಿ, ಹೊಲದಿಲಿ,
 ಕುಂಪುರಾಗದ, ಚಂದನರಾಗದ,
 ಹಸುರಿನ ಬಣ್ಣದ, ಪಚ್ಚೆಯ ವರ್ಣದ,
 ಸಂಜೆಯ ರಾಗದ, ಗಗನದ ರಾಗದ,
 ನಾನಾ ವರ್ಣದ ಇಲಿಗಳು ಬಂದುವು,
 ಕುಶೆಯುತ ನಲೀಯುತ ಸಂತಸದಿ
 ಜೋಗಿಯು ಬಾರಿಸೆ ಕಿಂದರಿಯ!



ನೋಡಿರಿ! ಕಾಣಿರಿ! ಬರುತ್ತಿಹವಿನ್ನೂ!
 ಅಟ್ಟದ ಮೇಲಿಂ ಬರುವುವು ಕೆಲವು,
 ಕಣಜದ ಕಡೆಯಿಂ ಬರುವುವು ಕೆಲವು!
 ಓಹೋ! ಬಂದುಪು ಹಿಂಡಿಂಡಾಗಿ!
 ಕುಂಟಿಲಿ, ಕಿವುಡಿಲಿ, ಹೆಳವಿಲಿ, ಮೂಗಿಲಿ,
 ಜೀ! ಪೀ! ಎನ್ನುತ್ತ ಕೂಗುತಲೋಡಿ
 ಗಹಗಹಿಸುತ್ತ ನೆರೆ ನಲಿನಲಿದಾಡಿ
 ಬಂದಿತು ಮೂಷಿಕಸಂಕುಲವು
 ಜೋಗಿಯು ಬಾರಿಸೆ ಕಿಂದರಿಯ!

ಬೊಮ್ಮನಹಳ್ಳಿಯ ಕಿಂದರಿಜೋಗಿ
 ಹೊರಟನು ತುಂಗಾನದಿಯೆಡೆಗಾಗಿ
 ಕಿಂದರಿನಾದವು ಗಗನಕ್ಕೇರಿತು
 ಇಲಿಗಳನೆಲ್ಲಾ ಮನಮೋಹಿಸಿತು!
 ಕಿಂದರಿಜೋಗಿಯೆ ಹಿಂಬಾಲೀಸಿದರು
 ಜನಗಳು ನೋಡಲು ಕೌಶಲಕವ್.

ಜೋಗಿಯು ನಡೆದನು, ಇಲಿಗಳು ನಡೆದುವು,
 ಸೇರಿದರೆಲ್ಲರು ನದಿಯೆಡೆಯ;
 ಹೋಳಿಯಾ ಮರಳಿನ ಗುಡ್ಡೆಯ ತುಂಬಾ
 ನೋಡಿದರೆಲ್ಲಿಯು ಮೂಷಿಕಗುಂಪೇ!
 ಉಸಿರಾಡದೆ ನಿಂತರು ಜನರೆಲ್ಲಾ
 ಮುಂದೇನಾಗುವುದೆಂದಲ್ಲಿ!
 ದಿವಿಜರು ಕವಿದರು ಗಗನದಲಿ
 ಹೂಮಳೆ ಕರೆದರು ಹರುಷದಲಿ;
 ದುಂದುಭಿನಾದವ ಮಾಡಿದರು,
 ಕಾಣದ ಬೆರಗನು ನೋಡಿದರು!


ಸುತ್ತಲು ನೋಡಿದ ಕಿಂದರಿಜೋಗಿ
ನಡೆದನು ಹೊಳೆಯಾ ನೀರಿನ ಮೇಲೆ!
ಸೇರಿದ ಜನರೆಲ್ಲರು ಬೆರಗಾಗಿ,
“ಜಯಜಯ ಜೋಗೀ!” ಎಂದರು ಕಾಗಿ!
ಇಲಿಗಳು ಒಂದರ ಮೇಲೊಂದು
ಹಿಂಬಾಲಿಸಿದುವು ಜೋಗಿಯನು;
ಬುಳುಬುಳು ನೀರೊಳು ಮುಳುಗಿದುವೆಲ್ಲಾ
ಹೊವಾಗಲ್ಲಿಯೆ ತೇಲಿದುವು.

— ಕುವೆಂಪು

* * * *

ಕೃತಿಕಾರರ ಪರಿಚಯ :

ಕುವೆಂಪು (೧೯೦೪ ಡಿಸೆಂಬರ್ ೨೫ – ೧೯೭೪ ನವೆಂಬರ್ ೧೧) – ಕನ್ನಡದಲ್ಲಿ ಬರೆದ ರಾಷ್ಟ್ರಕವಿ. ಮುಟ್ಟಿದ್ದು ಶಿವಮೋಗ್ಗ ಜಿಲ್ಲೆಯ ಕುಪ್ಪಳಿಯಲ್ಲಿ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸ್ವಾತಕೋತ್ತರ ಪದವಿ ಪಡೆದು ನಂತರ ಅಲ್ಲೇ ಪ್ರಾಧ್ಯಾಪಕರಾಗಿ ಕುಲಪತಿಗಳಾಗಿ ಕೆಲಸ ಮಾಡಿದರು. ಸಣ್ಣಕರೆ, ಕವಿತೆ, ಕಾದಂಬರಿ, ನಾಟಕ, ಏಷಿಟ್, ಮೀರಾಂಸೆ, ಜೀವನಚರಿತ್ರೆ ಮುಂತಾದ ಹಲವು ಪ್ರಕಾರಗಳಲ್ಲಿ ಕೃಷ್ಣ ಮಾಡಿರುವ ಕುವೆಂಪು ಅವರು ತಾವು ಬರೆದ “ಶ್ರೀ ರಾಮಾಯಣ ದರ್ಶನಂ” ಮಹಾಕಾವ್ಯಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದರು. ಕೊಳ್ಳಲು ಇವರ ಮೊದಲ ಕವನಸಂಕಲನ. ಅನಂತರ ಪಾಂಚಜನ್ಯ, ನವಿಲು, ಕೆಲಾಸುಂದರಿ, ಕೃತ್ತಿಕೆ, ಅಗ್ನಿಹಂಸ, ಪಕ್ಷಿಕಾಶಿ, ಹೋಡಶಿ, ಅನಿಕೇತನ ಮುಂತಾದ ಹಲವು ಕವನಸಂಕಲನಗಳನ್ನು ಪ್ರಕಟಿಸಿದರು. ಕಾನೂರು ಸುಭ್ರಮ್ಮ ಹೆಗ್ಡಡತಿ ಮತ್ತು ಮಲೆಗಳಲ್ಲಿ ಮದುಮಗಳು ಇವರ ಎರಡು ಬೃಹತ್ ಕಾದಂಬರಿಗಳು. ಕನಾಟಟಕರತ್ನ, ಪಂಪಪತ್ನಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ, ಪದ್ಮವಿಭೂಷಣ ಮುಂತಾದ ಹಲವು ಪ್ರಶಸ್ತಿಗಳು ಸಂದಿವೆ. ಇವರು ಕನ್ನಡದ ಎರಡನೆಯ ರಾಷ್ಟ್ರಕವಿಗಳು (ಮೊದಲನೆಯವರು ಮಂಜೇಶ್ವರ ಗೋವಿಂದ ಪ್ರೇಗಳು). ಪ್ರಸ್ತುತ ಕಾವ್ಯಭಾಗವನ್ನು ಕುವೆಂಪು ಅವರ “ಬೋಮ್ಮನಹಳ್ಳಿಯ ಕಿಂದರಿಜೋಗಿ” ಎಂಬ ಮಕ್ಕಳ ಮಸ್ತಕದಿಂದ ತೆಗೆದುಕೊಳ್ಳಲಾಗಿದೆ.



ಅಭ್ಯಾಸ

I. ಪದಗಳ ಅರ್ಥ :

ಕಿಂದರಿ – ಒಂದು ಬಗೆಯ ವಾದ್ಯ

ಗಡೆಬಿಜಿ – ಗೊಜಿ, ಗದ್ದಲ

ಚಂದನರಾಗ – ಚಂದನದ ಬಣ್ಣ (ಗಾಢ ಕಂಪು)

ಅಟ್ಟೆ – ಉಪ್ಪರಿಗೆ, ಮಾಳಿಗೆ

ಮೂಷಿಕ – ಇಲಿ, ಇಲಿಯ ಜಾತಿಗೆ ಸೇರಿದ ಪ್ರಾಣಿ

ದಿವಿಜ – ದೇವತೆ, ಸ್ವರ್ಗದಲ್ಲಿ ಮಟ್ಟಿದ

ಜೋಗಿ – ಗೋಸಾವಿ, ಅಲೆಯುವ ಬೃರಾಗಿ

ಕುಂಪಮರಾಗ – ಕೆಂಪುಬಣ್ಣ

ಪಟ್ಟ – ಹಸಿರು ಬಣ್ಣ, ಹಸಿರುಬಣ್ಣದ ಶಿಲೆ
ದುಂದುಭಿ – ಕಹಳೆ

ಬೆರಗು – ಅಜ್ಞರಿ

ಕಣಿಜ – ಭತ್ತ, ಧಾನ್ಯಗಳನ್ನು ಸಂಗ್ರಹಿಸಿದುವ
ಸ್ಥಳ, ಬಳ್ಳ

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

೧. ಜಗವನ್ನು ಮೋಹಿಸಿದ ನಾದ ಯಾವುದು?
೨. ಇಲಿಗಳು ಎಲ್ಲೆಲ್ಲಿಂದ ಬಂದವು?
೩. ಕಿಂದರಿಜೋಗಿಯು ಯಾವ ನದಿಯ ಕಡೆಗೆ ಹೊರಟನು?
೪. ಜನರು ಏನೆಂದು ಕೂಗಿದರು?
೫. ನೀರಿಗಿಳಿದ ಇಲಿಗಳು ಏನಾದವು?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಜೋಗಿಯು ಕಿಂದರಿ ಬಾರಿಸಿದಾಗ ಇಲಿಗಳು ಬಂದ ಬಗೆ ವರ್ಣಿಸಿ.
೨. ಯಾವ ಯಾವ ಇಲಿಗಳೆಲ್ಲ ಕಿಂದರಿಯ ದ್ವಾರಿ ಕೇಳಿ ಬಂದವು?
೩. ಯಾವ ಬಣ್ಣಗಳ ಇಲಿಗಳು ಕಿಂದರಿಜೋಗಿಯತ್ತ ಧಾವಿಸಿದವು?
೪. ಹೊಳೆಯ ಬದಿ ಯಾರೆಲ್ಲ ಸೇರಿದರು?
೫. ಕಿಂದರಿಜೋಗಿ ಇಲಿಗಳನ್ನು ಪರಿಹರಿಸಿದ ಬಗೆ ಹೇಗೆ?

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಕಿಂದರಿಜೋಗಿಯು ಕಿಂದರಿಯನ್ನು ಬಾರಿಸಿದಾಗ ಇಲಿಗಳ ಸಮೂಹ ಹೇಗೆ ಜಮಾಯಿಸಿತು?
೨. ಹೊಳೆಯ ದಂಡೆಯಲ್ಲಿ ಏನೇನು ನಡೆಯಿತು?

ಈ) ಈ ವಾಕ್ಯಗಳ ಸ್ವಾರಸ್ಯವನ್ನು ಐದಾರು ವಾಕ್ಯಗಳಲ್ಲಿ ವಿಸ್ತರಿಸಿ ಬರೆಯಿರಿ.

೧. ಜಗವನೆ ಮೋಹಿಸಿತಾ ನಾದ!
೨. ಓಹೋ ! ಬಂದವು ಹಿಂಡ್ವಿಂಡಾಗಿ!
೩. ಉಸಿರಾಡದೆ ನಿಂತರು ಜನರೆಲಾ

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳನ್ನು ಪ್ರಾಪ್ತ ಜೋಡಿಗಳಾಗಿ ಸಂಗ್ರಹಿಸಿ ಬರೆಯಿರಿ:

ಮಾಡರಿ: ಜೋಗಿ – ಹೋಗಿ

ಹಾಡಿ, ನೋಡಿದರು, ದಂಡು, ಗಗನದಲಿ, ಮಾಡಿದರು, ನೋಡಿ, ಹರುಷದಲಿ, ಹಿಂಡು.

ಆ) ಕೆಳಗಿನ ಪದಗಳನ್ನು ಬಿಡಿಸಿ ಸಂಧಿ ಹೆಸರಿಸಿರಿ.

ಹಿಂಡ್ವಿಂಡು, ಕಟ್ಟಿಯನಿಳಿದ, ನಾದವಿದಲ್ಲಿ, ಹೆಣವಾಗಲ್ಲಿಯೆ, ಬೆರಗಾಗಿ.

ಇ) ಕೆಳಗಿನ ಪದಗಳಲ್ಲಿರುವ ವಿಭಕ್ತಿ ಪ್ರಶ್ನೆಯಗಳನ್ನು ಗುರುತಿಸಿ ಹೆಸರಿಸಿರಿ.

ಬೀದಿಗೆ, ಜಗವನೆ, ಇಲಿಗಳ, ಗೂಡನು, ಹೊಳೆಯಲ್ಲಿ.

ಈ) ಈ ಪದಗಳನ್ನು ವಾಕ್ಯಗಳಲ್ಲಿ ಬಳಸಿ:

೧. ಮಣಿಮಣಿ _____
೨. ಗಜಬಿಜ _____
೩. ಓಡೋಡಿ _____
೪. ಹಿಂಡ್ರಿಂಡು _____
೫. ನಲಿನಲಿದು _____
೬. ಗಹಗಹಿಸು _____
೭. ಬುಳುಬುಳು _____

IV. ಚಟುವಟಿಕೆಗಳು :

೧. ಸುವೆಂಪು ಅವರ “ಬೊಮ್ಮನಹಳ್ಳಿಯ ಕಿಂದರಿಜೋಗಿ” ಮುಸ್ತಕವನ್ನು ಓದಿರಿ.
೨. ನಿಮ್ಮ ಪರಿಸರದಲ್ಲಿ ಚಾಲ್ತಿಯಲ್ಲಿರುವ ಜನಪದ ಕತೆಗಳನ್ನು ಸಂಗ್ರಹಿಸಿರಿ, ಓದಿರಿ.
೩. ಬೊಮ್ಮನಹಳ್ಳಿಯ ಕಿಂದರಿಜೋಗಿ ಗೀತಕಥನವು ಮೂಲತಃ ಒಂದು ಅನುವಾದವಾಗಿದ್ದು, ಇದರ ಮೂಲ ಇಂಗ್ಲೀಷಿನ “ಪ್ರೇಡ್ ಪ್ರೇಪರ್ ಆಫ್ ಹ್ಯಾಮೆಲಿನ್” ಎಂಬುದಾಗಿದೆ. ಇಂಗ್ಲೀಷಿಗೆ ಇದು ಒಂದುದು ಜಮ್‌ನ್ ಭಾಷೆಯಿಂದ. ಕಳೆದ ನೂರಿನ್ನೂರು ವರ್ಷಗಳಲ್ಲಿ ಈ ಮೂಲಕಥೆಯು ಹಲವು ಭಾಷೆಗಳಲ್ಲಿ ಹಲವು ರೂಪಗಳಲ್ಲಿ ಭಾಷಾಂಶರವಾಗಿದೆ. ಜಮ್‌ನಿಯ ಮಹಾಕವಿ ಗಯಿಟೆ ಕೂಡ ಈ ಕತೆಯನ್ನು ಬರೆದಿದ್ದಾರೆ. ಗ್ರಿಮ್ ಸಹೋದರರು ಈ ಕಥೆಯನ್ನು ತಮ್ಮ ಸಾಹಿತ್ಯದಲ್ಲಿ ತಂದಿದ್ದಾರೆ. ಹೀಗೆ ಕನ್ನಡಕ್ಕೆ ಒಂದ ವಿದೇಶೀ ಜನಪದ ಕತೆಗಳನ್ನು ಸಂಗ್ರಹಿಸಿರಿ.



೧೪. ಹೊನ್ನೆಯ ಮರದ ನೆರಳು



ಪಾಠ ಪ್ರವೇಶ : ಜನಪದರು ತಮ್ಮ ನೋವು, ನಲಿವು, ಕಷ್ಟ, ಸುಖ, ದುಃখ ದುರ್ಮಾನಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಕಂಡುಕೊಂಡಿದ್ದರು. ಅವುಗಳಲ್ಲಿ ಕ್ರಿಂತೆಗಳು, ಕಥೆ, ಕೋಲಾಟ, ಹಾಡು, ಒಗಟು ಇತ್ಯಾದಿ. ಹೊನ್ನೆಯ ಮರ ಪದ್ಯದಲ್ಲಿ ಜಗವೆಲ್ಲ ಸುಭಿಕ್ಷವಾಗಿರಲಿ ಎಂಬ ಸದಾಶಯವಿದೆ. ಪ್ರಕೃತಿಯ ವರ್ಣನೆ, ಹಣ್ಣಿಗೆ ತನ್ನ ತವರುಮನೆಯ ಬಗೆಗಿನ ಮಮಕಾರ, ಮಕ್ಕಳಾಟದ ಮಹಿಮೆ ಮುಂತಾದವುಗಳನ್ನು ಹೃದಯಂಗಮವಾಗಿ ವರ್ಣಿಸಲಾಗಿದೆ.

ಮಾರುದ್ದ ಪೈರಾಗಲಿ ಮೊಳ್ಳದುದ್ದ ತನೆಯಾಗಲಿ
ಬಡವನ ಮನೆಗೆ ಸಿರಿ ಬರಲಿ | ಭೂಮಿತಾಯಿ
ಕಂದವ್ವ ಹಸಿವು ಇಂಗೋಣಿ || ೧ ||

ನೆಲದಾಗ ಗಿಡ ಚಲುವ ಮಾವಿನ ಗಿಡ ಚಲುವ
ಹಕ್ಕಿ ಪಕ್ಕಾಗ ಗಿಣಿ ಚಲುವ | ಮ್ಯಾಲೀನ
ಚಿಕ್ಕಾಗ ಚಲುವ ಚಂದ್ರಾಮ || ೨ ||



ತಾಯಿಲ್ಲ ತವರಿಗಿ ಹೋಗದಿರು ನನ ಮನವೆ
ನೀರಿಲ್ಲ ಕೆರಿಗಿ ಕರ ಬಂದು | ತಿರುಗಾಗ
ಆಗ ನೋಡಿದರ ದುಃಖಗಳ ||

|| ೨ ||

ತೊಟ್ಟೇಲ ಹೋಕ್ಕೊಂಡು ತೌರ್ಬಣಿ ಉಟ್ಟೊಂಡು
ಅಪ್ಪ ಕೊಟ್ಟಿಮ್ಮೆ ಹೋಡಕೊಂಡು | ತಂಗ್ಗಿವ್ವ
ತಿಟ್ಟಿತ್ತಿ ತಿರುಗಿ ನೋಡ್ಯಾಳ ||

|| ೩ ||

ನನ್ನಯುನಂತೋರು ಹನ್ನರಡು ಮಕ್ಕಳು
ಹೋನ್ನೆಯ ಮರದ ನೆರಳಲ್ಲಿ | ಆದುವಾಗ
ಸನ್ನೇಸಿ ಜಪವ ಮರೆತಾನು ||

|| ೫ ||

- ಜನಪದ ಸಾಹಿತ್ಯ

* * * *

ಕೃತಿಕಾರರ ಪರಿಚಯ :

‘ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣತ ಮತಿಗಳು’ ಎಂಬ ಕವಿರಾಜಮಾರ್ಗಕಾರನ ಮಾತಿನಂತೆ ನಮ್ಮ ಪ್ರಾವಚಜರು ಯಾವುದೇ ಶಾಸ್ತ್ರ ಗ್ರಂಥಗಳನ್ನು ಓದದಿದ್ದರೂ ಬಲು ಸೋಗಸಾದ ಕಾವ್ಯಗಳನ್ನು ಬರೆಯಬಲ್ಲ ಕಾವ್ಯ ಕೌಶಲ್ಯ ಅವರಲ್ಲಿತ್ತು. ಹಾಗೆ ಬರೆಯಲ್ಪಟ್ಟ ಸಾಹಿತ್ಯವೇ ಜನಪದ ಸಾಹಿತ್ಯ. ಜನರ ಭಾಯಿಯಿಂದ ಭಾಯಿಗೆ ಹರಿದು ಬಂದಿರುವ ಮೌಖಿಕ ಸಾಹಿತ್ಯ ಪರಂಪರೆಯೇ ಜನಪದ ಸಾಹಿತ್ಯ.

ಸಮೂಹಸೃಷ್ಟಿ, ಗೇಯತೆ, ಜನಪ್ರಿಯತೆ ಮುಂತಾದವುಗಳೇ ಜನಪದ ಸಾಹಿತ್ಯದ ಪ್ರಮುಖ ಲಕ್ಷಣಗಳು. ಈ ಸಾಹಿತ್ಯದಲ್ಲಿ ಪ್ರಕೃತಿಯ ವರ್ಣನೆ, ಮಾನವೀಯ ಮೌಲ್ಯಗಳು, ಗಂಡ-ಹೆಂಡತಿ ಸಂವಾದ, ತವರು ಮನೆಯ ಪ್ರೀತಿ, ಅಭಿಮಾನ, ಅಕ್ಕರೆ, ತಾಯಿಯ ಹಾರ್ಡೆಕೆ ಮುಂತಾದ ವಸ್ತು ವೈವಿಧ್ಯತೆಗಳು ಹಾಸುಹೋಕ್ಕಾಗಿವೆ.

ಜನಪದ ಸಾಹಿತ್ಯದಲ್ಲಿ ಶ್ರೀಪದಿಗಳಿಗೆ ಪ್ರಮುಖ ಸ್ಥಾನವಿದ್ದು, ಪ್ರತಿ ಶ್ರೀಪದಿಗಳು ಮುಕ್ತಕಗಳಂತೆ ಬಿಡಿ ಪದ್ಯಗಳಾಗಿವೆ. ಶ್ರೀಪದಿ ದೇಸಿ ಭಂದಸ್ಸು, ‘ಹೋನ್ನೆಯ ಮರದ ನೆರಳು’ ಭಾಗದಲ್ಲಿನ ಶ್ರೀಪದಿಗಳನ್ನು ದೇ. ಜವರೇಗೌಡರವರು ಸಂಪಾದಿಸಿರುವ ‘ಜನಪದ ಗೀತಾಂಜಲಿ’ ಎಂಬ ಜಾನಪದ ಗೀತೆಗಳ ಸಂಕಲನದಿಂದ ಆರಿಸಲಾಗಿದೆ.

I. ಪದಗಳ ಅರ್ಥ :

ಇಂಗೋಣಿ - ಕಡೆಮೆಯಾಗಲಿ; ಬತ್ತಿಹೋಗಲಿ.

ಜಪ - ಮಂತ್ರ ಪರಿಣಾಮ; ಪ್ರಾರ್ಥನೆ.

ತೋರ್ಣು - ತವರಿನವರು ನೀಡಿದ ಸೀರೆ.

ಮಾರುದ್ದು - ಎರಡು ಕ್ಯೆಗಳನ್ನು ಚಾಚಿದ ಅಳತೆ.

ತವರು - ಹುಟ್ಟಿದ ಮನೆ

ತಿಟ್ಟು - ದಿಬ್ಬ

ಪಕ್ಕೆ - ಹಕ್ಕಿ; ಪಕ್ಕಿ.

ಮೊಳೆ - ಮೊಣಕ್ಯೆಯಿಂದ ಹಸ್ತದ ತುದಿಯಪ್ಪು
ದೂರ; ಎರಡು ಗೇಣು.

II. ಪ್ರಶ್ನೆಗಳು :

ಅ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

- ಒಡವನ ಮನೆಗೆ ಸಿರಿವಂತಿಕೆ ಯಾವಾಗ ಬರುತ್ತದೆ?
- ಚಿಕ್ಕುಗೆ ಚೆಲುವ ಯಾರು?
- ತಾಯಿ ಇಲ್ಲದ ತವರಿಗೆ ಹೋಗುವುದನ್ನು ಜನಪದರು ಯಾವುದಕ್ಕೆ ಹೋಲಿಸಿದ್ದಾರೆ?
- ಮಕ್ಕಳಾಟ ಸನ್ಯಾಸಿಯ ಜಪವನ್ನು ಏಕೆ ಮರೆಸುತ್ತದೆ?

ಆ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

- ಜನಪದರು ಭೂಮಿ ತಾಯಿಯನ್ನು ಏನಂದು ಬೇಡಿಕೊಳ್ಳುತ್ತಾರೆ?
- ಜನಪದರು ಪ್ರಕೃತಿಯನ್ನು ಹೇಗೆ ವಣಿಸಿದ್ದಾರೆ?
- ತಾಯಿಲ್ಲದ ತವರನ್ನು ಜನಪದರು ಹೇಗೆ ವಣಿಸಿದ್ದಾರೆ?
- ಹೆಣ್ಣು ಮಗಳು ಗಂಡನ ಮನೆಗೆ ಹೇಗೆ ಹೊರಡುತ್ತಾಳೆ?
- ಮಕ್ಕಳಾಟದ ಮಹಿಮೆಯನ್ನು ಜನಪದರು ವಣಿಸಿರುವ ರೀತಿಯನ್ನು ತಿಳಿಸಿ.

ಇ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

- ‘ಹೊನ್ನೆಯ ಮರದ ನೆರಳು’ ಜನಪದ ಗೀತೆಯಲ್ಲಿ ತವರು ಹಾಗೂ ಮಕ್ಕಳ ಬಗೆಗೆ ಜನಪದರ ಭಾವನೆಗಳು ಯಾವ ರೀತಿ ವ್ಯಕ್ತವಾಗಿವೆ?

ಕಃ) ಸಂದರ್ಭದೊಡನೆ ವಿವರಿಸಿರಿ.

- ಗ. ಬಡವನ ಮನೆಗೆ ಸಿರಿ ಬರಲೆ
- ಹ. ತಾಯಿಲ್ಲ ತವರಿಗಿ ಹೋಗದಿರು
- ಇ. ತಿಟ್ಟತ್ತಿ ತಿರುಗಿ ನೋಡ್ಯಾಳ
- ಈ. ಸನ್ನೇಸಿ ಜಪವ ಮರೆತಾನು

III. ಭಾಷಾಭ್ಯಾಸ :

ಅ) ಕೆಳಗಿನ ಪದಗಳಿಗೆ ವಿರುದ್ಧಾರ್ಥ ಬರೆಯಿರಿ.

ಬಡವ, ದುಃಖ, ಜೆಲುವ, ನೆಲ, ನೆರಳು.

ಆ) 'ತನ' ಹಾಗೂ 'ವಂತ' ಪ್ರತ್ಯಯಗಳನ್ನು ಬಳಸಿ ಮಾದರಿಯಂತೆ ತಲಾ ಏದು ಪದಗಳನ್ನು ಬರೆಯಿರಿ.

ಮಾದರಿ : ಸಿರಿ + ತನ = ಸಿರಿತನ

ಸಿರಿ + ವಂತ = ಸಿರಿವಂತ

ಇ) ಆಡುನುಡಿ ಮತ್ತು ಗ್ರಾಂಥಿಕ ರೂಪ ಇವುಗಳ ನಡುವಿನ ವ್ಯಾಖ್ಯಾಸ ತಿಳಿಯಿರಿ.

ಮಾತನಾಡುವ ಭಾಷೆಯನ್ನು 'ಆಡುನುಡಿ' ಎಂದು ಕರೆಯುತ್ತಾರೆ. ಇದಕ್ಕೆ 'ವ್ಯಾವಹಾರಿಕ ಭಾಷೆ' ಎಂಬ ಮತ್ತೊಂದು ಹೆಸರೂ ಇದೆ. ಆಡುನುಡಿಯ ಶಬ್ದಗಳು ಬರೆವಣಿಗೆಯಲ್ಲಿ ಬಂದಾಗ ಅವು ಹೊಂದುವ ರೂಪವೇ 'ಗ್ರಾಂಥಿಕ ರೂಪ'. ಜನಪದ ಸಾಹಿತ್ಯದಲ್ಲಿ ಆಡುನುಡಿಯ ಶಬ್ದಗಳ ಬಳಕೆ ಹೆಚ್ಚಿರುವುದನ್ನು ಗಮನಿಸಬಹುದು.

ಆಡುನುಡಿಯ ಶಬ್ದಗಳು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತವೆ. ಇವುಗಳ ಅರ್ಥದಲ್ಲಿ ಏಕರೂಪತೆಯನ್ನು ತರುವ ಪ್ರಯತ್ನವನ್ನು ಗ್ರಾಂಥಿಕ ರೂಪಗಳಲ್ಲಿ ಕಾಣಬಹುದು.

ಉದಾಹರಣೆಗಳು:

ಆಡುನುಡಿ	-	ಗ್ರಾಂಥಿಕ ರೂಪ	ಆಡುನುಡಿ	-	ಗ್ರಾಂಥಿಕ ರೂಪ
ಮ್ಯಾಲೆ	-	ಮೇಲೆ	ತುಂಬ್ಯೆತಿ	-	ತುಂಬಿದೆ
ನೀರಿಲ್ಲ	-	ನೀರಿಲ್ಲದ	ತಲೇಲಿ	-	ತಲೆಯಲ್ಲಿ
ಕಂದವ್ವು	-	ಕಂದವ್ವನ	ಪಕ್ಕಾಗ	-	ಪಕ್ಕೆಯಲ್ಲಿ, ಪಕ್ಕೆಗಳಲ್ಲಿ
ತಾಯಿಲ್ಲ	-	ತಾಯಿಯಲ್ಲದ	ಇತಿ (ಇತೆ)	-	ಇದೆ

ತಿಟ್ಟಿತ್ತಿ	-	ತಿಟ್ಟು ಹತ್ತಿ	ಸನ್ನೇಹಿ	-	ಸನ್ಯಾಸಿ
ಚೆಕ್ಕಾಗ್	-	ಚೆಕ್ಕಿಯಲ್ಲಿ, ಚೆಕ್ಕಿಗಳಲ್ಲಿ	ಬಿಡುತೀನಿ	-	ಬಿಡುತ್ತೇನೆ
ಗೂಡಿನ್ಯಾಗ	-	ಗೂಡಿನಲ್ಲಿ	ಮ್ಯಾಲಿನ	-	ಮೇಲಿನ
ಬ್ಯಾಡ್	-	ಬೇಡ	ತಕ್ಕೊಂಡು	-	ತೆಗೆದುಕೊಂಡು
ಎಸೋಂದು	-	ಎಷ್ಮೊಂದು	ಆಯ್ತು	-	ಆಯಿತು
ಬರಾನೆ	-	ಬರುತ್ತಾನೆ	ಆಡ್ತಾ	-	ಆಡುತ್ತಾ
ಕೂತ್ಕೊ	-	ಕುಳಿತುಕೊ	ಕುಂದ್ರು	-	ಕುಳಿತುಕೊ
ನೋಡ್ಲೋಂಡು	-	ನೋಡಿಕೊಂಡು	ಕೂಡು	-	ಕುಳಿತುಕೊ

IV. ಚಟುವಟಿಕೆಗಳು :

೧. ಈ ಪದ್ಯದ ಇನ್ನೇ ಮತ್ತು ಇನ್ನೇ ಪದ್ಯಗಳನ್ನು ಕಂಠಪಾಠ ಮಾಡಿರಿ.
೨. ನಿಮ್ಮ ಗ್ರಾಮದಲ್ಲಿನ ಆರತಿ ಹಾಡು, ರಾಗಿ ಬೀಸುವ ಹಾಡು, ಜನಪದ ಕಥೆಗಳನ್ನು ಸಂಗ್ರಹಿಸಿರಿ.
೩. ರಾಮನಗರದ ಬಳಿ ಇರುವ ಜಾನಪದ ಲೋಕಕ್ಕೆ ಭೇಟಿ ನೀಡಿರಿ.





ಪಾಠ ಪ್ರವೇಶ : ಕನ್ನಡದ ವಿಶಿಷ್ಟ ಸಾಹಿತ್ಯ ಪ್ರಕಾರವಾದ ವಚನ ಸಾಹಿತ್ಯವು ಜನಸಾಮಾನ್ಯರ ಬದುಕನ್ನು ಹನನುಗೊಳಿಸುವ ಆಶಯವುಳ್ಳದ್ದಾಗಿದೆ. ಜೀಡರ ದಾಸಿಮಯ್ಯ, ಬಸವಣ್ಣ, ಅಕ್ಕಮಹಾದೇವಿ, ಅಲ್ಲಂಪುರಭು ಮೊದಲಾದ ನೂರಾರು ಶಿವರಣ - ಶರಣಯರು ವಚನ ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಿದ್ದಾರೆ. ಭಾಷೆ, ಶೈಲಿ ಮತ್ತು ವಸ್ತುವಿನ ದೃಷ್ಟಿಯಿಂದ ಕ್ರಾಂತಿಯನ್ನುಂಟು ಮಾಡಿದ ಸಾಹಿತ್ಯ ಇದಾಗಿದೆ.

ಪ್ರಸ್ತುತ ವಚನಗಳಲ್ಲಿ ಶರಣರ ಮಾತಿನ ಮಹತ್ವ, ದೈವದ ಅದ್ಭುತ ಶಕ್ತಿ ಮತ್ತು ಡಾಂಭಿಕ ಭಕ್ತರ ಬಗ್ಗೆ ವಹಿಸಬೇಕಾದ ಎಚ್ಚರಗಳನ್ನು ಮನಮುಟ್ಟಿವಂತೆ ಚಿತ್ರಿಸಲಾಗಿದೆ. ಚಿಕ್ಕ ಚಿಕ್ಕ ನುಡಿಗಳಲ್ಲಿ ಹಿರಿದಾದ ಅನುಭವಗಳನ್ನು ಹಿಡಿದಿಟ್ಟಿರುವ ಕಲೆಗಾರಿಕೆಯನ್ನು ವಚನಗಳಲ್ಲಿ ಕಾಣಬಹುದು.

ಕರಿಯನಿತ್ತಡೆ ಒಲ್ಲೆ, ಸಿರಿಯನಿತ್ತಡೆ ಒಲ್ಲೆ,

ಹಿರಿದಪ್ಪ ರಾಜ್ಯವನಿತ್ತಡೆ ಒಲ್ಲೆ.

ನಿಮ್ಮ ಶರಣರ ಸೂಜುಡಿಯ ಒಂದರಘಳಿಗೆಯಿತ್ತಡೆ

ನಿನ್ನನಿತ್ತ ಕಾಣಾ! ರಾಮನಾಥ.


॥ ೮ ॥

ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಣದೆ?

ಕಡೆಗೀಲು ಬಂಡಿಗಾಢಾರ.

ಈ ಕಡುದಪರವೇರಿದ ಒಡಲೆಂಬ ಬಂಡಿಗೆ

ಮೃಡಭಕ್ತರ ನುಡಿಗಡಣವೆ ಕಡೆಗೀಲು ಕಾಣಾ! ರಾಮನಾಥ. ॥ ೯ ॥



ಮರನೊಳಗೊ ಮಂದಾಗ್ನಿಯ ಉರಿಯದಂತಿರಿಸಿದೆ
ನೋರೆವಾಲೊಳಗೆ ತುಪ್ಪವ ಕಂಪಿಲ್ಲದಂತಿರಿಸಿದೆ,
ಶರೀರದೊಳಗಾತ್ಮನಾರು ಕಾಣದಂತಿರಿಸಿದೆ
ನೀ ಬೇರೆಸುವ ಭೇದಕ್ಕೆ ಬೇರುಗಾದೆನಯ್ಯ! ರಾಮನಾಥ.

॥ ೨ ॥

ಬರುಸತಗನ ಭಕ್ತಿ ದಿಟವೆಂದು ನಚ್ಚಲು ಬೇಡ.
ಮರದೊಳಗೊ ಬೆಕ್ಕು ಇಲಿಯ ಕಂಡು
ಪ್ರಂಟನೆಗೆದಂತಾಯಿತ್ತು ಕಾಣಾ! ರಾಮನಾಥ.

॥ ೩ ॥

— ಜೀಡರ ದಾಸಿಮಯ್ಯ

* * * *

ಕೃತಿಕಾರರ ಪರಿಚಯ :

ಜೀಡರ ದಾಸಿಮಯ್ಯ ಆದ್ಯ ವಚನಕಾರರು. ಇವರು ಶ್ರೀ. ೧೦೪೦ ರಲ್ಲಿ ಯಾದಗಿರಿ ಸಮೀಪದ ಮುದೇನೂರು ಎಂಬಲ್ಲಿ ಜನಿಸಿದರು. ಇವರು ನೇಕಾರ ವೃತ್ತಿಯನ್ನು ಮಾಡುತ್ತಿದ್ದರು. ಇವರ ಹೆಂಡತಿಯ ಹೆಸರು ದುಗ್ಗಳೆ. ವಚನ ಸಾಹಿತ್ಯಕ್ಕೆ ಉತ್ತಮ ಆರಂಭವನ್ನು ದಾಸಿಮಯ್ಯನವರು ದೊರಕಿಸಿಕೊಟ್ಟರು. ಸರಳ ಶೈಲಿಯ ಆಡುಮಾತು, ಮೊನಚಾದ ವಿದಂಬನೆ ಮತ್ತು ಮೇಲ್ಮೈದ ಜಿಂತನೆ ದಾಸಿಮಯ್ಯನವರ ವಚನಗಳ ವೃಶಿಷ್ಟಾಗಿ. ಇವರು ‘ರಾಮನಾಥ’ ಎಂಬ ಅಂಕಿತದಲ್ಲಿ ಹಲವಾರು ವಚನಗಳನ್ನು ರಚಿಸಿ, ವಚನ ಸಾಹಿತ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

ಪ್ರಸ್ತುತ ವಚನಗಳನ್ನು ಕನ್ನಡ ಮತ್ತು ಸಂಸ್ಕೃತ ನಿದೇಶನಾಲಯ ಬೆಂಗಳೂರು ಇವರು ಪ್ರಕಟಿಸಿರುವ ‘ಸಂಕೀರ್ಣ ವಚನ ಸಂಪುಟ-೨’ ಎಂಬ ಕೃತಿಯಿಂದ ಆರಿಸಿದೆ.



ಅಭ್ಯಾಸ

I. ಪದಗಳ ಅರ್ಥ :

ಅಗ್ನಿ - ಬೆಂಕಿ

ಒಡಲು - ಶರೀರ; ದೇಹ; ಕಾಯ.

ಕಂಪು - ಸುವಾಸನೆ

ಕರಿ - ಆನೆ

ದಪ್ತ - ಅಹಂಕಾರ; ಹಮ್ಮು.

ಅರಫಳಿಗೆ - ಸ್ವಲ್ಪ ಹೊತ್ತು

ಒಲ್ಲೆ - ಬೇಡ

ಕಡೆಗೀಲು - ಕಡಾಣಿ; ಕರಾಣಿ.

ಗಡಣ - ಸಮೂಹ; ಗುಂಪು.

ನಚ್ಚು - ನಂಬು

ಬೆರಗು - ಆಶ್ಚರ್ಯ

ಮಂಡಾಗ್ನಿ - ಹೆಚ್ಚು ಉರಿಯಿಲ್ಲದ ಬೆಂಕಿ.

ಮೃಡ - ಶಿವ

ಸೂಳ್ಳುಡಿ - ಒಳ್ಳೆಯ ಮಾತು; ತಿರುಳ್ಳು ನುಡಿ.

ಬೆರಸು - ಒಂದು ಗೂಡಿಸು

ಮಾಬುದೇ - ಬಿಡುವುದೇ

ಸಿರಿ - ಏಶ್ವರ್ಯ; ಸಂಪತ್ತು.

ಹೊಡೆಗೆಡೆ - ಮಗುಚಿ ಬೀಳು

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ಮೊಕ್ತ ಪದಗಳಿಂದ ತುಂಬಿರಿ.

೧. ಕರಿಯನಿತ್ತದೆ ಒಲ್ಲೆ, _____ ಒಲ್ಲೆ.

೨. ಮೃಡಭಕ್ತರ _____ ಕಡೆಗೀಲು ಕಾಣಾ! ರಾಮನಾಥ.

೩. ನೀ _____ ಭೇದಕ್ಕೆ ಬೆರಗಾದೆನಯ್ಯ! ರಾಮನಾಥ.

೪. ಬರುಸಲಗನ ಭಕ್ತಿ _____ ನಚ್ಚಲು ಬೇಡ.

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರ ಬರೆಯಿರಿ.

೧. ಜೇಡರ ದಾಸಿಮಯ್ಯ ಅವರ ಅಂಕಿತನಾಮವೇನು?

೨. ಬಂಡಿಗೆ ಆಧಾರ ಯಾವುದು?

೩. ಒಡಲೆಂಬ ಬಂಡಿಗೆ ಯಾವುದು ಕಡೆಗೀಲು?

೪. ಯಾರ ಭಕ್ತಿಯನ್ನು ನಿಜವೆಂದು ನಂಬಬಾರದು?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರ ಬರೆಯಿರಿ.

೧. ಭಗವಂತನು ಮಾನವನ ಶರೀರದೊಳಗೆ ಆಶ್ವಿನನ್ನು ಯಾವ ರೀತಿ ಬೆರಸಿದ್ದಾನೆ?

೨. ಕಡುದರ್ಪವೇರಿದ ಒಡಲು ಎಂದರೇನು? ಅದನ್ನು ಯಾವುದಕ್ಕೆ ಹೋಲಿಸಲಾಗಿದೆ?

೩. ಜೇಡರ ದಾಸಿಮಯ್ಯನು ಭಗವಂತನ ಯಾವ ಭೇದಕ್ಕೆ ಬೆರಗಾಗಿದ್ದಾನೆ?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರ ಬರೆಯಿರಿ.

೧. ಜೇಡರ ದಾಸಿಮಯ್ಯನವರು ಮೌದಲ ಎರಡು ವಚನಗಳಲ್ಲಿ ಶರಣರ ಸೂಳ್ಳುಡಿಯ ಮಹತ್ವವನ್ನು ಯಾವರಿತಿ ವರ್ಣಿಸಿದ್ದಾರೆ?

೨. ಜೇಡರ ದಾಸಿಮಯ್ಯ ಡಾಂಭಿಕ ಭಕ್ತಿಯನ್ನು ಯಾವ ರೀತಿ ಖಂಡಿಸಿದ್ದಾರೆ?

೩. ಇಂದ್ರ ನೇ ಶತಮಾನದ ವಚನ ಸಾಹಿತ್ಯದ ವೈಶಿಷ್ಟ್ಯತೆ ಏನು?

- ಉ) ಸಂದರ್ಭದೊಂದಿಗೆ ಈ ವಾಕ್ಯಗಳ ಅರ್ಥವನ್ನು ಸ್ಪಷ್ಟೀಕರಿಸಿರಿ.
- ಮೃಡಬಕ್ತರ ನುಡಿಗಡಿಂಬೆ ಕಡೆಗೇಲು ಕಾಣಾ ರಾಮನಾಥ.
 - ಮರದೊಳಗಣ ಬೆಕ್ಕು ಇಲಿಯ ಕಂಡು ಮಟನೆಗೆದಂತಾಯಿತ್ತು.
 - ನೋರೆವಾಲೊಳಗೆ ತುಪ್ಪವ ಕಂಫಿಲ್ಲದಂತಿರಿಸಿದೆ.

III. ಭಾಷಾಭ್ಯಾಸ :

- ಅ) ಗುಂಪಿಗೆ ಸೇರದ ಪದವನ್ನು ಆರಿಸಿ ಬರೆಯಿರಿ.
- ಕರಿ, ಕರ, ಆನೆ, ಗಜ.
 - ದರ್ಶ, ಸೋಕ್ಕು, ಹಮ್ಮ, ವಿನಯ.
- ಆ) ಕೆಳಗೆ ನೀಡಿರುವ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.
- ಹಿರಿದು, ಆಧಾರ, ಶಕ್ತ, ಭಕ್ತ.
- ಇ) ಕೆಳಗಿನ ಪದಗಳನ್ನು ಸ್ವಂತ ವಾಕ್ಯಗಳಲ್ಲಿ ಬಳಸಿರಿ.
- ಒಲ್ಲೆ, ಆಧಾರ, ಇರಿಸು, ಬೆರಗಾಗು, ಸೂಳುಡಿ.
- ಈ) ಕೆಳಗಿನ ಪದಗಳನ್ನು ಮಾದರಿಯಂತೆ ಬಿಡಿಸಿ ಬರೆಯಿರಿ.
- ಮಾದರಿ: ಹಿರಿದಪ್ಪ - ಹಿರಿದು + ಅಪ್ಪ
ಸಿರಿಯನಿತ್ತಡೆ, ಕಡೆಗೇಲು, ಮಂದಾಗ್ನಿ.
- ಉ) ಕೆಳಗಿನ ಪದಗಳಿಗೆ ತತ್ವಮ-ತದ್ವವಗಳನ್ನು ಬರೆಯಿರಿ.
- ಸಿರಿ, ಭಕ್ತ, ಅಗ್ನಿ.

IV. ಚಟುವಟಿಕೆಗಳು :

- ಇ ನೇ ಮತ್ತು ಇ ನೇ ವಚನಗಳನ್ನು ಕಂಠಪಾಠ ಮಾಡಿರಿ.
- ಎಂ.ಆರ್.ಶ್ರೀ. ಅವರ ‘ವಚನ ಧರ್ಮಸಾರ’ ಕೃತಿಯನ್ನು ಓದಿರಿ.
- ವಚನಕಾರರ ಅಂಕಿತನಾಮಗಳನ್ನು ಸಂಗ್ರಹಿಸಿ ಓದಿರಿ ಹಾಗೂ ಅವರ ವಚನಗಳನ್ನು ಹಾಡಿರಿ.



೧೬. ಆಚಾರವಿಲ್ಲದ ನಾಲಗೆ



ಪಾಠ ಪ್ರಮೇಶ : ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಹದಿನಾರನೆಯ ಶತಮಾನದ ದಾಸಸಾಹಿತ್ಯಕ್ಕೆ ವಿಶಿಷ್ಟವಾದ ಸಾಫನವಿದೆ. ಶ್ರೀಪಾದರಾಜರಿಂದ ಪ್ರಾರಂಭವಾದ ದಾಸ ಸಾಹಿತ್ಯವನ್ನು ವ್ಯಾಸರಾಯರು, ವಾದಿರಾಜರು, ಮರಂದರ - ಕನಕದಾಸಾದಿಗಳು ಮುಂದುವರಿಸಿದರು. ಹರಿದಾಸರ ಕೀರ್ತನೆಗಳೆಲ್ಲವೂ ವ್ಯೇಯಕ್ಕಿರುತ್ತದೆ ಹಾಗೂ ಸಾಮಾಜಿಕ ನೆಲೆಗಳಲ್ಲಿ ಪ್ರಕಟಗೊಂಡಿವೆ.

ಮನುಷ್ಯ ಆದಂಬರ ಹಾಗೂ ಡಂಬಾಚಾರದ ಬದುಕನ್ನು ಬಿಡಬೇಕು. ದ್ವೋಷ-ಅಸೂಯೆ, ಶೋಪ-ತಾಪ ಹಾಗೂ ನೀಚ ಗುಣಗಳನ್ನು ಬಿಟ್ಟು, ಧರ್ಮ ಮಾರ್ಗದ ಕಡೆಗೆ ಮನುಷ್ಯ ನಡೆಯಬೇಕು. ನಮ್ಮ ನಡೆ-ನುಡಿ; ತನು-ಮನ; ಅಂತರಂಗ-ಬಹಿರಂಗಗಳು ಪರಿಶುದ್ಧವಾಗಿರಬೇಕು ಎಂಬ ವಿಚಾರಗಳನ್ನು ಕೀರ್ತನೆಗಳಲ್ಲಿ ಕಾಣಬಹುದು. ಪ್ರಸ್ತುತ ಕೀರ್ತನೆಯಲ್ಲಿ ಮರಂದರದಾಸರು ಮಾನವನ ಗುಣಸ್ವಭಾವಗಳನ್ನು, ನಡವಳಿಕೆಗಳನ್ನು ನೇರನುಡಿಗಳ ಮೂಲಕ ತಿದ್ದುವ ಕೆಲಸ ಮಾಡಿದ್ದಾರೆ. ‘ನಾಲಗೆ ಶುದ್ಧವಾದರೆ ನಾಡೆಲ್ಲಾ ನೆಂಟರು’ ಎನ್ನುವಂತೆ ಬದುಕಬೇಕೆಂದು ಹೇಳಿದ್ದಾರೆ.

ಆಚಾರವಿಲ್ಲದ ನಾಲಗೆ – ನಿನ್ನ

ನೀಚಬುದ್ಧಿಯ ಬಿಡು ನಾಲಗೆ

॥ ಪ ॥

ನಾಚಿಕೆ ಲಜ್ಜೆಯ ನೀ ಮನ್ನ ಅರಿಯದೆ

ಚಾಚಿಕೊಂಡಿರುವಂಥ ನಾಲಗೆ

॥ ಅ.ಪ. ॥

ಇದ್ದ ಮಾತನಾಡು ನಾಲಗೆ – ಹಿಡಿ –

ದೊದ್ದರೂ ಹುಸಿಬೇಡ ನಾಲಗೆ

ಇದ್ದುಕೊಂಡು ಉಣ್ಣಿ ಅಮೃತಾನ್ನಗಳನು

ಬುದ್ಧಿಯಲಿರು ಕಂಡ್ಯ ನಾಲಗೆ

॥ ರ ॥

ಬಡವರ ಮಾತಿಗೆ ನಾಲಗೆ – ನೀ

ಕಡುಚತುರ ನುಡಿಯದಿರು ನಾಲಗೆ

ಹಿಡಿದು ಹೊಂಡೊಯ್ಯಿರು ಯಮನ ಭಟರು ನಿನ್ನ

ನುಡಿ ಕಂಡ್ಯ ಹರಿಯೆಂದು ನಾಲಗೆ

॥ ಇ ॥

ಹರಿಪಾದವೆ ಗತಿಯನ್ನು ನಾಲಗೆ - ನಿನಗೆ
ಪರರ ಚಿಂತೆಯೇಕೆ ನಾಲಗೆ
ಸಿರಿವರ ಪುರಂದರವಿಶಲರಾಯನನು
ಮರೆಯದೆ ನೆನೆ ಕಂಡೆಯ ನಾಲಗೆ

॥ ೨ ॥

- ಪುರಂದರದಾಸರು

* * *

ಕೃತಿಕಾರರ ಪರಿಚಯ :

ಪುರಂದರದಾಸರ ವೋದಲಿನ ಹೆಸರು ಶ್ರೀನಿವಾಸನಾಯಕ. ಇವರು ಕ್ರಿ.ಶ. ೧೪೮೫ ರಿಂದ ೧೯೬೫ ರ ನಡುವಿನ ಕಾಲಾವಧಿಯಲ್ಲಿ ಬದುಕಿದ್ದರು. ಇವರ ಸ್ಥಳ ಪುರಂದರಗಡ. ತಂದೆ ವರದಪ್ರಣಾಯಕ, ತಾಯಿ ಲಕ್ಷ್ಮೀದೇವಿ. ಇವರ ಹೆಂಡತಿಯ ಹೆಸರು ಸರಸ್ವತಿ ಬಾಯಿ. ಇವರಿಗೆ ಲಕ್ಷ್ಮಣಾದಾಸ, ಹೇಬಣಾದಾಸ, ಮಧ್ಯಪತ್ರಿದಾಸ ಎಂಬ ಮೂವರು ಗಂಡು ಮಕ್ಕಳಿದ್ದರು. ಶ್ರೀಮಂತರಾದ ಇವರು ಜೀವನದಲ್ಲಿ ವೈರಾಗ್ಯಹೊಂದಿ ಹರಿದಾಸರಾದರು.



ಪುರಂದರದಾಸರು ‘ಪುರಂದರವಿಶಲ’ ಅಂಕಿತದಿಂದ ಸಾವಿರಾರು ಕೀರ್ತನೆ, ಸುಳಾದಿ, ಉಗಾಭೋಗಗಳನ್ನು ರಚಿಸಿದ್ದಾರೆ. ಇವರಿಗೆ ‘ಕನಾಟಕ ಸಂಗೀತ ಪಿತಾಮಹ’ ಎಂಬ ಬಿರುದು ಇದೆ. ಇವರ ಗುರು ವ್ಯಾಸರಾಯರು. ‘ದಾಸರೆಂದರೆ ಪುರಂದರದಾಸರಯ್ಯ’ ಎಂದು ಇವರನ್ನು ಹೊಗಳಿದ್ದಾರೆ. ಪ್ರಸ್ತುತ ಕೀರ್ತನೆಯನ್ನು ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಪ್ರಕಟಿಸಿರುವ ಡಿ.ಎನ್.ನಾಗರತ್ನ ಅವರ ‘ದಾಸ ಸಾಹಿತ್ಯ ಸೌರಭ’ ಕೃತಿಯಿಂದ ಆರಿಸಿದೆ.

ಟಿಪ್ಪಣಿಗಳು :

೧. ಕೀರ್ತನೆ : ಹರಿ ಮಹಿಮೆಯನ್ನು ಕೀರ್ತಿಸುವುದೇ ಕೀರ್ತನೆಗಳು. ಕೀರ್ತನೆಗಳು ಪಲ್ಲವಿ, ಅನುಪಲ್ಲವಿ ಹಾಗೂ ಚರಣಗಳಿಂದ ಕೂಡಿ ರಾಗಯುಕ್ತವಾಗಿ, ತಾಳಬದ್ಧವಾಗಿರುತ್ತವೆ. ಸುಳಾದಿಗಳಿಗಿಂತ ಸರಳವಾಗಿಯೂ, ಉಗಾಭೋಗಗಳಿಗಿಂತ ಬಿಗಿಯಾಗಿಯೂ ಇರುತ್ತವೆ. ಕೊನೆಯ ಚರಣದಲ್ಲಿ ಕೀರ್ತನೆ ರಚಿಸಿದ ಹರಿದಾಸರ ಇಷ್ಟದ್ವೇವದ ಅಂಕಿತವಿರುತ್ತದೆ.

೨. ಸುಳಾದಿ : ಸುಳಾದಿ ಹರಿದಾಸ ಸಾಹಿತ್ಯದ ಒಂದು ವಿಶಿಷ್ಟ ಪ್ರಕಾರ. ತಾಳ ಪ್ರಥಾನವಾದ ಗೇಯ ರಚನೆ. ಉಗಾಭೋಗಗಳಿಗಿಂತ ಬಿಗಿಯಾದ ಒಂದಖೇ ಸುಳಾದಿ. ಸಂಗೀತದ ಹಿನ್ನಲೆ, ತಾಳಗಳ ಪಟ್ಟು, ಸಾಹಿತ್ಯದ ಜೌಕಟಿನಲ್ಲಿ ತತ್ತ್ವಗಳ ನಿರೂಪಣೆಯೇ ಸುಳಾದಿಯ ಲಕ್ಷಣವಾಗಿದೆ. ಧ್ವನಿ, ಮತ್ತೆ, ಶ್ರೀಪುಟ, ರುಂಪೆ, ರೂಪಕ, ಅಟ್ಟ ಹಾಗೂ ಏಕತಾಳ ಇವೇ ಸುಳಾದಿಯ ತಾಳಗಳು.

ಇ. ಉಗಾಭೋಗ : ಇದು ಹರಿದಾಸ ಸಾಹಿತ್ಯದ ಇನ್ನೊಂದು ವಿಶಿಷ್ಟ ಗೇಯ ಪ್ರಕಾರ. ಉಗಾಭೋಗವೆಂಬ ಮಾತು ಕ್ರಿ.ಶ.ಸುಮಾರು ೧೨ ನೇಯ ಶತಮಾನದಲ್ಲಿದ್ದ ಶಾಜ್ಞದೇವನ ಕಾಲದಿಂದ ಒಳಕೆಯಲ್ಲಿ ಬಂದಂತೆ ಕಾಣಲುತ್ತದೆ. ನಂತರ ಹರಿದಾಸರಲ್ಲಿ ಇದು ಹೆಚ್ಚಾಗಿ ಒಳಕೆಯಾಗಿದೆ. ಇದು ರಾಗ ಪ್ರಥಾನ ರಚನೆ, ತಾಳದ ಪಟ್ಟಲ್, ಸಾಮಾನ್ಯವಾಗಿ ದ್ವಿತೀಯ ಪ್ರಾಸೆವಿರುತ್ತದೆ. ಅಂತೆ ಪ್ರಾಸೆವಿರುವುದೂ ಉಂಟು. ಕೊನೆಯಲ್ಲಿ ಆಯ್ದಾ ದಾಸರ ಅಂಕಿತ ಬರುತ್ತದೆ.

ಅಭ್ಯಾಸ

I. ಪದಗಳ ಅರ್ಥ :

ಅಮೃತ - ಸುಧಿ; ಹಾಲು.

ಕಡುಡಿತುರ - ಅತೀ ಬುದ್ಧಿವಂತಿಕೆ ಉಳ್ಳವನು.

ನೀಚ - ಕೆಟ್ಟಿ; ಕೇಳಾದ.

ಸಿರಿವರ - ಸಮೃದ್ಧಿ ಹೊಂದಿದ; ಸಂಪದ್ಭರಿತ.

ಆಚಾರ - ಆಚರಣೆ; ಸಂಪ್ರದಾಯ; ಕಟ್ಟಪಾಡು.

ಗತಿ - ಆಧಾರ; ಚಲನತೀರ್ಥ.

ಲಜ್ಜೆ - ನಾಚಿಕೆ; ಸಿಗ್ನ.

ಹಸಿ - ಸುಳ್ಳು.

II. ಪ್ರಶ್ನೆಗಳು :

ಅ) ಬಿಟ್ಟ ಸ್ಥಳಗಳನ್ನು ಸೂಕ್ತ ಪದಗಳಿಂದ ತುಂಬಿರಿ.

ಇ. ಮುರಂದರದಾಸರ ಮೂರ್ವದ ಹೆಸರು _____

ಈ. ಮುರಂದರದಾಸರ ಗುರುಗಳ ಹೆಸರು _____

ಇ. ದಾಸ ಸಾಹಿತ್ಯವು _____ ಅವರಿಂದ ಆರಂಭಗೊಂಡಿತು.

ಇ. ಮುರಂದರ ದಾಸರ ಇಷ್ಟದ್ಯೇವ _____

ಆ) ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿರಿ.

ಇ. ಮುರಂದರದಾಸರ ಅಂಕಿತನಾಮವೇನು?

ಈ. ಮುರಂದರದಾಸರಿಗೆ ಯಾವ ಬಿರುದು ಇದೆ?

ಇ. ಆಚಾರವಿಲ್ಲದ ನಾಲಗೆ ಮಾನವನ ಯಾವ ವರ್ತನೆಗಳನ್ನು ಸೂಚಿಸುತ್ತದೆ?

ಇ. ಮುರಂದರದಾಸರು ನಮ್ಮ ನಡೆನುಡಿಗಳಲ್ಲಿ ಯಾರ ಸ್ತುರಣೆ ಇರಬೇಕೆಂದು ಹೇಳುತ್ತಾರೆ?

ಇ. ಮುರಂದರದಾಸರು ಬಡವರ ಪಾಲಿಗೆ ನಮ್ಮ ನುಡಿ ಹೇಗಿರಬೇಕೆಂದು ಹೇಳುತ್ತಾರೆ?

ಇ) ಕೆಳಗಿನ ಪ್ರಶ್ನೆಗಳಿಗೆ ಮೂರು-ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿರಿ.

ಇ. ನಾಲಗೆಯು ಬುದ್ಧಿಯ ಹಿಡಿತದಲ್ಲಿರಬೇಕು ಎಂಬುದನ್ನು ಮುರಂದರದಾಸರು ಯಾವ ರೀತಿ ಹೇಳಿದ್ದಾರೆ?

ಈ. ಮುರಂದರದಾಸರು ಹಸಿ ನುಡಿಯಬಾರದು ಎಂಬುದನ್ನು ಯಾವ ರೀತಿ ಹೇಳಿದ್ದಾರೆ?

ಇ. ಪುರಂದರದಾಸರು ಮಾತಿನಲ್ಲಿ ಹರಿಯನ್ನು ಹೇಗೆ ಕಾಣಬೇಕೆಂದು ಬಯಸಿದ್ದಾರೆ?

ಇಂ. ಪುರಂದರದಾಸರು ಪರರ ಚಿಂತೆಯನ್ನು ಬಿಡು ಎಂದು ಏಕೆ ಹೇಳಿದ್ದಾರೆ?

ಈ) ಕೆಳಗಿನ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿರಿ.

೧. ಪುರಂದರದಾಸರು ಮಾನವನ ನಡೆಸುಡಿಯ ಮಹತ್ವವನ್ನು ಹೇಗೆ ವರ್ಣಿಸಿದ್ದಾರೆ?

೨. ನಾಲಗೆ ಬುದ್ಧಿಯ ಹಿಡಿತದಲ್ಲಿರುವುದರಿಂದ ಆಗುವ ಪ್ರಯೋಜನಗಳೇನು?

ಉ) ಸಂದರ್ಭದೊಡನೆ ವಿವರಿಸಿರಿ.

೧. ಪರರ ಚಿಂತೆಯ ಬಿಡು ನಾಲಗೆ

೨. ಬುದ್ಧಿಯಲ್ಲಿರು ಕಂಡ್ಯು ನಾಲಗೆ

೩. ಕಡುಚತುರ ನುಡಿಯದಿರು ನಾಲಗೆ

III. ಭಾಷಾಭಾಸ :

ಅ) ಕೆಳಗಿನ ಪದಗಳನ್ನು ಸ್ವಂತ ವಾಕ್ಯದಲ್ಲಿ ಬರೆಯಿರಿ.

ಆಚಾರ, ನೀಚಗುಣ, ಕಡುಚತುರ, ಪರರಚಿಂತೆ.

ಆ) ಕೆಳಗಿನ ಪದಗಳಿಗೆ ವಿರುದ್ಧಾರ್ಥಕ ಬರೆಯಿರಿ.

ಆಚಾರ, ನೀಚಗುಣ, ಲಜ್ಜೆ, ಬೇಡ.

ಇ) ಕೆಳಗಿನ ಪದಗಳಿಗೆ ತತ್ವಮ-ತದ್ವಪ ರೂಪ ಬರೆಯಿರಿ.

ಅಮೃತ, ಯಮ, ಸಿರಿ, ಜತುರ.

ಈ) ಕೆಳಗಿನ ಪದಗಳನ್ನು ಬಿಡಿಸಿ, ಸಂಧಿಯ ಹೇಸರು ಬರೆಯಿರಿ.

ಆಚಾರವಿಲ್ಲದ, ಮಾತನಾಡು, ನುಡಿಯದೆ, ಹರಿಯೆಂದು.

ಉ) ಕೆಳಗಿನ ವಾಕ್ಯಗಳಲ್ಲಿ ಗೆರೆ ಎಳೆದಿರುವ ಪದಗಳ ವಿಭಕ್ತಿ ಪ್ರತ್ಯೇಯಗಳ ಹೇಸರನ್ನು ಬರೆಯಿರಿ.

೧. ಪುರಂದರದಾಸರು ಹರಿಯನ್ನು ಪ್ರಾರ್ಥಿಸಿದರು.

೨. ಹಣ್ಣಿಗೆ ಒಂದು ಆಕಾರವಿರುತ್ತದೆ.

೩. ಶಿಕ್ಷಣದಿಂದ ಜ್ಞಾನ ವೃದ್ಧಿಸುತ್ತದೆ.

೪. ಉಳ್ಳವವನೇ ಭೂಮಿಯ ಒಡೆಯು.

IV. ಚಟುವಟಿಕೆಗಳು :

೧. ಪ್ರಸ್ತುತ ಕೇರರನೆಯ ಇನೇ ಮತ್ತು ಇನೇ ಪದ್ಯಗಳನ್ನು ಕಂಠಪಾಠ ಮಾಡಿರಿ.

೨. ಗ್ರಂಥಾಲಯಕ್ಕೆ ಭೇಟಿ ನೀಡಿ ದಾಸ ಸಾಹಿತ್ಯದ ಬಗ್ಗೆ ಹೆಚ್ಚಿನ ಜ್ಞಾನ ಪಡೆಯಿರಿ.

೩. ಮಾತಿನ ಮಹತ್ವವನ್ನು ತಿಳಿಸುವ ಗಾದೆ ಮಾತುಗಳನ್ನು ಸಂಗ್ರಹಿಸಿ ಬರೆಯಿರಿ.



ಜನಪದ ಸಾಹಿತ್ಯದ ಪ್ರಮುಖ ಭಾಗವಾಗಿರುವ ಗಾದೆಗಳು ಜನಸಾಮಾನ್ಯರ ಅನುಭವದ ಗಣಿಯಾಗಿದ್ದು ‘ವೇದ ಸುಳಾದರೂ ಗಾದೆ ಸುಳಾಗದು’ ಎಂಬ ಹಿರಿಮೆಗೆ ಪಾತ್ರವಾಗಿವೆ. ಆಕಾರದಲ್ಲಿ ವಾಮನನಂತಿದ್ದರೂ ಅರ್ಥದಲ್ಲಿ ತ್ರಿವಿಕ್ರಮನಂತಿವೆ. ಕನ್ನಡದಲ್ಲಿ ‘ಗಾದೆ’ ಪದಕ್ಕೆ ಸಂವಾದಿಯಾಗಿ ‘ನಾಣ್ಯಾದಿ’ ‘ಸೂತೀ’ ‘ಲೋಕೋಕ್ತಿ’ ಎಂಬ ಪದಗಳೂ ಪ್ರಚಲಿತದಲ್ಲಿವೆ. ಸಂಭಾಷಣೆ ಮತ್ತು ಬರೆವಣಿಗೆಯ ಸಂದರ್ಭದಲ್ಲಿ ಸಮಯೋಚಿತವಾಗಿ ಗಾದೆಗಳನ್ನು ಬಳಸುವುದರಿಂದ ಸಾಹಿತ್ಯ ಸೌಂದರ್ಯ ಹೆಚ್ಚುವುದಲ್ಲದೆ, ಹೇಳಬೇಕೆಂದಿರುವ ವಿಷಯವನ್ನು ಮನಮುಟ್ಟವಂತೆ ರಸವತ್ತಾಗಿ ಹೇಳಲು ಸಾಧ್ಯವಾಗುತ್ತದೆ. ಗಾದೆಗಳ ಸಂಗ್ರಹಣೆ ಒಂದು ಉತ್ತಮ ಹವಾಸವಾಗಿದೆ. ಗಾದೆಗಳ ಅಂತರಾರ್ಥವನ್ನು ಬಿಡಿಸಿ, ವಿವರಿಸಿ ಹೇಳುವುದನ್ನು ‘ಗಾದೆ ವಿಸ್ತರಣೆ’ ಎನ್ನಲಾಗುತ್ತದೆ. ನೀವು ಗಾದೆ ವಿಸ್ತರಿಸುವುದನ್ನು ಕಲಿಯಬೇಕು. ಇದಕ್ಕಾಗಿ ಇಲ್ಲಿ ಎರಡು ನಿರ್ದರ್ಶನಗಳನ್ನು ಕೊಡಲಾಗಿದೆ.

‘ಕೈಕೆರಾದರೆ ಬಾಯಿ ಮೋಸರು’

ಇದೊಂದು ಅರ್ಥಪೂರ್ಣವಾದ ಎಲ್ಲರಿಗೂ ಅನ್ವಯಿಸುವ ಗಾದೆ ಮಾತು. ‘ಕಷ್ಟಪಟ್ಟರೆ ಫಲವುಂಟು’, ‘ಆಳಾಗಿ ದುಡಿ, ಅರಸಾಗಿ ಉಣ್ಣಿ’ ಎಂಬುವ ಅರ್ಥದ ದೃಷ್ಟಿಯಿಂದ ಈ ಗಾದೆಗೆ ಪರ್ಯಾಯ ಗಾದೆಗಳಾಗಿವೆ. ಬದುಕು ಸಾರ್ಥಕವಾಗುವುದು ದುಡಿಮೆಯಿಂದ. ದುಡಿಮೆಯಲ್ಲಿ ಮೇಲು-ಕೀಳು ಎಂಬುದಿಲ್ಲ. ಶ್ರದ್ಧೆಯಿಂದ, ಪರಿಶ್ರಮದಿಂದ ದುಡಿಮೆ ಮಾಡಿದಾಗ ಅದು ನಮಗೆ ಉತ್ತಮ ಫಲವನ್ನು ಕೊಡುತ್ತದೆ. ನಮನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಬದುಕಿನ ಕಷ್ಟ-ನಷ್ಟಗಳನ್ನು ನಮ್ಮ ಅರಿವಿಗೆ ತಂದು, ನಮ್ಮನ್ನು ದೃಷ್ಟಿಕವಾಗಿಯೂ, ಮಾನಸಿಕವಾಗಿಯೂ ಸದೃಢರನ್ನಾಗಿ ಮಾಡುತ್ತದೆ. ಈ ಗಾದೆಯು ವ್ಯಕ್ತಿ ಮತ್ತು ದೇಶದ ಅಭಿವೃದ್ಧಿಯ ಕೇಳಿಕ್ಕೆಯಾಗಿದೆ. ಶ್ರಮಪಟ್ಟು ದುಡಿಯೋಣ, ಮಿಷಿಯಾಗಿ ಬಾಳೋಣ.

‘ಅತಿಯಾಸೆ ಗತಿಗೇಡು’

ಇದೊಂದು ಜನಪ್ರಿಯವಾದ ಅರ್ಥಪೂರ್ಣವಾಗಿರುವ ಗಾದೆಯಾಗಿದೆ. ಮನುಷ್ಯನಿಗೆ ಆಸೆ ಇರಬೇಕು. ಆಸೆ ಇಲ್ಲದಿದ್ದರೆ ಸಂತೋಷವೂ ಇಲ್ಲ, ಸಾಧನೆಯೂ ಇಲ್ಲ. ಆದರೆ ಆಸೆ ನಮ್ಮ ಸಾಮರ್ಥ್ಯದ ಮಿತಿಯೋಳಿಗರಬೇಕು. ಮಿತಿಮೀರಿದ ಆಸೆ ದುಃಖವನ್ನೂ, ನಷ್ಟವನ್ನೂ ಉಂಟುಮಾಡುತ್ತದೆ. ಬದುಕಿನಲ್ಲಿ ನಮನ್ನು ನಿರಾಶಾವಾದಿಗಳನ್ನಾಗಿ ಮಾಡಿಬಿಡುತ್ತದೆ. ಅತಿ ಎಂಬುದು ಎಲ್ಲಿಯೂ ಒಳ್ಳೆಯದಲ್ಲ, ಸುಂದರ ಬದುಕಿಗೆ ನಾವು ಅಳವಡಿಸಿಕೊಳ್ಳಬೇಕಿರುವ ಸೂತ್ರ ಮಿತಿ ಎಂಬುದನ್ನು ಈ ಗಾದೆ ಸೂಚಿಸಿ ತಿಳಿಸುತ್ತದೆ. ಅತಿಯಾಸೆ ಪಟ್ಟಿ ನಷ್ಟಕೇಡಾಗಿ ದುಃಖಿಗಳಾದ ಜನರನ್ನು ನಮ್ಮ ಸುತ್ತ ಮುತ್ತ ಕಾಣಬಹುದು. ಆದ್ದರಿಂದ ನಾವು ಅತಿಯಾಸೆಯನ್ನು ಬಿಟ್ಟು ಇದ್ದುದರಲ್ಲಿ, ದೋರಕಿದುದರಲ್ಲಿ ಸುಖ, ಸಂತೋಷ ಮತ್ತು ನೆಮ್ಮೆದಿಯನ್ನು ಕಾಣುವುದು ಉತ್ತಮ.

ಈ ಕೆಳಕಂಡ ಗಾದೆಗಳನ್ನು ವಿಸ್ತರಿಸಿ ಬರೆಯಿರಿ.

೧. ಉಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ.
೨. ದೇಶ ಸೇವೆಯೇ ಈಶ ಸೇವೆ.
೩. ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
೪. ಆರೋಗ್ಯವೇ ಭಾಗ್ಯ.
೫. ತಾಳಿದವನು ಬಾಳಿಯಾನು.

* * * *

ಪತ್ರೀಖಣ

ಹತ್ತಿರದಲ್ಲಿ ಇರುವವರೊಡನೆ ಸಂಭಾಷಣೆಯ ಮೂಲಕ ವಿಚಾರ ವಿನಿಮಯ ಮಾಡಿಕೊಳ್ಳಬಹುದು. ಆದರೆ ದೂರದಲ್ಲಿ ಅಥವಾ ಪರಸ್ಥಿತಿದಲ್ಲಿರುವವರ ಜೊತೆಗೆ ವಿಚಾರ ವಿನಿಮಯ ಮಾಡಿಕೊಳ್ಳಲು ಪತ್ರೀಖಣ ಪ್ರಾರಂಭವಾಯಿತು. ಇತ್ತೀಚೆಗೆ ದೂರವಾಣಿ, ಎಸ್.ಎಂ.ಎಸ್., ಇ-ಅಂಚೆ ಮುಂತಾದ ಆಧುನಿಕ ಸೌಲಭ್ಯಗಳಿದ್ದರೂ ಪತ್ರ ವ್ಯವಹಾರ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಪತ್ರಗಳಲ್ಲಿ ‘ಖಾಸಗಿ ಪತ್ರ’ ಹಾಗೂ ‘ವ್ಯಾವಹಾರಿಕ ಪತ್ರ’ ಎಂಬುದಾಗಿ ಎರಡು ವಿಧಗಳಿವೆ. ಅವುಗಳ ರಚನಾ ಕ್ರಮವನ್ನು ನಿಮಗೆಲ್ಲಿ ಪರಿಚಯಿಸಲಾಗಿದೆ.

ಖಾಸಗಿ ಪತ್ರ / ವ್ಯೇಯಕ್ತಿಕ ಪತ್ರ

ವ್ಯೇಯಕ್ತಿಕ ಪತ್ರಗಳನ್ನು ಬಂಧುಗಳಿಗೆ, ಸ್ನೇಹಿತರಿಗೆ ಬರೆಯುತ್ತೇವೆ. ಈ ಪತ್ರಗಳಲ್ಲಿ ಆರೋಗ್ಯ, ವಿದ್ಯಾಭ್ಯಾಸ, ದುಡಿಮೆ, ಹಣಕಾಸಿನ ಸ್ಥಿತಿಗಳಿ, ಕಷ್ಟಸುಖ, ಹಬ್ಬಹರಿದಿನಗಳು, ಮದುವೆ ಮತ್ತಿತರೆ ವಿಷಯಗಳಿಗೆ ಸಂಬಂಧಿಸಿದಂತೆ ವಿಚಾರ ವಿನಿಮಯಗಳಾಗುತ್ತವೆ.

ವ್ಯಾವಹಾರಿಕ ಅಥವಾ ಮನವಿ ಪತ್ರ

ಸಾರ್ವಜನಿಕ ಸಂಸ್ಥೆಗಳಾದ ಶಾಲೆ, ನಗರಸಭೆ, ಪಂಚಾಯಿತಿಗಳು, ಗ್ರಂಥಾಲಯ, ಉದ್ಯಮಿಗಳು, ಸರ್ಕಾರಿ ಕಳೆಗಳಿಗೆ ಇತ್ಯಾದಿ ಸಂಸ್ಥೆಯಲ್ಲಿ ಕೆಲಸಮಾಡುವ ಅಧಿಕಾರಿಗಳ ಜೊತೆ ನಡೆಸುವ ಪತ್ರ ವ್ಯಾವಹಾರಗಳನ್ನು ‘ವ್ಯಾವಹಾರಿಕ ಪತ್ರಗಳು’ ಅಥವಾ ‘ಮನವಿ ಪತ್ರಗಳು’ ಎಂದು ಕರೆಯುತ್ತೇವೆ. ಸಾಮಾನ್ಯವಾಗಿ ಎಲ್ಲಾ ಪತ್ರಗಳು ವಿಳಾಸ, ದಿನಾಂಕ, ದೂರವಾಣಿ ಸಂಖ್ಯೆ, ಸಂಚೋಧನೆ, ವಿಷಯ ವಿವರಣೆ, ಮುಕ್ತಾಯದ ಭಾಗ, ಪತ್ರ ಬರೆದವರ ಸಹಿ, ಹೊರವಿಳಾಸ ಇತ್ಯಾದಿ ಮಾಹಿತಿಯನ್ನು ಒಳಗೊಂಡಿರುತ್ತವೆ.

ಶಾಸಗಿ ಪತ್ರ / ವೈಯಕ್ತಿಕ ಪತ್ರ

ದಿನಾಂಕ : ೦೫.೦೫.೨೦೧೯

ಕೇರಿಕುಮಾರ,
ಒಂಬತ್ತನೆಯ ತರಗತಿ,
ಸರ್ಕಾರಿ ಪ್ರೌಢಶಾಲೆ,
ಶ್ರೀರಂಗಪಟ್ಟಣ - ಜಿಲ್ಲಾ ಲ್ಯಾಲ.

ಶ್ರೀರಂಗರಾವರವರಿಗೆ,
ನಿಮ್ಮ ಮಗನು ಮಾಡುವ ಸಾಷ್ಟಾಂಗ ನಮಸ್ಕಾರಗಳು. ಇಲ್ಲಿ ನಾನು ಆರೋಗ್ಯವಾಗಿದ್ದೇನೆ.
ಅಲ್ಲಿ ನಿಮ್ಮ ಮತ್ತು ಅಮೃನ ಆರೋಗ್ಯ ಹೇಗಿದೆ? ಯಾವುದಕ್ಕೂ ಪತ್ರ ಬರೆಯಿರಿ. ಇಲ್ಲಿ ನಾನು
ಚೆನ್ನಾಗಿ ವಿದ್ಯಾಭ್ಯಾಸ ಮಾಡುತ್ತಿದ್ದೇನೆ. ನಿಮ್ಮ ಅಪೇಕ್ಷೆಯಂತೆ ಪ್ರಥಮ ಸಾಫ್ಟ್‌ನೆಂದಲ್ಲಿ ಉತ್ತೀರ್ಣನಾಗಲು
ಪ್ರಯತ್ನಿಸುತ್ತಿದ್ದೇನೆ. ಪತ್ರದ ಮುಖ್ಯ ವಿಚಾರವೇನೆಂದರೆ, ಜೂನ್ ೧೦ ನೇ ಶಾರೀರಿಕ
ಘಳಗಾಗಿ ವಾರ್ಷಿಕ ಪರೀಕ್ಷೆಯ ಶುಲ್ಕ ೧೫೦/- (ನೂರ ಐವತ್ತು ಮಾತ್ರ) ರೂಪಾಯಿಗಳನ್ನು ಕಟ್ಟಬೇಕಾಗಿದೆ.
ತಾವು ಆದಷ್ಟು ಬೇಗ ಅಂಚೆ ಮೂಲಕ ಹಣ ಕಳುಹಿಸಿ ಹೊಡಿ ಎಂದು ಕೇಳಿಕೊಳ್ಳುತ್ತೇನೆ.

ಮನೆಯವರಿಗೆಲ್ಲ ನನ್ನ ನಮಸ್ಕಾರಗಳನ್ನು ತಿಳಿಸಿ. ಉಳಿದ ವಿಷಯವನ್ನು ಉರಿಗೆ ಬಂದಾಗ
ಮಾತನಾಡುತ್ತೇನೆ.

ನಮಸ್ಕಾರಗಳೊಂದಿಗೆ,

ನಿಮ್ಮ ಪ್ರೀತಿಯ ಮಗ

ಕೇರಿಕುಮಾರ

ಇವರಿಗೆ,

ಶ್ರೀ ಸಿದ್ದಪ್ಪ,

ಮನೆ ಸಂಖ್ಯೆ ೫೪, ರನೆಯ ಮುಖ್ಯರಸ್ತೆ,
ಕುವೆಂಪುನಗರ, ಹಾಸನ - ೫೬೨೫೦

ವ್ಯಾಪಹಾರಿಕ ಅಥವಾ ಮನವಿ ಪತ್ರ

ಇವರಿಂದ,
ಶ್ರೀ ಸಂಗಮೇಶ,
ಕೋಟಿ ಬೀದಿ,
ಬಿಜಾಪುರ - ೫೬೨೧೦೧.

ದಿನಾಂಕ : ೦೫.೦೫.೨೦೨೨

ಇವರಿಗೆ,
ಜಿಲ್ಲಾಧಿಕಾರಿಗಳು,
ವಿಜಯಪುರ - ೫೬೨೧೦೧,
ವಿಜಯಪುರ ಜಿಲ್ಲೆ.

ಮಾನ್ಯರೇ,

ವಿಷಯ : ಕೋಟಿ ಬೀದಿಗೆ ನೀರಿನ ಸೌಲಭ್ಯ ಒದಗಿಸುವಂತೆ ಕೋರಿ.

ಮೇಲ್ಮೈ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಕೋಟಿ ಬೀದಿಯಲ್ಲಿ ಸುಮಾರು ೩೦ ಮನೆಗಳಿಷ್ಟು ಕೊಳಾಯಿಯ ವ್ಯವಸ್ಥೆ ಇಲ್ಲದ ಕುಡಿಯುವ ನೀರಿಗೆ ತುಂಬಾ ತೊಂದರೆಯಾಗಿದೆ. ಜನಪರ ಕಾಳಜಿ ಇರುವ ತಾವು ದಯವಾಡಿ ಕೋಟಿ ಬೀದಿಗೆ ಬೋರ್ಡ್‌ವೆಲ್ ಹಾಕಿಸಿ, ನಳದ ಮೂಲಕ ಕುಡಿಯುವ ನೀರಿನ ಸೌಲಭ್ಯ ಒದಗಿಸಿಕೊಡಬೇಕೆಂದು ತಮ್ಮಲ್ಲಿ ವಿನಯಪೂರ್ವಕವಾಗಿ ಕೋರುತ್ತೇನೆ.

ವಂದನೆಗಳೊಂದಿಗೆ,

ತಮ್ಮ ವಿಶ್ವಾಸಿ,

(ಸಂಗಮೇಶ)

ಸ್ಥಳ : ಬಿಜಾಪುರ

ಪ್ರಬಂಧ ರಚನೆ

ಪ್ರಬಂಧ ಎನ್ನುವುದು ಅಂಗ್ಲ ಸಾಹಿತ್ಯದ ಪ್ರಭಾವದಿಂದ ಆಧುನಿಕ ಕನ್ನಡ ಸಾಹಿತ್ಯದಲ್ಲಿ ರೂಪುಪಡೆದ ಗಢ್ಯ ಪ್ರಕಾರ. ಅಂಗ್ಲ ಭಾಷೆಯಲ್ಲಿರುವ Essay ಎನ್ನುವುದಕ್ಕೆ ಸಂಘಾದಿಯಾಗಿ ಕನ್ನಡದಲ್ಲಿ ‘ಪ್ರಬಂಧ’ ಅಥವಾ ‘ನಿಬಂಧ’ ಎಂದು ಕರೆಯಲಾಗುತ್ತದೆ. ಒಂದು ನಿರ್ದಿಷ್ಟ ವಿಷಯವನ್ನು ಕುರಿತು ಮಾಹಿತಿ ಸಂಗ್ರಹಿಸಿ, ವಿವರವಾಗಿ, ಅರ್ಥವತ್ತಾಗಿ, ಆಕರ್ಷಕವಾಗಿ ಬರೆದರೆ ‘ಪ್ರಬಂಧ’ ಎನ್ನಲಾಗುತ್ತದೆ.

‘ಪ್ರಬಂಧ’ ಎಂದರೆ ‘ಚೆನ್ನಾಗಿ ಕಟ್ಟು’ ಎಂದು ಅರ್ಥ. ಪ್ರಬಂಧಗಳಲ್ಲಿ ಅನೇಕ ಬಗೆಗಳಿವೆ. ಅವುಗಳನ್ನು ಪ್ರಮುಖವಾಗಿ ವಿವರಣಾತ್ಮಕ, ವಿಚಾರಾತ್ಮಕ, ವಿಮರ್ಶಾತ್ಮಕ, ವೃತ್ತಾಂತಾತ್ಮಕ ಮತ್ತು ಕಲ್ಪನಾತ್ಮಕ ಅಥವಾ ಲಲಿತ ಪ್ರಬಂಧಗಳೆಂದು ವಿಂಗಡಿಸಬಹುದು.

ಪ್ರಬಂಧವನ್ನು ಬರೆಯುವ ಮೊದಲು ಆಯ್ದುಮಾಡಿಕೊಂಡಿರುವ ವಿಷಯಕ್ಕೆ ಸಂಬಂಧಿಸಿದ ಅಂಶಗಳನ್ನು ಉಪಲಬ್ಧ ಮಾಹಿತಿಗಳನ್ನು ಬೇರೆಯವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಟಿಪ್ಪಣಿ ಮಾಡಿಕೊಳ್ಳಬೇಕು. ವೃತ್ತ ಪತ್ರಿಕೆಗಳು, ನಿಯತಕಾಲಿಕೆಗಳು ಸಂಬಂಧಿಸಿದ ಗ್ರಂಥಗಳು ಇವು ಪ್ರಬಂಧ ಲೇಖನಕ್ಕೆ ಸಹಾಯ ಮಾಡುತ್ತವೆ. ಅಂತರಾಜ (Internet) ದಲ್ಲಿ ಸಾಕಷ್ಟು ಮಾಹಿತಿ ಲಭಿಸುತ್ತದೆ.

ಯಾವುದೇ ಬಗೆಯ ಪ್ರಬಂಧ ಲೇಖನವಾದರೂ ಅಲ್ಲಿ ಬಳಸಿರುವ ಭಾಷೆ ಸರಳವಾಗಿರಬೇಕು. ಸಂಕ್ಷಿಪ್ತವಾಗಿ ನಿರ್ವಿರವಾಗಿರಬೇಕು. ವಿಷಯಕ್ಕೆ ಅನುಗುಣವಾಗಿ ಗಂಭೀರವಾದ ಹಾಸ್ಯಪೂರ್ಣವಾದ ಶೈಲಿಯಿರಬೇಕು. ನುಡಿಗಟ್ಟಿ, ಲೋಕೋಕ್ರಿಗಳು, ವಿಷಯಕ್ಕೆ ಸಂಬಂಧಿಸಿದ ಪ್ರಸಿದ್ಧರ ಹೇಳಿಕೆಗಳನ್ನು ಸಮಂಜಸವಾಗಿ ಬಳಸಿ ಬರೆಯುವುದರಿಂದ ಪ್ರಬಂಧದ ಮೌಲ್ಯ ಹೆಚ್ಚಿತದೆ. ಲೇಖನ ಚಿಹ್ನೆಗಳನ್ನು ಸರಿಯಾದ ರೀತಿಯಲ್ಲಿ ಬಳಸಬೇಕು. ಬರೆವಣಿಗೆಯಲ್ಲಿ ತಪ್ಪಿಲ್ಲದಂತೆ ಎಚ್ಚರವಹಿಸಬೇಕು.

ಪ್ರಬಂಧ ರಚನೆಯ ಹಂತಗಳು :

೧. ಪೀಠಿಕೆ : ಇದು ಪ್ರಬಂಧದ ವಿಷಯಕ್ಕೆ ಪ್ರವೇಶದ ದ್ವಾರದಂತಿರಬೇಕು. ಇಲ್ಲಿ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಗಳನ್ನು ಚಿಕ್ಕಾಗಿ, ಚೊಕ್ಕಾಗಿ ಪ್ರಸ್ತಾಪಿಸಬೇಕು.

೨. ವಿಷಯ ವಿವರಣೆ : ಇದು ಪ್ರಬಂಧದ ಬಹುಮುಖ್ಯವಾದ ಭಾಗ, ಇಲ್ಲಿ ವಿಷಯದ ಪೂರ್ಣ ವಿವರವನ್ನು ಅಂಕಿ ಅಂಶ, ಉದಾಹರಣೆಗಳೊಡನೆ ಬೇರೆ ಬೇರೆ ವಾಕ್ಯವ್ಯಂದಗಳಲ್ಲಿ ವಿವರಿಸಬೇಕು. ಆಯಾ ವಾಕ್ಯವ್ಯಂದದಲ್ಲಿರುವ ವಿಷಯಗಳಲ್ಲಿ ಏಕಸೂತ್ರತೆ ಇರುವಂತೆ ಎಚ್ಚರ ವಹಿಸಬೇಕು. ವಿಷಯಗಳ ಕಲಸುಮೇಲೋಗರವಿರಬಾರದು. ಪರಸ್ಪರ ವಿರೋಧಿ ವಿಚಾರಗಳಿಗೆ ಅವಕಾಶವಿರಬಾರದು. ಒಂದು ವಾಕ್ಯವ್ಯಂದದ ವಿಚಾರ ಮತ್ತೊಂದು ವಾಕ್ಯವ್ಯಂದದ ವಿಚಾರಗಳಿಗೆ ಪೂರಕವಾಗಿರಬೇಕು. ಸುಂದರವಾದ ಬರೆವಣಿಗೆ, ಆಕರ್ಷಕ ಶೈಲಿ, ಒಳ್ಳೆಯ ರೀತಿಯ ವಿಷಯ ಪ್ರತಿಪಾದನೆ ಈ ಭಾಗದಲ್ಲಿರಬೇಕು.

ಇ. ಮುಕ್ತಾಯ ಅಥವಾ ಉಪಸಂಹಾರ : ಪ್ರಬಂಧ ಪೂರ್ವವಾಗಬೇಕಾದರೆ ಈ ಭಾಗ ಅಗತ್ಯ ಪ್ರಬಂಧದಲ್ಲಿ ಚೆಚ್ಚಿಸಿರುವ ಪ್ರಮುಖ ಅಂಶಗಳನ್ನು ಇಲ್ಲಿ ಸಾರಾಂಶ ರೂಪದಲ್ಲಿ ನೀಡಬಹುದು. ಇಲ್ಲವೇ ತೀವ್ರಾನ, ಚಿಂತನೆಗೆ ಪ್ರೇರಣೆ, ಸಮಸ್ಯೆಗಳ ಪರಿಹಾರ ಸೂತ್ರಗಳು ಇತ್ಯಾದಿ ಅಂಶಗಳನ್ನೂ ಸೂಚಿಸಬಹುದು. ಏಕೆಂದರೆ ಮುಕ್ತಾಯವೂ ಹಿತಮಿತವಾಗಿ ಆಕರ್ಷಕವಾಗಿರಬೇಕು.

ಪ್ರೈಡಶಾಲಾ ವಿದ್ಯಾರ್ಥಿಗಳಾದ ನಿಮಗೆ ಪರೀಕ್ಷೆಯಲ್ಲಿ ಮೂರು ವಿಷಯಗಳನ್ನು ಕೊಟ್ಟು ಯಾವುದಾದರೂ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಪ್ರಬಂಧವನ್ನು ಬರೆಯುವಂತೆ ಸೂಚಿಸಲಾಗುತ್ತದೆ. (ಹದಿನ್ಯೆದು ಸಾಲುಗಳಿಗೆ ಮೀರದಂತೆ,) ಪ್ರಬಂಧದಲ್ಲಿ ನೀವು ವಿಷಯವನ್ನು ಯಾವರೀತಿ ಜೋಡಿಸಿದ್ದೀರಿ. ನಿರೂಪಣೆ, ಶೈಲಿ, ಭಾಷೆಯ ಶುದ್ಧತೆ ಇತ್ಯಾದಿಗಳನ್ನು ಗಮನಿಸಲಾಗುತ್ತದೆ. ಆದುದರಿಂದ ಪ್ರಬಂಧ ರಚನೆಯ ಮೂರು ಹಂತಗಳನ್ನು ಗಮನದಲ್ಲಿಟ್ಟುಕೊಂಡು ಬರೆಯಬೇಕು. ಇಲ್ಲಿ ನಿಮಗೆ ಅನುಕೂಲವಾಗಲೆಂದು ಒಂದು ಪ್ರಬಂಧದ ಮಾರ್ಗರಿಯನ್ನು ನೀಡಲಾಗಿದೆ. ನೀವು ಅದರಂತೆ ಯಾವ ವಿಷಯ ನೀಡಿದರೂ ಅಷ್ಟುಕಟ್ಟಾಗಿ ಪ್ರಬಂಧ ಬರೆಯಲು ಸಮರ್ಥರಾಗಬೇಕು.

ಪ್ರಕೃತಿ ವಿಕೋಪ

ನಮ್ಮ ಸುತ್ತ ಮುತ್ತ ಇರುವ ಬೆಟ್ಟ-ಗುಡ್ಡಗಳು, ಮರಗಿಡಗಳು, ನಾವಿರುವ ಭೂಮಿ ಸಾಗರ-ಸರೋವರಗಳು, ಹಳ್ಳಕೊಳ್ಳಗಳು, ಪಶುಪಕ್ಷಿಗಳು ಅರಣ್ಯ, ಗಾಳಿ, ಆಕಾಶ ಇವೆಲ್ಲವೂ ಸೇರಿ ಪರಿಸರವನಿಸಿದೆ. ಈ ಪರಿಸರವನ್ನೇ ಪ್ರಕೃತಿ ಅಥವಾ ನಿಸರ್ಗವೆಂದೂ ಕರೆಯುತ್ತಾರೆ. ಪರಿಸರವನ್ನು ಮುಖ್ಯವಾಗಿ ಪ್ರಾಕೃತಿಕ ಪರಿಸರ ಮತ್ತು ಮಾನವ ನಿರ್ಮಿತ ಪರಿಸರವೆಂದು ವಿಭಾಗಿಸುತ್ತೇವೆ. ನದಿ, ಸಮುದ್ರ, ಸರೋವರ, ಅರಣ್ಯ, ಬೆಟ್ಟ ಗುಡ್ಡ, ಪರ್ವತ, ಮುಂತಾದವುಗಳು ಪ್ರಾಕೃತಿಕ ಪರಿಸರವಾದರೆ, ಕಟ್ಟಡಗಳು, ಕೃಷಿಭೂಮಿ, ಕ್ಯಾರಿಕೆಗಳು, ನಗರಗಳು, ಅಣಿಕಟ್ಟುಗಳು, ಕಾಲುವೆ, ರಸ್ತೆಗಳು, ಮಾನವ ನಿರ್ಮಿತ ಪರಿಸರವಾಗಿದೆ. ಪರಿಸರವನ್ನು ಬಿಟ್ಟು ಮನುಷ್ಯ ಜೀವನ ಸಾಧ್ಯವೇ ಇಲ್ಲ. ಆದರೆ ಇಂದು ಮನುಷ್ಯ ತನ್ನ ಸ್ವಾಧ್ಯ ಸುಖಾಗಿ ಪರಿಸರವನ್ನು ದುರ್ಬಳಿಕೆ ಮಾಡುತ್ತಿದ್ದಾನೆ. ಪರಿಸರವನ್ನು ಹಾಳುಮಾಡುತ್ತಿದ್ದಾನೆ. ಇದರಿಂದಾಗಿ, ಅತಿವೃಷ್ಟಿ, ಅನಾವೃಷ್ಟಿ, ಹವಾಮಾನದ ಏರುಪೇರುಗಳು ಸಂಭವಿಸಿ, ಸುನಾಮಿ, ಪ್ರಮಾಹ, ಚಂಡಮಾರುತ, ಭೂಕಂಪ ಮೊದಲಾದ ಪ್ರಕೃತಿ ವಿಕೋಪಗಳು ಉಂಟಾಗುತ್ತಿವೆ.

ಇತ್ತೀಚಿನ ವರ್ಣನೆಗಳಲ್ಲಿ ಉತ್ತರ ಕನಾಟಕದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಉಂಟಾಗಿ ಎಂದೂ ಬೀಳದಪ್ಪು ಮಳೆ ಸುರಿಯಿತು. ಉರುಗಳು ಜಲಪ್ರಭಯದಲ್ಲಿ ಮುಳುಗಿದವು. ಸಾವಿರಾರು ಮನೆಗಳು ಉರುಳಿದವು. ಇನ ಹಾಗೂ ಜಾನುವಾರುಗಳು ಪ್ರಾಣ ಕಳೆದುಕೊಂಡವು. ಲಕ್ಷ್ಯಂತರ ಬೆಲೆಯ ಬೆಳೆ ಹಾಳಾಯಿತು. ಬಹುತೇಕ ಜನರಿಗೆ ನಿಲ್ಲಲು ನೆಲೆಯಿಲ್ಲದ, ತಿನ್ನಲು ಆಹಾರವಿಲ್ಲದ ಗತಿಬಂತು. ಸರಕಾರವು ಹೆಲಿಕಾಪ್ತರ್ಗಳ ಮೂಲಕ ಆಹಾರ ಜನರಿಗೆ ಪೌಟಣಿಗಳನ್ನು ವಿತರಿಸಿ, ದೋಣಿ, ತಪ್ಪಗಳ ಮೂಲಕ ಸುರಕ್ಷಿತ ಸ್ಥಳಗಳಿಗೆ ಜನರನ್ನು ಜಾನುವಾರುಗಳನ್ನು ಸ್ಥಳಾಂತರಿಸಿತು.

ವಾಡಿಕೆಯಂತೆ ಬರಬೇಕಾದಷ್ಟು ಮಳೆಬಾರದಿರುವುದನ್ನು ‘ಅನಾವೃಷ್ಟಿ’ ಅಥವಾ ‘ಬರ’ ಎನ್ನುತ್ತೇವೆ. ಆಗ ಬೆಳೆ ಇರುವುದಿಲ್ಲ, ಪುಡಿಯಲು ನೀರು ದೊರಕುವುದಿಲ್ಲ, ಜನರಿಗೆ-ಜಾನುವಾರುಗಳಿಗೆ ಆಹಾರ ಮತ್ತು ನೀರಿನ ಅಭಾವ ಉಂಟಾಗುತ್ತದೆ. ಇತ್ತೀಚೆಗೆ ಕನಾಟಕದ ಅನೇಕ ಜಿಲ್ಲೆಗಳಲ್ಲಿ ‘ಬರ’ ಪರಿಸ್ಥಿತಿ ಇರುವುದು ಕಂಡುಬಂದಿದೆ.

ಇದಕ್ಕೆ ವಿರುದ್ಧವಾಗಿ ವಾಡಿಕೆಗಿಂತಲೂ ಅಧಿಕಪಟ್ಟು ಮಳೆ ಬೇಡವಾದ ಸಮಯದಲ್ಲಿ ಸುರಿಯುವ ಸ್ಥಿತಿಯೇ ಅತಿವೃಷ್ಟಿ ಅತಿವೃಷ್ಟಿಯಿಂದಲೂ ರೈತರಿಗೆ ಕಟಾವಿಗೆ ಬಂದ ಬೆಳೆ ಕ್ಯೆಗೆ ಸಿಗದೇ ನಷ್ಟವಾಗುತ್ತದೆ.

ಕೆಲವು ವರ್ಷಗಳ ಹಿಂದೆ ಸುನಾಮಿಯಂತಹ ಪ್ರಕೃತಿ ವಿಕೋಪಗಳು ಸಂಭವಿಸಿ ಸಮುದ್ರತೀರದ ಪ್ರದೇಶಗಳು ಕ್ಷಣಿಮಾತ್ರದಲ್ಲಿ ಕಡಲ ತೆರೆಗಳಿಂದ ಹೊಜ್ಜಿಮೋಗಿ ಸಾವಿರಾರು ಜನರು ಜಲ ಸಮಾಧಿಯಾದರು. ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೂಕಂಪದ ಪರಿಣಾಮದಿಂದ ಈ ಸುನಾಮಿ ಉಂಟಾಯಿತೆಂದು ಹೇಳಲಾಗುತ್ತದೆ. ನಲವತ್ತು-ಒವತ್ತು ಅಡಿಗಳಿತ್ತರಕ್ಕೆ ಏರಿದ ಸಮುದ್ರದ ಅಲೆಗಳು ತೀರದಲ್ಲಿದ್ದ ಜನರನ್ನು ಸಾಮರ್ಗಳನ್ನು ನಾಶಮಾಡಿದವು.

ಭೂಮಿಯ ಕಂಪಿಸುವುದರಿಂದ ಭೂಕಂಪನಗಳು ಉಂಟಾಗುತ್ತವೆ. ಭೂಕಂಪನದಿಂದ ಮನೆಗಳು ಕಟ್ಟಡಗಳು ಸುಸಿದು ಬೀಳುತ್ತವೆ. ರಸ್ತೆಗಳು ಕಾಣದಾಗುತ್ತವೆ. ವಿದ್ಯುತ್, ದೂರವಾಣಿ, ಮೊದಲಾದ ಸಂಪರ್ಕಗಳು ಸಂಪೂರ್ಣವಾಗಿ ನಾಶವಾಗುತ್ತವೆ. ಭೂಕಂಪನದಿಂದ ಕಟ್ಟಡಗಳ ಅಡಿಯಲ್ಲಿ ಸಿಲುಕಿದ ಸಾವಿರಾರು ಜನರು ಹಾಗೂ ದನಕರುಗಳು ಪ್ರಾಣ ಕಳೆದುಹೊಳ್ಳುವುದುಂಟು. ನಮ್ಮ ದೇಶದಲ್ಲಿ ಅಂಡಮಾನ್ ನಿಕೋಬಾರ್, ಅಸ್ಸಾಂ, ಹಿಮಾಚಲ ಪ್ರದೇಶ, ಗುಜರಾತ್, ಮಹಾರಾಷ್ಟ್ರ ಮುಂತಾದ ಪ್ರದೇಶಗಳು ಭೂಕಂಪ ಸಂಭವಿಸುವ ಪ್ರದೇಶಗಳೆಂದು ಗುರುತಿಸಿದ್ದಾರೆ.

ಜಪಾನ್ ದೇಶದಲ್ಲಿ ಆಗಾಗ ಭೂಕಂಪಗಳಾಗುತ್ತಿದ್ದು, ಇದರಿಂದ ರಕ್ಷಣೆ ಪಡೆಯಲು ಅಪಾಯ ಬಾರದಂತಹ ಮನೆಗಳನ್ನು ನಿರ್ಮಿಸುವುದರಲ್ಲಿ ಅಲ್ಲಿನ ಜನ ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಜಾಗತಿಕ ತಾಪಮಾನ ಹೆಚ್ಚಿತಿದೆ. ಇದರಿಂದಾಗಿ ಹಿಮಗಡ್ಡೆಗಳು ಕರುಗುತ್ತಿವೆ. ಈ ರೀತಿ ಹಿಮಗಡ್ಡೆಗಳು ಕರಗುವುದರಿಂದ ನದಿಗಳಲ್ಲಿ ಪ್ರವಾಹ ಉಂಟಾಗಿ ಸಮುದ್ರದ ನೀರಿನ ಮಟ್ಟ ಏರುತ್ತಿದೆ ಎಂದು ಹವಾಮಾನ ತಜ್ಜರ್ಖ ಎಚ್ಚರಿಕೆ ಕೊಡುತ್ತಿದ್ದಾರೆ. ಧ್ರುವ ಪ್ರದೇಶಗಳಲ್ಲೂ ಹಿಮ ಕರಗುತ್ತಿದೆ. ಇವೆಲ್ಲವೂ ಅಪಾಯದ ಸೂಚನೆಗಳಾಗಿವೆ.

ಚಂಡಮಾರುತ, ಹಿಮಪಾತ, ಅಗ್ನಿಪರ್ವತಗಳು ಶಿಲಾರಸವನ್ನು ಉಗುಳುವುದು ಮುಂತಾದ ಪ್ರಕೃತಿ ವಿಕೋಪಗಳು ಸಂಭವಿಸಿ ಮಾನವನಿಗೆ, ಪ್ರಾಣಿಗಳಿಗೆ, ಆಸ್ತಿಪಾಸ್ತಿಗೆ ಹಾನಿ ಉಂಟುಮಾಡುತ್ತಿವೆ.

ಪ್ರಕೃತಿ ವಿಕೋಪಗಳು ಸಂಭವಿಸಲು ಮನುಷ್ಯನೇ ಕಾರಣನಾಗಿದ್ದ ಪ್ರಕೃತಿ ರಕ್ಷಣೆಯಲ್ಲಿ ಶೋಡಣಿದರೆ ಮಾತ್ರ ಈ ರೀತಿಯ ವಿಕೋಪಗಳನ್ನು ದೂರವಿಡಲು ಸಾಧ್ಯ.

* * * *

ಗ. ಕುವೆಂಪು ಅವರ ವಿಶ್ವಮಾನವ ಸಂದೇಶ


ಪಂಚಮಂತ್ರ ಮತ್ತು ಸಪ್ತಸೂತ್ರ :

“ಹುಟ್ಟಿವಾಗಲೇ ಯಾರೂ ಯಾವ ಮತಕ್ಕೂ ಸೇರಿರುವುದಿಲ್ಲ. ಪ್ರತಿಯೊಬ್ಬ ಮಾನವನ ಹೃದಯದಲ್ಲಿ ಅವನದೇ ಆದ ಧರ್ಮವಿದೆ. ಈ ಜಗತ್ತಿನಲ್ಲಿ ಎಷ್ಟು ಜನ ಮಾನವರಿದ್ದಾರೆಯೋ ಅಷ್ಟು ಧರ್ಮಗಳಿರಲಿ.”

— ಶಾಖಾ ವಿವೇಕಾನಂದ

ಪ್ರತಿಯೊಂದು ಮಗುವೂ ಹುಟ್ಟಿತ್ತಲೇ ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ‘ಅಲ್ಲ ಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅವನನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು.

ಹುಟ್ಟಿವಾಗ ‘ವಿಶ್ವಮಾನವ’ನಾಗಿಯೇ ಹುಟ್ಟಿದ ಮಗುವನ್ನು, ನಾವು ದೇಶ, ಭಾಷೆ, ಮತ, ಜಾತಿ, ಜನಾಂಗ, ವರ್ಣ ಇತ್ಯಾದಿ ಉಪಾಧಿಗಳಿಂದ ಬಧಿಸಿದ್ದಾಗಿ ವಾಡುತ್ತೇವೆ. ಅವೆಲ್ಲವುಗಳಿಂದ ಪಾರಾಗಿ ಅವನನ್ನು ‘ಬುದ್ಧ’ನನ್ನಾಗಿ, ಅಂದರೆ ವಿಶ್ವಮಾನವನನ್ನಾಗಿ ಪರಿವರ್ತಿಸುವುದೇ ನಮ್ಮ ವಿದ್ಯೆ, ಸಂಸ್ಕೃತಿ, ನಾಗರೀಕತೆ ಎಲ್ಲದರ ಆದ್ಯ ಕರ್ತವ್ಯವಾಗಬೇಕು. ಪ್ರಪಂಚದ ಮಕ್ಕಳೆಲ್ಲ ‘ಅನಿಕೀತನ’ರಾಗಬೇಕು. ಲೋಕ ಉಳಿದು, ಬಾಳಿ ಬದುಕಬೇಕಾದರೆ!



ಮಾನವ ವಿಕಾಸದ ಹಾದಿಯಲ್ಲಿ ಆಯಾ ಕಾಲದ ಅಗತ್ಯವನ್ನು ಪೂರ್ಣೇಸಲು ಮಹಾಪುರುಷರು ಸಂಭವಿಸಿ ಹೋಗಿದ್ದಾರೆ. ಅವರಲ್ಲಿ ಕೆಲವರ ವಾಣಿ ವಿಶಿಷ್ಟ ಧರ್ಮವಾಗಿ ರೂಪಗೊಂಡು ಕಡೆಗೆ ಮತವಾಗಿ ಪರಿಮಿತವಾಯಿತು. ಮಾನವರನ್ನು ಕೂಡಿಸಿ ಬಾಳಿಸಬೇಕೆಂಬ ಸದ್ಯದೇಶದಿಂದ ಹುಟ್ಟಿಕೊಂಡ ಮಹಾತ್ಮರ ವಾಣಿ ಮತವಾಗಿ ಮಾಡಕವಾಯಿತು. ಒಂದು ಯುಗಕ್ಕೆ ಅಗತ್ಯವೆನಿಸಿದ ಧರ್ಮ ಕಾಲಾನುಕಾಲಕ್ಕೆ ಮತವಾಗಿ ನಿರುಪಯುಕ್ತವೆನಿಸಿ ಮತ್ತೊಂದು ಹೊಸ ಧರ್ಮಕ್ಕೆ ಎಡಗೊಟ್ಟುದೂ ಉಂಟು. ಹೀಗಾಗಿ ಅನೇಕ ಧರ್ಮಗಳು ಮತಗಳಾಗಿ ಜನತೆಯನ್ನು ಗುಂಪು ಗುಂಪಾಗಿ ಒಡೆದಿವೆ: ಯುದ್ಧಗಳನ್ನು ಹೊತ್ತಿಸಿವೆ:

ಜಗತ್ತಿನ ಕ್ಷೋಭಣಿಗಳು ಮೂಲ ಕಾರಣವೆಂಬಂತೆ! ವಿಜ್ಞಾನ ಯುಗದ ಪ್ರಯೋಗಿಕ ದೃಷ್ಟಿಗೆ ಇನ್ನು ಮೇಲೆ ಮತವೊಡ್ಡೆ ಒಪ್ಪಿಗೆಯಾಗದು. ವಿನೋಭಾಭಾವೆಯವರು ಹಿಂದೆ ಹೇಳಿದಂತೆ ‘ಮತ ಮತ್ತು ರಾಜಕೀಯದ ಕಾಲ ಆಗಿ ಹೋಯಿತು. ಇನ್ನೇನಿದ್ದರೂ ಅಧ್ಯಾತ್ಮ ಮತ್ತು ವಿಜ್ಞಾನದ ಕಾಲ ಬರಬೇಕಾಗಿದೆ’.

ಮನುಜಮತ, ವಿಶ್ವಪಥ, ಸರ್ವೋದಯ, ಸಮಸ್ಯೆಯ, ಪೂರ್ಣದೃಷ್ಟಿ-ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ. ನಮಗೆ ಇನ್ನು ಬೇಕಾದುದು ಆ ಮತ ಈ ಮತ ಅಲ್ಲ; ಮನುಜಮತ, ಆ ಪಥ ಈ ಪಥ ಅಲ್ಲ; ವಿಶ್ವಪಥ, ಆ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; ಸಮಸ್ಯೆಗೊಳ್ಳುವುದು. ಮಿತ ಮತದ ಅಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ; ಎಲ್ಲವನ್ನೂ ಭಗವನ್ ದೃಷ್ಟಿಯಿಂದ ಕಾಣುವ ಪೂರ್ಣದೃಷ್ಟಿ.

ಯಾವ ಭಾವನೆಗಳು ಜಗತ್ತಿನಲ್ಲಿ ಎಲ್ಲ ಮಾನವರಿಗೂ ಅನ್ವಯವಾಗಬಹುದೋ ಅಂತಹ ಭಾವನೆ, ಅಂತಹ ದೃಷ್ಟಿ, ಬರಿಯ ಯಾವುದೋ ಒಂದು ಜಾತಿಗೆ, ಮತಕ್ಕೆ, ಗುಂಪಿಗೆ, ಒಂದು ದೇಶಕ್ಕೆ ಮಾತ್ರ ಅನ್ವಯವಾಗುವುದಿಲ್ಲ; ಸರ್ವ ಕಾಲಕ್ಕೂ ಅನ್ವಯವಾಗುವ ಇವು ಮೂಲ ಮೌಲ್ಯಗಳು. ಈ ಮೌಲ್ಯಗಳು ಮಾನವರನ್ನು ಕೂಡಿಸಿ ಬಾಳಿಸುವತ್ತೆ ನಡೆದಾವು. ಗುಂಪುಗಾರಿಕೆಗಂಡೂ ಇವು ತೊಡಗುವುದಿಲ್ಲ; ಅದೇನಿದ್ದರೂ ರಾಜಕೀಯದ ಕರ್ಮ; ವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿಯೂ ಸಮಿಷಿಯ ಉದ್ದಾರದ ದೃಷ್ಟಿ ಇದರದು. ಈ ದೃಷ್ಟಿಗೆ ವ್ಯಕ್ತಿಗಳಿಷ್ಟೋ ಅಷ್ಟೂ ಸಂಖ್ಯೆಯ ಮತಗಳಿರುವುದು ಸಾಧ್ಯ; ಅಷ್ಟೂ ವ್ಯಕ್ತಿಗಳು ಸಮಿಷಿಯ ವಿಕಾಸಕ್ಕೆ ಸಾಧಕವಾಗುವುದೂ ಸಾಧ್ಯ. ಈ ‘ದರ್ಶನವನ್ನೇ ವಿಶ್ವಮಾನವ ಗೀತೆ’ ಸಾರುತ್ತದೆ.

ವಿಶ್ವಮಾನವರಾಗಲು ನಾವು ಸಾಧಿಸಬೇಕಾದ ಮೂಲಭೂತ ಸ್ವರೂಪದ ಸಪ್ತ ಸೂತ್ರಗಳು.

೧. “ಮನುಷ್ಯಜಾತಿ ತಾನೋಂದೆ ವಲಂ” ಎಂಬುದನ್ನು ನಿರುಪಾರ್ಥಿಕವಾಗಿ ಸ್ವೀಕರಿಸಬೇಕು.

೨. ವಣಾಶ್ರಮವನ್ನು ತಿದ್ದುವುದಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವ್ಯಶ್ಯ, ಶೂದ್ರ, ಅಂತ್ಯಜ, ಷಿಯಾ, ಸುನ್ನಿ, ಕ್ಷಾಧೋಲಿಕ್, ಪ್ರಾಚಿಸೆಂಟ್, ಸಿಖ್, ನಿರಂಕಾರಿ, ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ವಾಮ ಮಾಡಬೇಕು.

೩. ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ ವಿನಾಶಗೊಳಿಸಬೇಕು.

೪. ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವ್ಯಜಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.

- ಖಿ. ಮತ ‘ಮನುಜಮತ’ ಆಗಬೇಕು. ಪಥ ‘ವಿಶ್ವಪಥ’ ಆಗಬೇಕು; ಮನುಷ್ಯ ‘ವಿಶ್ವಮಾನವ’ ಆಗಬೇಕು.
- ಟಿ. ಮತ ಗುಂಪು ಕಟ್ಟುವ ವಿಷಯವಾಗಬಾರದು. ಯಾರೂ ಯಾವ ಮತಕ್ಕೂ ಸೇರದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ ‘ತನ್ನ’ ಮತಕ್ಕೆ ಮಾತ್ರ ಸೇರಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬಿರ ಮತಕ್ಕೆ ಸೇರಿ ಗುಂಪುಕಟ್ಟಿ ಜಗತ್ ಹಚ್ಚಿವಂತಾಗಬಾರದು.
- ಡಿ. ಯಾವ ಒಂದು ಗ್ರಂಥವೂ ‘ವಿಕ್ಯೇಕ ಪರಮಪೂಜ್ಯ’ ಧರ್ಮ ಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದುವುಗಳನ್ನೆಲ್ಲ ಓದಿ ತಿಳಿದು ತನ್ನ ‘ದರ್ಶನವನ್ನು ತಾನೆ ನಿರ್ಣಯಿಸಿ ಕಟ್ಟಿಕೊಳ್ಳಬೇಕು.
- ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ.
೧. ವಿಶ್ವಮಾನವನಾಗಿ ಹುಟ್ಟುವ ಮನು ಯಾವ ಯಾವ ಒಂದನಗಳಿಗೆ ಒಳಪಡುತ್ತದೆ?
 ೨. ಸಾಫ್ತೀ ವಿವೇಕಾನಂದರ ಪ್ರಕಾರ ಈ ಜಗತ್ತಿನಲ್ಲಿ ಎಷ್ಟು ಧರ್ಮಗಳಿವೆ?
 ೩. ಕುವೆಂಪು ಅವರ ಪ್ರಕಾರ ವಿದ್ಯೆಯ ಕರ್ತವ್ಯವೇನು?
 ೪. ಧರ್ಮಗಳು ಹುಟ್ಟಿಕೊಂಡರ್ದು ಹೇಗೆ?
 ೫. ಧರ್ಮಗಳು ಉಂಟುಮಾಡಿರುವ ಶೋಂದರೆಗಳೇನು?
 ೬. ಏನೋಭಾಭಾವೆಯವರು ಮತಧರ್ಮದ ಬಗ್ಗೆ ಏನು ಹೇಳಿದ್ದಾರೆ?
 ೭. ಕುವೆಂಪು ಅವರ ಪಂಚ ಮಂತ್ರಗಳಾವುವು?
 ೮. ಕುವೆಂಪು ಅವರ ವಿಶ್ವಮಾನವ ಸಂದೇಶದ ಸಾರವೇನು?
 ೯. ವಿಶ್ವಮಾನವರಾಗಲು ನಾವು ಅನುಸರಿಸಬೇಕಾದ ಸಪ್ತ ಸೂತ್ರಗಳಾವುವು?



೨. ನೀರಿನ ಮಹತ್ವ ಮತ್ತು ಮಾಲಿನ್ಯ

ನೀರು ಪಂಚಭೂತಗಳಲ್ಲಿ ಒಂದು. ಪ್ರತಿ ಜೀವಿಯ ಜೀವನಾಧಾರ ನೀರು. ಎಲ್ಲ ನಾಗರೀಕರೆಗಳು ನದಿಯ ದಂಡೆಯಲ್ಲಿಯೇ ಪ್ರವರ್ಧನಮಾನಕ್ಕೆ ಬಂದವು. ನೀರು ಇಲ್ಲದ ಜಗತ್ತನ್ನು ನಾವು ಉಹಿಸಲೂ ಸಾಧ್ಯವಿಲ್ಲ. ನೀರು ೨೫% ರಷ್ಟು ಇದ್ದು, ಭೂಮಿ ೨೦% ರಷ್ಟು ಇರುವುದರಿಂದಲೇ ನೀರಿನ ಮಹತ್ವ ತಿಳಿಯುತ್ತದೆ. ನೀರಿನ ಮೂಲಗಳು ಕೆರೆ, ಕುಂಟೆ, ಕಾಲುವೆ, ನದಿ, ಸಮುದ್ರ ಮತ್ತು ಕೊಳವೆ ಬಾವಿಗಳು. ಇವುಗಳಲ್ಲಿ ನೀರು ಹರಿಯಲು ಮಳೆ ಬರಬೇಕು. ಸಮುದ್ರದಲ್ಲಿ ಅಪಾರವಾದ ನೀರಿದ್ದರೂ ಅದು ಕುಡಿಯಲು, ಬೆಳೆ ಬೆಳೆಯಲು ಯೋಗ್ಯವಲ್ಲ, ಈಗ ಕೆರೆ, ಕುಂಟೆ, ಕಾಲುವೆಗಳ ಸ್ಥಾನವನ್ನು ಕೊಳವೆ ಬಾವಿಗಳು ಆಕ್ರಮಿಸಿವೆ.

ನೀರು ಬರೀ ನೀರಲ್ಲ. ಆಮ್ಲಜನಕ ಜಲಜನಕಗಳ ಮಿಶ್ರಣ ಮಾತ್ರವಲ್ಲ, ನೀರು ಜೀವ ಜಲ. ಇಂದು ಜೀವ ಜಲ ಹಲವಾರು ಕಾರಣಗಳಿಂದಾಗಿ ವಿಷಯಕವಾಗಿದೆ. ಜೊತೆಗೆ ನೈಸರ್ಗಿಕ ನೀರಿನ ಮೂಲಗಳಾದ ಕೆರೆ, ಕಾಲುವೆ, ಬಾವಿಗಳು ಬತ್ತಿ ಹೋಗಿವೆ. ಕೆಲವು ಕೆರೆ ಕುಂಟೆಗಳು ಮಾಯವಾಗಿ ಕ್ರೀಡಾಂಗಣ, ಬಸ್‌ನಿಲ್ದಾಣ ಬೃಹತ್ ಕಟ್ಟಡಗಳಾಗಿ ಮಾರ್ಪಾಟಾಗಿವೆ.

ಜಲಮಾಲಿನ್ಯಕ್ಕೆ ಕಾರಣಗಳು :

ಸಂಸ್ಕರಿಸದ ಹಾಗೂ ಶುದ್ಧಿಕರಿಸದ ಕಸವು ನೀರಿಗೆ ಸೇರುವುದು. ನಗರ ಪಟ್ಟಣಗಳಿಂದ ಹೊರಬರುವ ಚರಂಡಿ ಮತ್ತು ಶೌಚಾಲಯಗಳ ಹೊಲಸು ನೀರು ಸೇರುವುದು. ರಾಸಾಯನಿಕ, ಕಬ್ಬಿಣದ ಉಕ್ಕು ಕಾರ್బಾನ ಹಾಗೂ ಚರ್ಮ ಕ್ಯಾರಾರಿಕೆಗಳಿಂದ ಹೊರಬರುವ ವಿಷಯಕ ಪದಾರ್ಥಗಳು ನೀರಿನ ಮೂಲಗಳನ್ನು ಸೇರುವುದು. ರಸಗೊಬ್ಬರಗಳ ಕಾರ್ಬಾನ ಹಾಗೂ ಅವುಗಳ ಬಳಕೆಯಿಂದಾಗಿ ನೈಸರ್ಗಿಕ, ಪಾಸ್ವೇಚಗಳು ಭೂಮಿಗೆ ಬಿದ್ದು ಹರಿಯುವ ಮಳೆಯೊಂದಿಗೆ ಬೆರೆಪು ನದಿ, ಕಾಲುವೆ, ಕೆರೆಗಳಿಗೆ ಸೇರುತ್ತವೆ. ಸಮುದ್ರದಲ್ಲಿ ಹಡಗು ಮತ್ತು ಅನಿಲ ದುರಂತಗಳಿಂದಾಗಿ ಪೆಟ್ಟೋಲಿಯಂ ಉತ್ಪನ್ನಗಳು ನೀರನ್ನು ಸೇರಿ ಮಲಿನಗೊಳಿಸುತ್ತವೆ. ಪ್ರಸ್ತುತ ಅಂತರ್ಜಾಲದ ಮಟ್ಟ ತೀವ್ರ ಕುಸಿದಿದ್ದು ಇಂದು ೧೦೦೦ ದಿಂದ ೧೫೦೦ ಅಡಿ ಆಳದವರೆಗೆ ಇಳಿದಿದೆ. ಈ ಅಂತರಾಳದ ನೀರಿನಲ್ಲಿ ಹಲವಾರು ಲವಣಾಂಶಗಳು ಅಧಿಕ ಪ್ರಮಾಣದಲ್ಲಿವೆ. ಅವು ಯಾವುವೆಂದರೆ ಕ್ಯಾಲ್ಫ್ರಿಯಂ ಇಂ ಮಿ.ಗ್ರಾಂ ಇರಬೇಕು, ಆದರೆ ೨೫ ಮಿ.ಗ್ರಾಂ. ಇದೆ. ಸಲ್ಟೇಚ್ -೨೦೦ ಮಿ.ಗ್ರಾಂ ಇರಬೇಕು ಆದರೆ ೪೫೮ ಮಿ.ಗ್ರಾಂ ಇದೆ. ನೈಸರ್ಗಿಕ ಜಿಂ ಮಿ.ಗ್ರಾಂ ಇರಬೇಕು, ಆದರೆ ೨೦೧ ಮಿ.ಗ್ರಾಂ ಇದೆ. ಇವಲ್ಲದೆ ಆಸೆನಿಕ್, ಮೆಲ್ಲೋರ್ಡ್, ಕಬ್ಬಿಣದ ಆಕ್ಸ್‌ಡ್ರೋ ಕಬ್ಬಿಣದ ಸಲ್ಟೇಚ್‌ಗಳು ಏತಿಗಿಂತ ಜಾಸ್ತಿ ಇವೆ. ಇದರಿಂದ ಆರೋಗ್ಯಕ್ಕೆ ಹಾನಿ.

ಜಲಮಾಲೀನ್ಯದ ದುಪ್ಪರಿಣಾಮಗಳು :

ಮೂತ್ರಪಿಂಡದ ವೈಫಲ್ಯ, ಚರ್ಮ ಕಾಯಿಲೆ, ಮೂಳೆಗೆ ಸಂಬಂಧಿಸಿದ ರೋಗಗಳು. ರಾಸಾಯನಿಕ ಗೊಬ್ಬರದಂಶಗಳು ನೀರಿಗೆ ಸೇರಿದರೆ ನೀರಿನ ಮೇಲ್ವಿಚರದಲ್ಲಿ ಪಾಚಿ ಬೆಳೆದು ಸೂರ್ಯ ಕಿರಣಗಳು ನೀರಿನ ಮೇಲೆ ಬೀಳುವುದಿಲ್ಲ ಹಾಗೂ ಅವು ನೀರಿನಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಕಡಿಮೆ ಮಾಡುತ್ತವೆ. ಇದರಿಂದ ಆಮ್ಲಜನಕದ ಕೊರತೆಯಿಂದಾಗಿ ಜಲಚರಗಳು ನಾಶವಾಗುತ್ತವೆ. ಕೊಳಚೆ ಪ್ರದೇಶದ ನೀರು ಬಳಸಿ ಬೆಳೆಯುವ ತರಕಾರಿ, ಹಣ್ಣು ವಿಷಯುಕ್ತವಾಗುತ್ತವೆ. ಕ್ಯಾರಿಕಾ ಕಶ್ಲಗಳಲ್ಲಿರುವ ಸೀಸ್, ಕ್ಯಾಡ್ರಿಯಂ, ಡಿ.ಡಿ.ಟಿ. ಇವುಗಳು ಮೀನು ಹಾಗೂ ಜನ್ಮಿತರ ಜಲಚರಗಳಲ್ಲಿ ಸೇರಿ ನಾಶವಾಗುತ್ತವೆ ಹಾಗೂ ಅವುಗಳನ್ನು ಬಳಸುವ ಮಾನವನಿಗೆ ತೊಂದರೆಯಂತಹಾಗುತ್ತದೆ.

ಜಲಮಾಲೀನ್ಯ ತಡೆಗಟ್ಟಿಪ್ಪದು :

ಇಮ್ಮೆ ತೀವ್ರಕೊಂಡರೆ ಉಂಟುಮಾಡುವ ಜಲಮಾಲೀನ್ಯವನ್ನು ತಡೆಯಲು ಈ ಕ್ರಮಗಳನ್ನು ಕ್ಯಾಗೊಳಬೇಕು. ಕಾಶಾನೆಗಳಿಂದ ಬರುವ ಕಲ್ಪಶಗಳನ್ನು ಶುದ್ಧಿಕರಿಸಿ ಬಿಡಬೇಕು. ನಗರ ಪಟ್ಟಣಗಳಿಂದ ಹೊರಬರುವ ಕೊಳಚೆ ನೀರನ್ನು ಶುದ್ಧಿಕರಣ ಮಾಡಿ ಮರು ಬಳಸಬೇಕು. ಮಳೆ ನೀರು ಸಂಗ್ರಹ ಮತ್ತು ಇಂಗುವಿಕೆಗೆ ಕ್ರಮ ಕ್ಯಾಗೊಳಬೇಕು. ನೀರನ್ನು ಮಿಶರಾಗಿ ಬಳಸಬೇಕು. ನೀರಿನ ಮೂಲಗಳನ್ನು ಉಳಿಸಬೇಕು. ಎಲ್ಲೆಲ್ಲಿ ಸಾಧ್ಯಪೋಣಿ ಅಲ್ಲಲ್ಲಿ ಗಡ, ಮರ, ಬೆಳೆಸಬೇಕು. ಹೀಗೆ ನಾವು ನೀರನ್ನು ಸಂರಕ್ಷಿಸಿದ್ದರೆ ಈಗ ಪೆಟ್ಟೋಲ್, ಡೀಸಲ್ ಕೊಳ್ಳುವ ಹಾಗೆ ಬಂಕೋಗಳಲ್ಲಿ ನೀರನ್ನು ಕೊಳ್ಳಬೇಕಾಗಬಹುದು. ಪ್ರತಿ ವರ್ಷ ಮಾರ್ಚ್ ಏಂ ರಂದು ‘ವಿಶ್ವ ಜಲ ದಿನಾಚರಣೆ’ ಆಚರಿಸಿ ನೀರಿನ ಮಹತ್ವ ಎಲ್ಲರಿಗೂ ತಿಳಿಯುವಂತೆ ಮಾಡಬೇಕು.

“ನೀರು ಉಳಿಸಿ, ಜೀವವನ್ನು ರಕ್ಷಿಸಿ”

* * *

ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ.

೧. ಜೀವಗಳ ಜೀವನಾಧಾರ ಯಾವುದು?
೨. ನಾಗರಿಕತೆಗಳು ಎಲ್ಲಿ ಪ್ರವರ್ಥಿಸಿದ ಮಾನಕ್ಕೆ ಬಂದವು?
೩. ಭೂಮಿಯ ಮೇಲೆ ನೀರಿನ ಪ್ರಮಾಣವೆಷ್ಟು?
೪. ನೀರಿನ ಮೂಲಗಳನ್ನು ಪಡ್ಡಿಸಿದೆ?
೫. ನೀರು ಹೀಗೆ ಮಲಿನವಾಗುತ್ತದೆ?
೬. ಮಲಿನ ನೀರನ್ನು ಬಳಸಿದಾಗ ಉಂಟಾಗುವ ದುಪ್ಪರಿಣಾಮಗಳನ್ನು ತಿಳಿಸಿ.
೭. ನಿಮ್ಮ ಗ್ರಾಮ / ಪ್ರದೇಶದಲ್ಲಿ ಆಗುತ್ತಿರುವ ಜಲಮಾಲೀನ್ಯ ಕುರಿತು ಬರೆಯಿರಿ.
೮. ಜಲ ಮಾಲೀನ್ಯ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳೇನು?
೯. ನೀರನ್ನು ನೀವು ಹೀಗೆ ಉಳಿತಾಯ ಮಾಡುವಿರಿ?

ಇ. ಸರ್ ಎಂ. ವಿಶ್ವೇಶ್ವರಯ್ಯ

ಜನನ : ಮೋಕ್ಕಗುಂಡಂ ವಿಶ್ವೇಶ್ವರಯ್ಯನವರು ೧೯೨೧ ರ ಸೆಪ್ಟೆಂಬರ್ ತಿಂಗಳ ಒಂದು ಆಗಿನ ಮ್ಯಾಸೂರು ಸಂಸ್ಥಾನದ ಕೋಲಾರ ಜಿಲ್ಲೆಯ, ಚಿಕ್ಕಬಳ್ಳಪುರ ತಾಲ್ಲೂಕಿನ ಮುದ್ದೇನಹಳ್ಳಿ ಎಂಬ ಗ್ರಾಮದಲ್ಲಿ ಜನಿಸಿದರು. ತಂದೆ ಶ್ರೀನಿವಾಸ ಶಾಸ್ತ್ರಿ, ತಾಯಿ ವೆಂಕಟಲಕ್ಷ್ಮಿಯ್ಯ, ಇದೇ ವರ್ಷದಲ್ಲಿ ಭಾರತದ ಮಹಾಪುರುಷರಾದ ಜವಾಹರಲಾಲರ ತಂದೆ ಮೋತೀಲಾಲ್ ನೆಹರೂ, ಬನಾರಸ್ ವಿಶ್ವವಿದ್ಯಾಲಯದ ಸ್ಥಾಪಕ ಪಂಡಿತ ಮದನಮೋಹನ ಮಾಲವೀಯ, ನೋಚೆಲ್ ಪ್ರಶಸ್ತಿ ವಿಜೇತ, ಕವಿ ಸಾವಿಭಾಂಗ ರವೀಂದ್ರನಾಥ ರಾಕೂರರು ಜನ್ಮತಾಳಿದ್ದು ಗಮನಾಹಣ.



ಗುರುಭಕ್ತಿ : ವಿಶ್ವೇಶ್ವರನಿಗೆ ಗುರುಗಳಲ್ಲಿ ಭಯಭಕ್ತಿ, ಮಾಜ್ಯಭಾವನೆ ಇದ್ದವು. ಉಪಾಧ್ಯಾಯ-ರಿಗೂ ಬುದ್ಧಿವಂತ ಶಿಷ್ಯನಲ್ಲಿ ತೀರ್ಮತಿ ಇತ್ತು. ಅವರು ತನ್ನ ಶಿಷ್ಯ ತುಂಬ ಬುದ್ಧಿವಂತ ಎಂದು ಎಲ್ಲರಲ್ಲಿ ಹೇಳಿಕೊಳ್ಳುತ್ತಿದ್ದರು, ಹೀಗೆ ಶಿಷ್ಯನಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದ ಉಪಾಧ್ಯಾಯರಲ್ಲಿ ಕೃಷ್ಣಗಿರಿ ರಾಘವೇಂದ್ರರಾಯರೂ ಒಬ್ಬರು.

ಕೀರ್ತಿ : ವಿಶ್ವೇಶ್ವರಯ್ಯನವರಿಗೆ ಜೀವನ ಆಚಂದ್ರಾರ್ಕ ಕೀರ್ತಿ ಗಳಿಸಿಕೊಟ್ಟಿತು. ಅನವೇಶ್ವಿತವಾಗಿ ಅವರಿಗೆ ದೋರೆತ ಬಿರುದುಬಾವಲಿಗಳು ಪುರಸ್ಕಾರಗಳು ಇದಕ್ಕೆ ಸಾಕ್ಷಿ ಆಗಿವೆ. ವಿದ್ಯಾರ್ಥಿದೆಸೆಯಲ್ಲಿ ದೋರೆತ ಹಲವಾರು ಪದಕಗಳು. ಬ್ರಿಟಿಷ್ ಪ್ರಭುತ್ವದಿಂದ ಸಿ.ಪಿ.ಇ. ಮತ್ತು ಕೆ.ಸಿ.ಎ.ಇ. ಬಿರುದು. ಕಲ್ಕತ್ತ, ಪಾಟ್ಲ್ಯಾಂತ, ಅಲಹಾಬಾದ್, ಜಾಥವಪುರ, ಬೊಂಬಾಯಿ, ವಾರಣಾಸಿ, ಆಂಧ್ರ, ಮ್ಯಾಸೂರು ವಿಶ್ವವಿದ್ಯಾಲಯಗಳಿಂದ ಗೌರವ ಪದವಿಗಳು. ಹಲವಾರು ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವ ಪದಾರ್ಥಿಕಾರ. ಕಡೆಗೆ ಸ್ವತಂತ್ರ ಭಾರತ ಸಲ್ಲಿಸಬಹುದಾದ ಅತ್ಯಂತ ಪ್ರಶಸ್ತಿ ‘ಭಾರತ ರತ್ನ’, ತನ್ನ ಬಯಕೆಗಳೆಲ್ಲ ಪೂರ್ಣವಾದುವು ಎಂದು ಹೇಳಿಕೊಳ್ಳಲು ಆಧಾರ.

ವೃತ್ತಿತ್ವ : ವಿಶ್ವೇಶ್ವರಯ್ಯನವರು ಹುಟ್ಟಿನಿಂದ ಬಡವರು, ಮನೆತನದಿಂದ ಸಭ್ಯರು, ಬೆಳವಣಿಗೆಯಿಂದ ಸಂಯಮಿ, ಸೈಫಾವದಿಂದ ಸಜ್ಜನರು. ಅಜಾತಶತ್ರು, ಪರೋಪಕಾರಿ, ವೃತ್ತಿಯಿಂದ ಎಂಜಿನಿಯರ್, ಸಂದರ್ಭದಿಂದ ದಿವಾನ್, ಮನೋಧರ್ಮದಿಂದ ವಿಜ್ಞಾನಿ, ಶ್ರದ್ಧೆಯಿಂದ ಉದ್ಯೋಗಿ. ಅವರು ಕೃಗೊಂಡಿದ್ದರು ಕರ್ಮಾರ ಪ್ರತಿ. ಅದನ್ನು ತಪ್ಪದೆ ನಡೆಸುವ ಧ್ಯೇಯ, ಸ್ಥೇಯ, ಸಾಮಧ್ಯ, ಅವರಲ್ಲಿದ್ದವು. ದುಡಿದರೆ ಉದ್ದಾರ, ದುಡಿಯದಿದ್ದರೆ ವಿನಾಶ. ಈ ಸಂದೇಶ ಮುಟ್ಟಿಸುವ ಉದ್ದೇಶದಿಂದ

ಸ್ವತಃ ದುಡಿದರು. ದುಡಿಮೆಯ ಹಿರಿಮೆ ತೋರಿಸಿಕೊಟ್ಟರು. ನಾಡಿನ ಎಳ್ಳಿಗೆ ದುಡಿಯಬೇಕೆಂದು ತಮ್ಮ ಅರೋಗ್ಯ ಕಾಪಾಡಿಕೊಂಡು ಬಂದರು, ದುಡಿದು ಚೊಡ್ಡವರಾದರು. ಅರೋಗ್ಯವಂತರಾಗಿರಲು ಪ್ರತಿದಿನ ಮೂರು - ನಾಲ್ಕು ಮೈಲಿ ನಡೆಯುವ ಅಭ್ಯಾಸವನ್ನಿರಿಸಿಕೊಂಡಿದ್ದರು.

ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿರಿ :

೧. ವಿಶ್ವೇಶ್ವರಯ್ಯನವರು ಯಾವಾಗ ಜನಿಸಿದರು?
೨. ವಿಶ್ವೇಶ್ವರಯ್ಯನವರ ಜನ್ಮಸ್ಥಳ ಯಾವುದು?
೩. ವಿಶ್ವೇಶ್ವರಯ್ಯನವರ ತಂದೆ-ತಾಯಿಯ ಹೆಸರೇನು?
೪. ವಿಶ್ವೇಶ್ವರಯ್ಯನವರ ಗುರುಭಕ್ತಿಯನ್ನು ಮೆಚ್ಚಿಟ್ಟಿದ್ದ ಗುರುಗಳು ಯಾರು?
೫. ಭಾರತ ಸರ್ಕಾರ ವಿಶ್ವೇಶ್ವರಯ್ಯನವರಿಗೆ ಹೊಡಮಾಡಿದ ಅತ್ಯಾನ್ತ ಪ್ರಶಸ್ತಿ ಯಾವುದು?
೬. ವಿಶ್ವೇಶ್ವರಯ್ಯನವರ ವೃಕ್ಷಿತ್ಯದ ವಿಶೇಷತೆಗಳೇನು?
೭. ರಿಂಟಂ ರಲ್ಲಿ ಜನಿಸಿದ ಮಹಾಮರುಷರನ್ನು ಪಟ್ಟಿಮಾಡಿ.
೮. ವಿಶ್ವೇಶ್ವರಯ್ಯನವರು ಜನತೆಗೆ ನೀಡಿದ ಸಂದೇಶವೇನು?

* * * *

ಚಟುವಟಿಕೆಗಳು :

ಇಲ್ಲಿ ನೀಡಿರುವ ಸುಳಿವುಗಳನ್ನು ಆಧರಿಸಿ ವಾಕ್ಯವ್ಯಂದಗಳನ್ನು ರಚಿಸಿ ತಕ್ಕ ಶೀರ್ಷಿಕೆಯನ್ನು ನೀಡಿರಿ.

೧. ಷ್ವತ್ತಿ ವಿಚಾರ

- * ನಿಮ್ಮ ಪ್ರದೇಶದ / ಗ್ರಾಮದ ಪ್ರಸಿದ್ಧ ವ್ಯಕ್ತಿ
- * ಜನನ - ಬಾಲ್ಯ
- * ಶಿಕ್ಷಣ - ಪ್ರಾಥಮಿಕ, ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ
- * ವೃತ್ತಿ ಸಾಧನೆ
- * ಪ್ರಶಸ್ತಿಗಳು
- * ವೃಕ್ಷಿತ್ಯ

೨. ವಿಷಯ ವಿಚಾರ - ಅರೋಗ್ಯ

- * ಅರೋಗ್ಯದ ಅರ್ಥ
- * ಅರೋಗ್ಯದ ಅವಶ್ಯಕತೆ
- * ದೃಷ್ಟಿಕ್ಕೆ ಮತ್ತು ಮಾನಸಿಕ ಅರೋಗ್ಯ
- * ಉತ್ತಮ ಅರೋಗ್ಯಕ್ಕೆ - ಅರೋಗ್ಯಕರ ಅಭ್ಯಾಸಗಳು.



ಚರ್ಚುವಟಿಕೆ :

ಕೆಳಗೆ ನೀಡಿರುವ ಗದ್ಯಭಾಗವನ್ನು ಓದಿ ಬಳಸಲಾದ ಲೇಖನ ಚಿಹ್ನೆಗಳ ಅರ್ಥವನ್ನು ಗ್ರಹಿಸಿರಿ.

“ತರಗೆಲೆಯನ್ನು ಹುಣಿಸುವ ಗಾಳಿ ಒಂಡೆಗಲ್ಲನ್ನು ಏನು ಮಾಡಬಿಲ್ಲದು ಅಣ್ಣಾ? ನಾನು ನಿಮ್ಮಪ್ಪು ತಿಳಿದವಳಳ್ಳ ಆದರೂ ಕಷ್ಟ, ದುಃಖಾಂದ ನಾನು ಹೀಗಾದೆ ಎನ್ನುವವರು ತಮ್ಮ ದೊಭಾರ್ಗ್ಯದ ದೋಷವನ್ನು ಕಂಡವರ ನೆತ್ತಿಯ ಮೇಲೆ ಹೊರಿಸಲೆತ್ತಿಸುವವರು ಎಂದೇ ತೋರುತ್ತದೆ. ಅದು ಹೋಗಲಿ ಬಿಡಿ ಅಣ್ಣಾ, ನೀವಿಲ್ಲಿಗೆ ಒಂದುದು ಈ ಗೋಳು ಕತೆಯನ್ನು ಕೇಜುವ ಸಲುವಾಗಿಯಲ್ಲ, ಬಾಹುಬಲಿಸ್ತ್ವಾಗಿಯ ವಿಗ್ರಹವನ್ನು ನೋಡಲೆಂದು. ಭರತಣ್ಣ ಏನಾದರೂ ಹೇಳಲಿ ವಿಗ್ರಹವನ್ನು ನಾನು ನಿಮಗೆ ತೋರಿಸುತ್ತೇನೆ” ಎಂದಳು ವ್ಯಾದ್ದೆ.

ಈ ಗದ್ಯಭಾಗದಲ್ಲಿ ಬಳಸಲಾದ ಲೇಖನ ಚಿಹ್ನೆಗಳು:

- “ ” ಉದ್ದರಣೆ ಚಿಹ್ನೆ
- . ಪೂರ್ಣಾವಿರಾಮ
- , ಅಲ್ಪಾವಿರಾಮ
- ? ಪ್ರಶ್ನಾರ್ಥಕ ಚಿಹ್ನೆ

ಈ ಕೆಳಗಿನ ವಿಷಯವನ್ನು ಓದಿಕೊಂಡು ಅಗತ್ಯ ಇರುವಲ್ಲಿ ಸೂಕ್ತ ಲೇಖನ ಚಿಹ್ನೆಗಳನ್ನು ನೀಡಿರಿ.

ಒಂದು ಗಳಿಗೆ ಒಂದು ಗಳಿಗೆಯ ಹಿಂದೆ ಭೀತಿಯಲ್ಲಿ ಅರಳಿಯ ಚಿಗುರೆಲೆಯಂತೆ ಕಂಪಿಸಿದ ಈ ಕನ್ನೆ ಈಗ ಹೆಚ್ಚೆ ತುಳಿಸಿಕೊಂಡ ಸರ್ಪಿಣಿಯಂತೆ ಕೆರಳಿ ನಿಂತಿದ್ದಾಳೆ ಈ ಕೊಮುಲ ಕಾಯದಲ್ಲಿ ಲಾವಣ್ಯಲತೆಯಾದ ಹೆಣ್ಣಿನಲ್ಲಿ ನಾನೂ ಹೆದರುವಂತೆ ಮಾಡುವ ಕ್ಷೋಧ ಎಲ್ಲಿ ಹುದುಗಿತ್ತು ಸ್ವಲ್ಪ ಹೊತ್ತಿನ ಹಿಂದೆ ಭೀತಿಯಲ್ಲಿ ಗಟ್ಟಿಯಾಗಿ ಉಸಿರು ಬಿಟ್ಟರೂ ಸಿಡಿದು ಹೋಗುವ ಒಂದು ತೆಳುವಾದ ಗಾಜಿನ ಗೊಂಬೆಯಂತಿದ್ದ ಈ ಬಾಲೆ ಈಗ ಅಪಮಾನ ಜನ್ಮವಾದ ರೋಷದಲ್ಲಿ ಮನಸ್ಸು ಮಾಡಿದರೆ ಈ ಗಳಿಗೆಯಲ್ಲಿ ಜಗತ್ತನ್ನೆಲ್ಲಾ ನುಂಗಬಲ್ಲೆ ಎನ್ನುವ ಕಾಳಿಯಂತೆ ಕಾಣುತ್ತಿದ್ದಾಳೆ ಒಂದು ಗಳಿಗೆಯಲ್ಲಿ ಎಂಧ ಅದ್ಭುತ ಪರಿವರ್ತನೆ.

